ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಸೆಪ್ಟೆಂಬರ್ 15 ಭಾನುವಾರ 2024

ಸಂಪುಟ: 45 | ಸಂಚಿಕೆ: 150 | ಪುಟಗಳು: 12

₹4

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್. ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ ಜಾಹೀರಾತಿಗಾಗಿ–ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com, website: www.mysurumithra.com

ಕೊಲೆ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಬೆಂಗಳೂರು ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ

ಮುನಿರತ್ನ ಬಂಧನ

- ಕೋಲಾರ ಪೊಲೀಸರು ವಶಕ್ಕೆ ಪಡೆದು, ಬೆಂಗಳೂರು ಪೊಲೀಸರಿಗೆ ಹಸ್ತಾಂತರ
- ಬಿಬಿಎಂಪಿ ಗುತ್ತಿಗೆದಾರನಿಗೆ 36 ಲಕ್ಷ ಲಂಚಕ್ಕೆ ಬೇಡಿಕೆ; ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ
- ಎರಡು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು

ಬೆಂಗಳೂರು, ಸೆ.14–ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದಡಿ ಬೆಂಗಳೂರಿನ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಚಿತ್ರ ನಿರ್ಮಾಪಕ ಮುನಿರತ್ನ ಅವರನ್ನು ಬೆಂಗಳೂರು ನಗರ ಪೊಲೀಸರು, ಕೋಲಾರ ಜಿಲ್ಲಾ ಪೊಲೀಸರ ನೆರವಿನೊಂದಿಗೆ ಇಂದು ಸಂಜೆ ಬಂಧಿಸಿದ್ದಾರೆ.

ಮುನಿರತ್ನ ವಿರುದ್ಧ ವೈಯಾಲಿಕಾವಲ್ ಮತ್ತು ಶೇಷಾದ್ರಿಪುರಂ ಠಾಣೆಗಳಲ್ಲಿ ಪ್ರತ್ಯೇಕವಾಗಿ ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ದೂರುಗಳು ದಾಖಲಾಗಿವೆ. ಈ ದೂರುಗಳ ಹಿನ್ನೆಲೆಯಲ್ಲಿ ಮುನಿರತ್ನ ಅವರಿಗೆ ನೋಟಿಸ್ ನೀಡಲು ಪೊಲೀಸರು



ಶಾಸಕ ಮುನಿರತ್ನ ಅವರನ್ನು ಬೆಂಗಳೂರು ನಗರ ಪೊಲೀಸರು ಬಂಧಿಸಿರುವುದು.

ಸಿದ್ಧತೆ ನಡೆಸುತ್ತಿರುವಾಗಲೇ ಅವರು ಆಂಧ್ರ ಪ್ರದೇಶದ ಚಿತ್ತೂರಿನತ್ತ ಪ್ರಯಾಣ ಬೆಳೆಸಿದ್ದಾರೆ ಎಂಬುದು ಪೊಲೀಸರಿಗೆ ಮಾಹಿತಿದಾರರ ಮೂಲಕ ತಿಳಿದು ಬಂದಿದೆ. ಮುನಿರತ್ನ ಅವರ ಮೊಬೈಲ್ ಲೊಕೇಷನ್ ಬೆನ್ನು ಹತ್ತಿದ್ದ ಬೆಂಗಳೂರು ನಗರ ಪೊಲೀಸರು, ಕೋಲಾರ ಜಿಲ್ಲಾ ಪೊಲೀಸರಿಗೆ ಮಾಹಿತಿ ನೀಡಿ, ಸಹಕರಿಸುವಂತೆ ಮನವಿ ಮಾಡಿದ ಮೇರೆಗೆ ಕೋಲಾರ ಜಿಲ್ಲಾ ಪೊಲೀಸರು ಮುಳಬಾಗಿಲು ತಾಲೂಕು ನಂಗಲಿ ಗ್ರಾಮದ ಬಳಿ ಮುನಿರತ್ನ ಅವರ ಕಾರನ್ನು ಅಡ್ಡಗಟ್ಟಿ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂದು ■5ನೇ ಪುಟಕ್ಕೆ

ದಲಿತ ವಿಕಲಚೇತನರ ನಿವೇಶನದಲ್ಲಿ ಸಿದ್ದರಾಮಯ್ಯ ಮನೆ ಕಟ್ಟಿಕೊಂಡರು

ಬೆಂಗಳೂರು, ಸೆ.14–ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ನಿವೇಶನ ಪಡೆದ ಪ್ರಕರಣದಲ್ಲಿ ಇಕ್ಕಟ್ಟಿಗೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಸಿದ್ದರಾಮಯ್ಯನವರು ಉಪ ಮುಖ್ಯಮಂತ್ರಿ ಆಗಿದ್ದ ವೇಳೆ ದಲಿತ ವಿಕಲಚೇತನ ವ್ಯಕ್ತಿಗೆ ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನವನ್ನು ಕಬಳಿಸಿ, ಮನೆ ಕಟ್ಟಿಕೊಂಡರು ಎಂದು ಗಂಭೀರ ಆರೋಪ ಮಾಡಿದರು.

ಬೆಂಗಳೂರಿನ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾದಿಂದ 14 ನಿವೇಶನ ಅಕ್ರಮವಾಗಿ ಪಡೆದಿರುವುದು ಒಂದು ಕಡೆಯಾದರೆ, ತಾವು (ಸಿದ್ದರಾಮಯ್ಯ) ಉಪ ಮುಖ್ಯಮಂತ್ರಿಯಾಗಿದ್ದಾಗ ಯಾರ ಜಾಗದಲ್ಲಿ ಮನೆ ಕಟ್ಟಿದ್ದಿರಿ? ಬೇಕಾ ದಾಖಲೆ ಸಿದ್ದರಾಮಯ್ಯನವರೇ ಎಂದು ಪ್ರಶ್ನಿಸಿದರು.



ಹೆಚ್.ಡಿ.ಕುಮಾರಸ್ವಾಮಿ

ಮುಡಾಗೆ 24 ಸಾವಿರ ರೂ. ಪಾವತಿಸಿ ದಲಿತ ವಿಕಲಚೇತನ ವ್ಯಕ್ತಿ ನಿವೇಶನ ಪಡೆದಿದ್ದರು. ಆದರೆ ಆ ನಿವೇಶನಕ್ಕೆ ಸಾಕಮ್ಮ ಎಂಬುವರ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ನಂತರ ಸಾಕಮ್ಮನವರಿಂದ ತಾವು ಖರೀದಿಸಿದಂತೆ ಮಾಡಿಕೊಂಡು ಸಿದ್ದರಾಮಯ್ಯನವರು ಮನೆ ಕಟ್ಟಿಕೊಂಡರು. ಮುಡಾದಿಂದ ಹಣ ಕೊಟ್ಟು ನಿವೇಶನ ಪಡೆದಿದ್ದ ದಲಿತ ವಿಕಲಚೇತನ ಬಂದು ನೋಡಿದರೆ, ತನ್ನ ನಿವೇಶನದಲ್ಲಿ ಯಾರೋ ಮನೆ ಕಟ್ಟಿಕೊಂಡಿದ್ದಾರೆ ಎಂಬುದು ಆ ನಿಸ್ಸಹಾಯಕನಿಗೆ ಗೊತ್ತಾಯಿತು. ಇದನ್ನು ಜನ ಮರೆತಿರಬಹುದು, ಆದರೆ ಈ ■5ನೇ ಪುಟಕ್ಕೆ

ಮುಡಾ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು



ಬೆಂಗಳೂರು, ಸೆ.14– ಮುಡಾ ಹಗರಣ ಸಂಕಷ್ಟದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮತ್ತೊಂದು ದೂರು ದಾಖಲಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಉದ್ದೇಶಪೂರ್ವಕವಾಗಿ 68 ಕೋಟಿ ರೂ.ಗಿಂತ ಹೆಚ್ಚು ಮೊತ್ತವನ್ನು ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ.

ಬಿಬಿಎಂಪಿಗೆ 68 ಕೋಟಿಗೂ ಅಧಿಕ ವಂಚನೆ ಆರೋಪ

ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವ ಕೆ.ಜೆ.ಜಾರ್ಜ್, ಐಎಎಸ್ ಅಧಿಕಾರಿಗಳಾದ ಎಂ.ಲಕ್ಷ್ಮೀನಾರಾಯಣ, ಪಿ.ಮಣಿವಣ್ಣನ್ ■5ನೇ ಪುಟಕ್ಕೆ

ಕೇಂದ್ರ ಸಚಿವ ವಿ.ಸೋಮಣ್ಣಗೆ ಅಭಿನಂದನೆ...



ಕಾರ್ಯ ನಿಮಿತ್ತ ಮೈಸೂರಿಗೆ ಆಗಮಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಬಸವ ಬಳಗಗಳ ಒಕ್ಕೂಟದ ಮೈಸೂರು ಜಿಲ್ಲಾ ಘಟಕದ ವತಿಯಿಂದ ನೆನಪಿನ ಕಾಣಿಕೆ ನೀಡಿ, ಅಭಿನಂದಿಸಲಾಯಿತು. ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷ ಪ್ರದೀಪ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಕೆ.ಸ್ವಾಮಿ, ಕೋಶಾಧ್ಯಕ್ಷ ಎಚ್.ಎಸ್.ವೀರೇಶ್, ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಹೆಚ್.ಎಸ್.ಬಸವರಾಜು, ಐ ಲೈಫ್ ಅಧ್ಯಕ್ಷ ಮಹದೇವ್ ಪ್ರಸಾದ್ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಮನವಿ ಸಲ್ಲಿಕೆ...



ಕೈಗಾರಿಕಾ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಉದ್ಯೋಗವನ್ನು ಕಲ್ಪಿಸಿ ಎಂದು ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳ ಬಳಗದಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು. ಬಳಗದ ಅಧ್ಯಕ್ಷ ಪ್ರದೀಪ್ ಕೃಷ್ಣೇಗೌಡ, ಸದಸ್ಯರಾದ ಸುಬ್ರಮಣ್ಯ, ಕೃಷ್ಣ, ಕೆ.ಧರ್ಮಪಾಲ್‌ಗೌಡ, ಮೂರ್ತಿ, ಅಜಯ್, ಚಂದ್ರಶೇಖರ್, ನಾಗರಾಜು, ಚೇತನ್, ರಾಮಕೃಷ್ಣ ಇದ್ದರು.

ಸಿದ್ಧ ಸಮಾಧಿ ಯೋಗ ಶಿಬಿರದ ಪರಿಚಯ ಕಾರ್ಯಕ್ರಮ

ಮೈಸೂರು, ಸೆ. 14– ಮೈಸೂರಿನ ಋಷಿ ಸಂಸ್ಕೃತಿ ವಿದ್ಯಾ ಕೇಂದ್ರದ ವತಿಯಿಂದ ಸಿದ್ಧ ಸಮಾಧಿ ಯೋಗ ಶಿಬಿರದ ಉಚಿತ ಪರಿಚಯ ಕಾರ್ಯಕ್ರಮ ಸೆ.16ರಿಂದ 14 ದಿನಗಳ ಸಿದ್ಧ ಸಮಾಧಿ ಯೋಗ ಶಿಬಿರ ಪ್ರಾರಂಭವಾಗಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ಮೊ. 9448458050, 8618762110 ಸಂಪರ್ಕಿಸಬಹುದು.

ನಿಧನ

ಉದಯಕುಮಾರ್ ಸಿಂಗ್



ಮೈಸೂರು,ಸೆ.14–ಮೈಸೂರು ನೈಋತ್ಯ ರೈಲ್ವೆ ಖ್ಯಾತ ಫುಟ್‌ಬಾಲ್ ಆಟಗಾರ, ಹಿರಿಯ ಫುಟ್‌ಬಾಲ್ ರೆಫ್ರಿ ಹಾಗೂ ರೈಲ್ವೆ ನಿವೃತ್ತ ನೌಕರ ಉದಯಕುಮಾರ್ ಸಿಂಗ್ (70) ಶನಿವಾರ ಬೆಳಗ್ಗೆ ರೈಲ್ವೆ ಆಸ್ಪತ್ರೆಯಲ್ಲಿ ನಿಧನರಾದರು. ಮೈಸೂರಿನ ವಿಜಯನಗರ 2ನೇ ಹಂತದ ನಿವಾಸಿಯಾದ ಇವರು ಪತ್ನಿ ಟಿ.ಗೀತಾ ಬಾಯಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ವರ್ಗ ಅಗಲಿದ್ದಾರೆ. ಅಂತ್ಯಕ್ರಿಯೆ ವಿಜಯನಗರದ 4ನೇ ಹಂತದಲ್ಲಿನ ಮುಕ್ತಿಧಾಮದಲ್ಲಿ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸ್ವಾಮಿಗೌಡ



ಶ್ರೀರಂಗಪಟ್ಟಣ ತಾಲೂಕು ನಗುವನಹಳ್ಳಿ ಗ್ರಾಮದ ನಿವಾಸಿ ಸ್ವಾಮಿಗೌಡ (70) ಅವರು ಇಂದು ಬೆಳಗ್ಗೆ ನಿಧನರಾದರು.

ಮೃತರು ಪತ್ನಿ ಪದ್ಮ, ಓರ್ವ ಪುತ್ರ, ಓರ್ವ ಪುತ್ರಿ, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ ನಗುವನಹಳ್ಳಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮುಡಾ ಬ್ರಹ್ಮಾಂಡ ಭ್ರಷ್ಟಾಚಾರದ ಬೆನ್ನ ಹಿಂದೆಯೇ ಮೈಸೂರು ಪಾಲಿಕೆಯಲ್ಲೂ

ನೂರಾರು ಕೋಟಿಯ 10 ಎಕರೆ ಭೂಮಿ ಕಬಳಿಕೆ ಯತ್ನ?

● ಆಕ್ಷೇಪಿಸಿ ದೂರು ಸಲ್ಲಿಸಿದ ಒಂದೇ ದಿನದಲ್ಲಿ ಖಾತೆ ರದ್ದುಗೊಳಿಸುವ ನಿರ್ಧಾರ ● ಮೂಲ ದಾಖಲಾತಿ ಇಲ್ಲದೆಯೂ ಅರ್ಜಿ ಸಲ್ಲಿಸಿದವರಿಗೆ ಖಾತೆ ಮಾಡಿಕೊಡುವ ಪಾಲಿಕೆ ಅಧಿಕಾರಿಗಳ ತರಾತುರಿ ಭಾರೀ ಅನುಮಾನ



ಕೆ.ಎಸ್.ಶಿವರಾಮ್

ಮೈಸೂರು, ಸೆ.14–ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ 50:50 ಅನುಪಾತದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ದೇಶಾದ್ಯಂತ ಸದ್ದು ಮಾಡುತ್ತಿರುವಾಗಲೇ ಮೈಸೂರು ಮಹಾನಗರ ಪಾಲಿಕೆಯ ದಾಖಲೆಗಳಲ್ಲಿ ಆಸ್ತಿಯ ಬಗ್ಗೆ ಯಾವುದೇ ಉಲ್ಲೇಖ ಇಲ್ಲದೇ ಇದ್ದರೂ ಕೇವಲ ಸಾರ್ವಜನಿಕ ಪ್ರಕಟಣೆಗೆ ತಕರಾರು ಬಂದಿಲ್ಲ ಎಂಬ ಒಂದೇ ಕಾರಣವನ್ನು ಮುಂದಿಟ್ಟು ಕೋಟ್ಯಾಂತರ ರೂ. ಮೌಲ್ಯದ 10 ಎಕರೆ ಜಮೀನು ಒಂದೇ ಕುಟುಂಬದ 8 ಮಂದಿಗೆ ಖಾತೆ ಮಾಡಿಕೊಟ್ಟಿರುವ ಪವಾಡ ನಡೆದಿರುವುದು ಬೆಳಕಿಗೆ ಬಂದಿದೆ.

ಎಲ್ಲಾ ದಾಖಲೆಗಳು ಸಮರ್ಪಕವಾಗಿದ್ದರೂ ನಗರ ಪಾಲಿಕೆಯಲ್ಲಿ ಆಸ್ತಿಗೆ ಖಾತೆ ಪಡೆಯಬೇಕಾದರೆ ತಿಂಗಳುಗಟ್ಟಲೆ ಅಲೆದಾಡಬೇಕಾದ ಪರಿಸ್ಥಿತಿ ಇರುವುದು ಮೈಸೂರಿನ ನಾಗರಿಕರಿಗೆ ತಿಳಿದಿರುವ ವಿಚಾರ. ಆದರೆ ನಗರ ಪಾಲಿಕೆಯ ಕಡತಗಳಲ್ಲಿ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಉಲ್ಲೇಖ ಇಲ್ಲದೇ ಇದ್ದರೂ, ಕೇವಲ ಒಂದೇ ತಿಂಗಳಿನಲ್ಲಿ ಕೋಟ್ಯಾಂತರ ರೂ. ಮೌಲ್ಯದ 10 ಎಕರೆ ಜಮೀನು ಖಾತೆಯಾಗುತ್ತದೆ ಎಂದರೆ ಪವಾಡವಲ್ಲವೇ?

ಈ ಪ್ರಕರಣದಲ್ಲಿ ಮತ್ತೊಂದು ತಿರುವೂ ಇದೆ. ಅರ್ಜಿ ಸಲ್ಲಿಸಿದ ಒಂದೇ ತಿಂಗಳಲ್ಲಿ ಖಾತೆಯಾದರೆ, ಅದಕ್ಕೆ ವ್ಯಕ್ತಿಯೋರ್ವರು ಆಕ್ಷೇಪಣೆ ಸಲ್ಲಿಸಿದಾಗ ನಗರ ಪಾಲಿಕೆಯು ಕೇವಲ ಒಂದೇ ದಿನದಲ್ಲಿ ಸದರಿ ಖಾತೆಗಳನ್ನು ರದ್ದುಪಡಿಸುವ ನಿರ್ಧಾರ ಕೈಗೊಂಡ ಮತ್ತೊಂದು ಪವಾಡವೂ ನಡೆದಿದೆ.

ಆಸ್ತಿ ಇರುವುದೆಲ್ಲಿ?: ಈ ಆಸ್ತಿ ಇರುವುದು ಮೈಸೂರಿನ ಜಯಲಕ್ಷ್ಮೀಪುರಂ ವ್ಯಾಪ್ತಿಯ ಕಾಳಿದಾಸ ರಸ್ತೆಯಲ್ಲಿ. ಈ ರಸ್ತೆಯ ಕುವೆಂಪು ಟ್ರಸ್ಟ್‌ಗೆ ಹೊಂದಿಕೊಂಡಂತೆ ಈ ಆಸ್ತಿ ಇದೆ. ಇದರ ಮೌಲ್ಯ ನೂರಾರು ಕೋಟಿ ಎಂದು ಅಂದಾಜಿಸಲಾಗಿದೆ. ಇಂತಹ ಭೂಮಿಯನ್ನೇ ನಗರ ಪಾಲಿಕೆ ಅಧಿಕಾರಿಗಳು ತಮ್ಮ ಕಚೇರಿಯ ದಾಖಲೆಗಳಲ್ಲಿ ಉಲ್ಲೇಖವಿಲ್ಲದಿದ್ದರೂ ಕೇವಲ ಒಂದೇ ತಿಂಗಳಲ್ಲಿ ಖಾತೆ ಮಾಡಿಕೊಟ್ಟಿದ್ದಾರೆ.

ವಿವರ: ಮೈಸೂರಿನ ನಾಚನಹಳ್ಳಿ ಪಾಳ್ಯ ನಿವಾಸಿಗಳಾದ ತುಳಸಮ್ಮ ಹಾಗೂ ಅವರ ಕುಟುಂಬಸ್ಥರು ಜುಲೈ 2ರಂದು ಹಿನಕಲ್ ಗ್ರಾಮ ಸರ್ವೆ ನಂ.155ರಲ್ಲಿನ 10 ಎಕರೆ ಜಮೀನನ್ನು ತಮ್ಮ ಕುಟುಂಬದವರಿಗೆ ಪೌತಿ ಖಾತೆ ಮಾಡಿಕೊಡಬೇಕೆಂದು ಅರ್ಜಿ ಸಲ್ಲಿಸುತ್ತಾರೆ. ಅರ್ಜಿ ಸಲ್ಲಿಕೆಯಾದ ಮರು ದಿನವೇ ಅಂದರೆ ಜುಲೈ 3ರಂದೇ ನಗರ ಪಾಲಿಕೆ ಅಧಿಕಾರಿಗಳು ಈ ಸ್ವತ್ತಿನ ಖಾತೆ ನೋಂದಾಯಿಸಲು ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದರೆ ಸಲ್ಲಿಸಬೇಕೆಂದು ಸಾರ್ವಜನಿಕ ಪ್ರಕಟಣೆ ಹೊರಡಿಸುತ್ತಾರೆ.

ಇದಾದ ಒಂದೇ ತಿಂಗಳಲ್ಲಿ ಈ ಆಸ್ತಿಯ ಖಾತೆ ನೋಂದಾವಣೆಗೆ ಪ್ರಕ್ರಿಯೆ ಆರಂಭವಾಗುತ್ತದೆ. ಸದರಿ ಆಸ್ತಿಗೆ ಸಂಬಂಧಿಸಿದಂತೆ 1963ರ ಆಗಸ್ಟ್ 20ರಂದು ತಹಶೀಲ್ದಾರ್‌ರಿಂದ ಗ್ರಾಂಟ್ ಪಡೆದಿದ್ದು, 1966ರ ಆಗಸ್ಟ್ 20ರಂದು ಭೂ ಪರಿವರ್ತನೆ ಮಾಡಲಾಗಿದೆ. 1988ರ ಜೂನ್ 24ರಂದು ನಗರ ಪಾಲಿಕೆಯಿಂದ ಉತ್ತರ ಪತ್ರ ನೀಡಲಾಗಿದೆ. ಆದರೆ ಇದಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿ ನಗರ ಪಾಲಿಕೆಯಲ್ಲಿ ಇಲ್ಲವೇ ಇಲ್ಲ. ಆದರೂ ಸಾರ್ವಜನಿಕ ಪ್ರಕಟಣೆಗೆ ತಕರಾರು ಬಾರದ ಕಾರಣ 10 ಎಕರೆ ಜಮೀನನ್ನು ನಾಚನಹಳ್ಳಿ ಪಾಳ್ಯದ ತುಳಸಮ್ಮ ಹಾಗೂ ಅವರ ಕುಟುಂಬದವರಾದ ಜಯಲಕ್ಷ್ಮಿ, ಭಾಗ್ಯಮ್ಮ, ಆರ್.ಗಣೇಶ, ಆರ್.ಮಹದೇವ, ಆರ್. ದಿನೇಶ, ಪದ್ಮಾ, ಸುರೇಶ ಸೇರಿದಂತೆ 8 ಮಂದಿ ಹೆಸರಿಗೆ ಜಂಟಿ ಖಾತೆ ಮಾಡಲು ಇದೇ ಆಗಸ್ಟ್ 6ರಂದು ಪಾಲಿಕೆ ಅಧಿಕಾರಿಗಳು ನಿರ್ಧಾರ ಕೈಗೊಂಡು ಇವರಿಗೆ ಜಂಟಿ ಖಾತೆಯನ್ನೂ ಮಾಡಿಕೊಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಕಡತದಲ್ಲಿ ಆಸ್ತಿಗೆ ಸಂಬಂಧಿಸಿದ ಯಾವುದೇ ಮಾಹಿತಿ ತಮ್ಮ ಕಚೇರಿಯಲ್ಲಿ ಇಲ್ಲದಿದ್ದರೂ, ಸಾರ್ವಜನಿಕ ಪ್ರಕಟಣೆಗೆ ತಕರಾರು ಬಾರದ ಕಾರಣ ಈ ಕುಟುಂಬದವರಿಗೆ ಜಂಟಿ ಖಾತೆ ಮಾಡಬಹುದು ಎಂದು ಉಲ್ಲೇಖಿಸಲಾಗಿದೆ.



ಒಂದೇ ದಿನದಲ್ಲಿ ಖಾತೆ ರದ್ಧತಿಗೆ ನಿರ್ಧಾರ: ಈ ಕುಟುಂಬದವರಿಗೆ ಆಗಸ್ಟ್ ತಿಂಗಳಿನಲ್ಲಿ ಕಾಳಿದಾಸ ರಸ್ತೆಯ ಕೋಟ್ಯಾಂತರ ರೂ. ಮೌಲ್ಯದ 10 ಎಕರೆ ಭೂಮಿ ಖಾತೆಯಾದ ಒಂದೇ ತಿಂಗಳಲ್ಲಿ ಕುರುಬಾರಹಳ್ಳಿಯ ಜಯಕುಮಾರ್ ಎಂಬುವರು ಸೆ.5ರಂದು ಖಾತೆ ಅಕ್ರಮವಾಗಿದ್ದು, ಅದನ್ನು ರದ್ದುಪಡಿಸಬೇಕು ಎಂದು ನಗರ ಪಾಲಿಕೆಗೆ ಅರ್ಜಿ ಸಲ್ಲಿಸುತ್ತಾರೆ.

ವಿಚಿತ್ರವೆಂದರೆ ನಗರ ಪಾಲಿಕೆ ಅಧಿಕಾರಿಗಳು ಈಗ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಿ, ತುಳಸಮ್ಮ ಮತ್ತು ಕುಟುಂಬದವರ ಹೆಸರಿನಲ್ಲಿ ಮಾಡಿರುವ ಪೌತಿ ಖಾತೆಯನ್ನು ರದ್ದುಪಡಿಸಲು ಸೆ.6ರಂದೇ ನಿರ್ಧಾರ ಕೈಗೊಂಡಿದ್ದಾರೆ.

ಅದಕ್ಕೆ ಅವರು ನೀಡಿರುವ ಕಾರಣವೆಂದರೆ ಪೌತಿ ಖಾತೆ ವರ್ಗಾವಣೆಗಾಗಿ ಸಲ್ಲಿಸಿದ್ದ ದಾಖಲೆಗಳಂತೆ ಜಿ.ರಾಮಯ್ಯ ಬಿನ್ ಗಿರಿಸ್ವಾಮಿ ಎಂಬುವರಿಗೆ 1963ರ ಆಗಸ್ಟ್ 26ರಂದು ಹಿನಕಲ್ ಸರ್ವೆ ನಂಬರ್ 155ರಲ್ಲಿ 10 ಎಕರೆ ವಿಸ್ತೀರ್ಣದ ಜಾಗಕ್ಕೆ ಫಾರ್ವ್–1, ಗ್ರ್ಯಾಂಟ್ ಸರ್ಟಿಫಿಕೇಟ್ ನೀಡಲಾಗಿದೆ. 1966ರ ಆಗಸ್ಟ್ 20ರಂದು ಭೂ ಪರಿವರ್ತನೆ ಮಾಡಲಾಗಿದೆ. ಈ ದಾಖಲಾತಿಗಳ ನೈಜತೆ ಬಗ್ಗೆ ಸಂಬಂಧಪಟ್ಟ ಇಲಾಖೆಯಿಂದ ದೃಢೀಕರಣ ಪತ್ರಗಳನ್ನು ನೀಡಿರುವ ಬಗ್ಗೆ ಕಂಡು ಬಂದಿಲ್ಲ. ಹೀಗಾಗಿ ಸಕ್ರಮ ಪ್ರಾಧಿಕಾರಗಳಿಂದ ಪರಿಶೀಲನೆ ನಡೆಸುವವರೆಗೂ ಖಾತೆಗಳನ್ನು ರದ್ದುಪಡಿಸಬೇಕು ಎಂದು ನಿರ್ಧರಿಸಲಾಗಿದೆ.

ವಿಚಿತ್ರವೆಂದರೆ ಯಾವುದೇ ಖಾತೆ ಮಾಡುವ ಮುನ್ನ ಅದರ ನೈಜತೆ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ಮಾಡಬೇಕಾಗಿರುವುದು ಅಧಿಕಾರಿಗಳ ಕರ್ತವ್ಯ. ಆದರೆ ನೂರಾರು ಕೋಟಿ ಮೌಲ್ಯದ ಆಸ್ತಿಗೆ ಖಾತೆ ಮಾಡುವಾಗ ಅದಕ್ಕೆ ಸಂಬಂಧಿಸಿದಂತೆ ಪಾಲಿಕೆಯ ಕಡತಗಳಲ್ಲೇ ಯಾವುದೇ ಮಾಹಿತಿ ಲಭ್ಯವಿಲ್ಲದಿದ್ದರೂ, ಕೇವಲ ಸಾರ್ವಜನಿಕ ಪ್ರಕಟಣೆಗೆ ತಕರಾರು ಬಂದಿಲ್ಲ ಎಂಬ ಕಾರಣ ನೀಡಿ, ಒಂದೇ ತಿಂಗಳಿನಲ್ಲಿ ಖಾತೆ ಮಾಡಿಕೊಟ್ಟಿರುವುದರ ಹಿಂದೆ ಅಕ್ರಮ ನಡೆದಿರಬಹುದು ಎಂಬ ಸಂಶಯ ಕಾಣುತ್ತಿದೆ.

ಖಾತೆಗಾಗಿ ತುಳಸಮ್ಮ ಹಾಗೂ ಅವರ ಕುಟುಂಬ ಅರ್ಜಿ ಸಲ್ಲಿಸಿ ತಿಂಗಳಾದ ನಂತರ ಅವರ ಹೆಸರಿಗೆ ಜಂಟಿ ಖಾತೆ ಯಾಗಿದೆ. ಅದೇ ವೇಳೆ ಅದಕ್ಕೆ ಕುರುಬಾರಹಳ್ಳಿಯ ಜಯಕುಮಾರ್ ಆಕ್ಷೇಪ ವ್ಯಕ್ತಪಡಿಸಿ ಅರ್ಜಿ ಸಲ್ಲಿಸಿದ ಮರು ದಿನವೇ ನಗರ ಪಾಲಿಕೆ ಅಧಿಕಾರಿಗಳು ಈ ಆಸ್ತಿಯ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಖಾತೆ ರದ್ಧತಿ ಕೈಗೊಂಡಿದ್ದಾರೆ.

ನಗರ ಪಾಲಿಕೆಯ ಈ ವರ್ತನೆಯ ಬಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಳಿದಾಸ ರಸ್ತೆಯಲ್ಲಿ 10 ಎಕರೆ ಜಮೀನನ್ನು ಕಾನೂನು ಬಾಹಿರವಾಗಿ ಖಾತೆ ಮಾಡಿದ ಹಾಗೂ ಅದೇ ಖಾತೆಗಳನ್ನು ಕೇವಲ ಒಂದೇ ದಿನದಲ್ಲಿ ರದ್ದುಪಡಿಸಲು ತೀರ್ಮಾನ ಕೈಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಲೋಕಾಯುಕ್ತಗೆ ದೂರು ಸಲ್ಲಿಸಲಾಗುವುದು ಎಂದು ಪಾಲಿಕೆ ಆಯುಕ್ತರಿಗೆ ಪತ್ರ ರವಾನಿಸುವುದರ ಜೊತೆಗೆ ಇದರ ಪ್ರತಿಗಳನ್ನು ಕಂದಾಯ ಸಚಿವರು, ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಕಳುಹಿಸಿದ್ದಾರೆ.

ಹಿನಕಲ್ ಸರ್ವೆ ನಂಬರ್ 155ರ ಜಮೀನು 1971ರಿಂದ 2000ದವರೆಗಿನ ದೃಢೀಕೃತ ದಾಖಲೆಗಳಲ್ಲಿ ಸರ್ಕಾರದ ಆಸ್ತಿಯಲ್ಲಿದೆ. ನಂತರ ಸರ್ಕಾರದ ಆದೇಶ ಪಡೆದು ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಹೆಸರನ್ನು ನಮೂದಿಸಲಾಗಿದೆ. ಆದರೆ ಟ್ರಸ್ಟ್‌ನವರು ಈ ಜಮೀನನ್ನು ಅನ್ಯಕ್ರಾಂತ ಮಾಡಿಕೊಂಡಿರುವುದು ಕಂಡು ಬಂದಿಲ್ಲ ಎಂದು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಖಾತೆ ಮಾಡಿಕೊಡಬೇಕೆಂದು ತುಳಸಮ್ಮ ಹಾಗೂ ಕುಟುಂಬದವರು ಸಲ್ಲಿಸಿದ ಅರ್ಜಿಯನ್ನು ಕೂಲಂಕುಷವಾಗಿ ಪರಿಶೀಲಿಸದೇ ದಾಖಲೆಗಳ ನೈಜತೆಯನ್ನು ಸಂಬಂಧಪಟ್ಟ ಇಲಾಖೆಗಳಿಂದ ಖಾತರಿಪಡಿಸಿಕೊಳ್ಳದೇ ಖಾತೆ ಮಾಡಿಕೊಡಲಾಗಿದೆ.

ನಂತರ ಕುರುಬಾರಹಳ್ಳಿಯ ಜಯಕುಮಾರ್ ಎಂಬ ವ್ಯಕ್ತಿ ದಿನಾಂಕವನ್ನು ನಮೂದಿಸದೇ ಖಾತೆ ರದ್ದುಪಡಿಸಿ ಎಂದು ದೂರು ನೀಡಿರುತ್ತಾರೆ. ಆ ವ್ಯಕ್ತಿಯ ದೂರವಾಣಿ ಸಂಖ್ಯೆಯನ್ನೂ ಕೂಡ ನಮೂದಿಸಿಲ್ಲ. ಆತನ ವಿಳಾಸವೂ ಅನುಮಾನದಿಂದ ಕೂಡಿದೆ. ಈ ಅರ್ಜಿ ಆಧಾರದ ಮೇಲೆ ಖಾತೆ ರದ್ದುಪಡಿಸಲು ಹೊರಟಿರುವುದು ಕಾನೂನು ಬಾಹಿರ ಹಾಗೂ ಅನುಮಾನಕ್ಕೆ ಎಡೆ ಮಾಡಿದೆ. ಆಸ್ತಿ ಹಕ್ಕನ್ನು ವರ್ಗಾವಣೆ ಮಾಡುವ ಮೊದಲು ದಾಖಲೆಗಳನ್ನು ಪರಿಶೀಲಿಸದೇ ಆಸ್ತಿ ಹಕ್ಕು ವರ್ಗಾವಣೆ ಮಾಡಿರುವುದು ಘೋರ ಅಪರಾಧ. ನಂತರ ಅನಾಮಧೇಯ ವ್ಯಕ್ತಿಯ ದೂರಿನ ಆಧಾರದ ಮೇಲೆ ಖಾತೆ ರದ್ದುಪಡಿಸಲು ಹೊರಟಿರುವ ಕ್ರಮ ಕೂಡ ಅನುಮಾನದಿಂದ ಕೂಡಿದೆ. ಹೀಗಾಗಿ ಆಸ್ತಿ ಹಕ್ಕು ವರ್ಗಾವಣೆಗೆ ಸಹಕರಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಕೆ.ಎಸ್. ಶಿವರಾಂ ತಮ್ಮ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಮೈಸೂರು ಹಾಗೂ ಸುತ್ತಮುತ್ತ ಇಂದು...

■ **ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ :** ಉಸಿರಾಟದ ಸಮಸ್ಯೆಗಳಿಗೆ ಚಿಕಿತ್ಸಾ ಶಿಬಿರ, ಸ್ಥಳ: ಆಸ್ಪತ್ರೆ ಆವರಣ, ಲಲಿತಾದ್ರಿಪುರ ರಸ್ತೆ, ಬೆಳಗ್ಗೆ 9 ರಿಂದ.

■ **ರಾಮ್‌ಸನ್ಸ್ ಪ್ರತಿಷ್ಠಾನ :** ಬೊಂಬೆ ಮನೆ, ದಸರೆಯ ಬೊಂಬೆ ಪ್ರದರ್ಶನದ 20ನೇ ಅವತರಣಿಕೆ, ಸ್ಥಳ: ರಾಮ್ ಸನ್ಸ್ ಬೊಂಬೆ ಮನೆ, ಆಮ್ರಪಾಲಿ ಸೀರೆ ಮಳಿಗೆಯ ಮೇಲೆ, ನಜರ್‌ಬಾದ್, ಬೆಳಗ್ಗೆ 10ರಿಂದ ಸಂಜೆ 7ರವರೆಗೆ.

■ **ಶ್ರೀ ವಿದ್ಯಾಗಣಪತಿ ದೇವಸ್ಥಾನ, ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಟ್ರಸ್ಟ್ :** 44ನೇ ವರ್ಷದ ಗೌರಿ–ಗಣೇಶ ಹಬ್ಬದ ಪೂಜಾ ಮಹೋತ್ಸವ, ಸ್ಥಳ: ದೇವಸ್ಥಾನ, ವಿನಾಯಕನಗರ.

■ **ಅಂಬಾರಿ ಬಾಯ್ಸ್ :** 10ನೇ ವರ್ಷದ ಗಣಪತಿ ಪೂಜಾ ಮಹೋತ್ಸವ, ಸ್ಥಳ: ಕಾಮಾಟಗೇರಿ, ನಜರ್‌ಬಾದ್.

■ **ಎಸ್.ಪಿವಿಜಿಎಂಸಿ ಟ್ರಸ್ಟ್:** 63ನೇ ಪಾರಂಪರಿಕ ಸಂಗೀತೋತ್ಸವ, ಬೆಳಗ್ಗೆ 8ಕ್ಕೆ ಶ್ರೀ ಗಣಪತಿ ಮತ್ತು ಶ್ರೀ ಭೂ ಸೂಕ್ತ ಹೋಮ, ವೇದ ವಿದ್ವಾಂಸರಿಂದ ಚೆಳ್ಳಕೆರೆ ಸಹೋದರರಿಂದ, ಶ್ರೀ ಶ್ರೀ ಅಭಿನವ ವಾಗೀಶ ಬ್ರಹ್ಮತಂತ್ರ ಸ್ವತಂತ್ರ್ಯ ಪರಕಾಲ ಮಠದ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಮಧ್ಯಾಹ್ನ 12.30ಕ್ಕೆ ಪೂರ್ಣಾಹುತಿ, ಸಂಜೆ 5.30ರಿಂದ ಗಮಕ, ಕಾವ್ಯ: ಕನ್ನಡ ಭಾಗವತ, ವಾಚನ: ವಿದುಷಿ ಸ್ವಾತಿ ಡಿ.ಎನ್., ವ್ಯಾಖ್ಯಾನ: ಶ್ರೀನಿವಾಸ ಫಣಿ, ಸಂಜೆ 6.45ರಿಂದ ವಿದ್ವಾನ್ ಶ್ರುತಿಸಾಗರ್ ಅವರಿಂದ ಕೊಳಲು ವಾದನ, ವಿದುಷಿ ಚಾರುಮತಿ ರಘುರಾಮನ್ –ವಯೋಲಿನ್, ವಿದ್ವಾನ್ ಅನಂತಕೃಷ್ಣನ್–ಮೃದಂಗ, ವಿದ್ವಾನ್ ಸುಂದರ್‌ಕುಮಾರ್–ಖಂಜಿರಾ, ಸ್ಥಳ: ಎಸ್‌ಪಿವಿಜಿಎಂಸಿ ಟ್ರಸ್ಟ್, 8ನೇ ಕ್ರಾಸ್, ವಿ.ವಿ. ಮೊಹಲ್ಲಾ.

■ **ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮ:** ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿಯವರ 21ನೇ ಚಾತುರ್ಮಾಸ್ಯ ವ್ರತದೀಕ್ಷಾ ಮಹೋತ್ಸವ, ಕ್ರಿಯಾಯೋಗ ತರಗತಿಗಳು, ಶ್ರೀ ಸಂತಾನಗೋಪಾಲ ಯಾಗ, ಸ್ಥಳ: ಆಶ್ರಮದ ಆವರಣ.

■ **ಗೋಪಾಲಸ್ವಾಮಿ ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆ:** ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ಶಿಕ್ಷಕರಿಗೆ ಅಂತರಶಾಲಾ ಸ್ಪರ್ಧೆಗಳು, ಅಧ್ಯಕ್ಷತೆ: ಶಿಶುವಿಹಾರ ಅಧ್ಯಕ್ಷ ಡಾ.ಎ.ಎಸ್.ಚಂದ್ರಶೇಖರ್, ಮುಖ್ಯ ಅತಿಥಿಗಳು: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಟಿ.ಜವರೇಗೌಡ, ಅತಿಥಿಗಳು: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು, ಎನ್.ಆರ್.ಮಂಜುನಾಥ, ಎಸ್.ರಾಮ್ ಪ್ರಸಾದ್, ಪ್ರಭ, ಚಂದನ್‌ಕುಮಾರ್, ಸ್ಥಳ: ಗೋಪಾಲಸ್ವಾಮಿ ಶಿಶುವಿಹಾರ ಪ್ರೌಢಶಾಲೆ, ಬೆಳಗ್ಗೆ 9.30ರಿಂದ.

■ **ದಿ ಮೈಸೂರು ಸಿಟಿ ಶ್ರೀ ಶಿವಛತ್ರಪತಿ ಕೋ ಆಪರೇಟಿವ್ ಸೊಸೈಟಿ:** ವಾರ್ಷಿಕ ಮಹಾಸಭೆ, ಅಧ್ಯಕ್ಷತೆ: ಸಂಘದ ಅಧ್ಯಕ್ಷ ಕೆ.ನಾಗೇಂದ್ರರಾವ್, ಸ್ಥಳ: ಶ್ರೀ ಲೋಕಾಭಿರಾಮ ಸಮುದಾಯ ಭವನ, ಬೆಳಗ್ಗೆ 10ಕ್ಕೆ.

■ **ಅಭಿರುಚಿ ಬಳಗ, ಅನುಭವಗಳ ಹಂಚಿಕೆ ವೇದಿಕೆ :** ಶ್ರೀಮತಿ ಪಿ. ಕಾತ್ಯಾಯಿನಿಯವರ 'ಸಂಪ್ರಾಪ್ತಿ' ಪ್ರಥಮ ಕವನ ಸಂಕಲನ ಬಿಡುಗಡೆ ಸಮಾರಂಭ, ಉದ್ಘಾಟನೆ: ಸಾಹಿತಿ ಪ್ರೊ.ಎಸ್.ಶಿವರಾಜಪ್ಪ, ಪುಸ್ತಕ ಲೋಕಾರ್ಪಣೆ: ಯಳಂದೂರಿನ ಕವಿಗಳಾದ ಮದ್ದೂರು ದೊರೆಸ್ವಾಮಿ, ಅಧ್ಯಕ್ಷತೆ: ಅಭಿರುಚಿ ಬಳಗದ ಸಂಸ್ಥಾಪಕ ಅಧ್ಯಕ್ಷ ಎನ್.ವ್ಹಿ.ರಮೇಶ್, ಮುಖ್ಯ ಅತಿಥಿಗಳು: ಸಾಹಿತಿ ಬಾಳಗುಣಸೆ ಮಂಜುನಾಥ್, ಉಪಸ್ಥಿತರು: ಲೇಖಕಿ ಪಿ. ಕಾತ್ಯಾಯಿನಿ, ಮೈಸೂರಿನ ಕುಮಾರಿ ಚೂಡಾಮಣಿ ಅವರಿಂದ ವಚನ ಗಾಯನ, ನಂತರ ಆಹ್ವಾನಿತ ಕವಿಗಳಿಂದ ಕವಿಗೋಷ್ಠಿ, ಅಧ್ಯಕ್ಷತೆ ಭೇರ್ಯ ರಾಮ್‌ಕುಮಾರ್, ಸ್ಥಳ: ನಮನ ಕಲಾ ಮಂಟಪ, ಕೃಷ್ಣಮೂರ್ತಿಪುರಂ, ಬೆಳಗ್ಗೆ 10ಕ್ಕೆ



ಇಂದಿನ ಪಂಚಾಂಗ

15.09.2024 ಭಾನುವಾರ, ಮಳೆ ನಕ್ಷತ್ರ: ಉತ್ತರಾ, 13.09.2024ರಿಂದ 26.09.2024 ಕ್ರೋಧಿನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ತಿಥಿ: ದ್ವಾದಶಿ, ನಕ್ಷತ್ರ: ಶ್ರವಣ, ರಾಹುಕಾಲ: ಸಂಜೆ 4.30ರಿಂದ 6ರವರೆಗೆ

■ **ಶ್ರೀ ಕೃಷ್ಣರಾಜೇಂದ್ರ ಸಹಕಾರ ಬ್ಯಾಂಕ್:** ಹಿರಿಯ ಸಹಕಾರಿಗಳಿಗೆ ಸನ್ಮಾನ ಸಮಾರಂಭ, ಸಾನ್ನಿಧ್ಯ: ಶ್ರೀ ಕುಂದೂರು ಮಠದ ಅಧ್ಯಕ್ಷ ಡಾ.ಶರತ್‌ಚಂದ್ರ ಸ್ವಾಮೀಜಿ, ಉದ್ಘಾಟನೆ: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಅಧ್ಯಕ್ಷತೆ: ಸಂಸದ ಸುನೀಲ್ ಬೋಸ್, ಮುಖ್ಯ ಅತಿಥಿಗಳು: ಶಾಸಕ ಜಿ.ಡಿ.ಹರೀಶ್‌ಗೌಡ, ಸಹಕಾರ ರತ್ನ ಪ್ರಶಸ್ತಿ ಸನ್ಮಾನಿತರು: ಕೆ.ವಿ.ನರಸಿಂಹ ಶೆಟ್ಟಿ, ಬಿ.ಪುಟ್ಟಸ್ವಾಮಿ, ಎಸ್.ಬಿ.ವಿಜಯಕುಮಾರ್, ಎಸ್.ಸದಾನಂದ, ಎಂ.ಕೆ.ಪುಟ್ಟಸ್ವಾಮಿ, ಸಿದ್ದರಾಜು, ಪಿ.ಸಿ.ನಾಗರಾಜನ್, ಕೆ.ಎಲ್.ಅನಂತರಾಮನ್, ಎನ್.ನಾಗರಾಜು, ಡಿ.ರಾಮು, ಜಿ.ಕೃಷ್ಣ, ಕೆ.ಚಂದ್ರ, ಚನ್ನಯ್ಯ, ಬಾಲಂಬ, ಕು.ಕಾತ್ಯಾಯಿನಿ, ಜಯಲಕ್ಷ್ಮಿ, ಸೀತಾಲಕ್ಷ್ಮಿ, ಸುಶೀಲಮ್ಮ, ಆಶಾಕುಮಾರಿ, ಕೆ.ಎಸ್.ಸುನಂದ, ಸ್ಥಳ: ಮಹಾರಾಜ ಕಾಲೇಜು ಶತಮಾನೋತ್ಸವ ಭವನ, ಬೆಳಗ್ಗೆ 10.30ಕ್ಕೆ.

■ **ಡಿವಿಜಿ ಬಳಗ ಪ್ರತಿಷ್ಠಾನ:** ಡಿವಿಜಿ ಪ್ರಶಸ್ತಿ ಪ್ರದಾನ ಸಮಾರಂಭ, ಅಧ್ಯಕ್ಷತೆ: ಕವಿ ಕೆ.ಸಿ.ಶಿವಪ್ಪ, ಡಿವಿಜಿ ಪ್ರಶಸ್ತಿ ಪುರಸ್ಕೃತರು: ಸಾಹಿತಿ ಸತ್ಯೇಶ್ ಎನ್.ಬೆಳ್ಳೂರ್, ಮುಖ್ಯ ಅತಿಥಿಗಳು: ಶಿಕ್ಷಣ ತಜ್ಞ ಡಾ.ಗುರುರಾಜ ಕರಜಗಿ, ಉಪಸ್ಥಿತರು: ಡಿವಿಜಿ ಬಳಗ ಪ್ರತಿಷ್ಠಾನ ಸಂಚಾಲಕ ಸಿ. ಕನಕರಾಜು, ಸ್ಥಳ: ಶಾರದಾ ವಿಲಾಸ ಶತಮಾನೋತ್ಸವ ಭವನ, ಕೃಷ್ಣಮೂರ್ತಿಪುರಂ, ಬೆಳಗ್ಗೆ 10.30ಕ್ಕೆ.

■ **ಜಿಲ್ಲಾ ಬ್ರಾಹ್ಮಣ ಮಹಾಸಭಾ, ದತ್ತ ಸೇನೆ ಹಾಗೂ ಮೈಸೂರು ನಾಗರಿಕರು:** ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಗೆ ಗುರುವಂದನಾ ಕಾರ್ಯಕ್ರಮ, ವಿದ್ವಾನ್ ಪಾವಗಡ ಪ್ರಕಾಶ್‌ರಾವ್ ಅವರಿಂದ ಶ್ರೀ ದತ್ತಾತ್ರೇಯರನ್ನು ಕುರಿತು ಪ್ರವಚನ, ಮುಖ್ಯ ಅತಿಥಿಗಳು: ಕನ್ನಡ ಪ್ರಭ ಸಂಪಾದಕ ರವಿ ಹೆಗಡೆ, ಶಾಸಕ ಟಿ.ಎಸ್. ಶ್ರೀವತ್ಸ, ಶಾಶ್ವತಿ ಧಾರ್ಮಿಕ ಕ್ರಿಯಾ ಸಮಿತಿ ಅಧ್ಯಕ್ಷ ಡಾ.ಭಾನುಪ್ರಕಾಶ್ ಶರ್ಮ, ಉದ್ಯಮಿ ಮಹೇಶ್ ಶೆಣೈ, ಸಮಾಜ ಸೇವಕ ಡಾ.ಕೆ.ರಘುರಾಂ ವಾಜಪೇಯಿ, ಸ್ಥಳ: ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮ, ಬೆಳಗ್ಗೆ 10.30ಕ್ಕೆ

■ **ಬಿಆರ್‌ಎಸ್ ಸೌಹಾರ್ದ ಕೋ ಆಪರೇಟಿವ್ ಲಿಮಿಟೆಡ್, ದಲಿತ ಸಂಘಟನೆ ಒಕ್ಕೂಟ:** ವಾರ್ಷಿಕ ಮಹಾಸಭೆ, ವಿಜಯ ಪ್ರೌಢಶಾಲೆ ಆವರಣ, ಹಿನಕಲ್, ಬೆಳಗ್ಗೆ 10.30ಕ್ಕೆ

ಮೈಸೂರು ಆಕಾಶವಾಣಿ



ಬೆಳಗ್ಗೆ: 6.10 ಚಿಂತನ–ಎ.ಎನ್.ನಾಗರಳ್ಳಿ, 6.15 ಗೀತಾರಾಧನ, 6.35 ಮತ್ತು ಸಂಜೆ 6.10 ಸಿನೆಮಾ ಯಾನ–ಕನ್ನಡ ಕಲಾತ್ಮಕ ಚಿತ್ರಗಳ ಪರಿಚಯ ಮಾಲಿಕೆ, ಪ್ರಸ್ತುತಿ: ಶ್ರೀನಿವಾಸ್ ಪ್ರಸಾದ್, 6.40 ಅರಿವಿನ ಶಿಖರ : ಸರ್ವಜ್ಞನ ತ್ರಿಪದಿಗಳನ್ನಾಧರಿಸಿದ ಬಾನುಲಿ ಸರಣಿ, ಗಾಯನ: ಎ.ಎನ್. ಶೀಲಾ, ಎ.ಎಸ್.ನಾಗಲಕ್ಷ್ಮೀ, ವ್ಯಾಖ್ಯಾನ: ಪ್ರೊ.ಮೈಸೂರು ಕೃಷ್ಣಮೂರ್ತಿ, 6.50 ರೈತರಿಗೆ ಸಲಹೆ, 7.15 ಸಮಗ್ರ ವಿಕಾಸಕ್ಕಾಗಿ ದಿಟ್ಟ ಹೆಜ್ಜೆ ಪ್ರಾಯೋಜಿತ ಕಾರ್ಯಕ್ರಮ, ಪ್ರಾಯೋಜಕರು: ವಿಕಾಸ ಅಕಾಡೆಮಿ, ಕಲಬುರ್ಗಿ, 8.30 ಕನ್ನಡ ಚಿತ್ರಗೀತೆಗಳು, 9.05 ಮಕ್ಕಳ ಕ್ಯಾನ್ಸರ್ ಜಾಗೃತಿ ಕುರಿತು ಪ್ರಾಯೋಜಿತ ಕಾರ್ಯಕ್ರಮ, ಪ್ರಾಯೋಜಕರು: ಇಂಡಿಯನ್ ಕ್ಯಾನ್ಸರ್ ಕೇರ್ ಸೊಸೈಟಿ, 9.40 ನಮ್ಮ ಆರೋಗ್ಯ ಕಾರ್ಯಕ್ರಮ: 'ಪ್ರಿ ವೆಡ್ಡಿಂಗ್ ಸ್ಮೈಲ್ ಮೇಕ್ ಓವರ್' ಕುರಿತು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ದಂತ ಆರೋಗ್ಯಾಧಿಕಾರಿ ಡಾ.ಸ್ಮಿತಾ. ಜೆ.ಡಿ ಅವರೊಂದಿಗೆ ಮಾತುಕತೆ. ಇವರೊಂದಿಗೆ ಭಾಗವಹಿಸುತ್ತಾರೆ: ಬೇದ್ರೆ ಮಂಜುನಾಥ್, 10.00 ಕೇಳಿಗಿಳಿ ಗಳೇ: ಕಥೆ ಹೇಳ್ತೀಯೋ ಹಾಡು ಹೇಳ್ತೀಯೋ ನೇರ ಫೋನ್ ಇನ್ ಕಾರ್ಯಕ್ರಮ, 10.30 ಮಕ್ಕಳ ಮಂಟಪ: ಪ್ರತಿಭಾ ಪಲ್ಲವ ಅನಿವಾಸಿ ಭಾರತೀಯ ಹಾಡುವ ಪ್ರತಿಭೆ ಗಾನವಿ. ಆರ್ ಪರಿಚಯ. ಪ್ರಸ್ತುತಿ: ಎಂ.ಎಸ್.ಭಾರತಿ, 1.00 ನಿಮ್ಮೊಂದಿಗೆ ಆಕಾಶವಾಣಿಯಲ್ಲಿ ಮಿಶ್ರ ಮಾಧುರ್ಯ **ಮಧ್ಯಾಹ್ನ:** 12.05 ವನಿತಾ ವಿಹಾರ–ಸೃಷ್ಟಿ ಮಹಿಳಾ ಸಂಘದ ಸದಸ್ಯರಿಂದ ಕಾರ್ಯಕ್ರಮ ವೈವಿಧ್ಯ, 12.30 ದೇವರನಾಮ–ಶ್ರುತಿರಂಜನಿ. ಎಂ.ಟಿ, 12.45 ಜನಪದ ಸಂಗೀತ–ಕಯ್ಯಂಬಳ್ಳಿ ಇಂದಿರಮ್ಮ ಮತ್ತು ಸಂಗಡಿಗರಿಂದ ಮನೆಯಮ್ಮ ಹಾಡು, 1.20 ಭಾವಗೀತೆಗಳು–ಬಿ.ಆರ್. ಛಾಯಾ, 2.40 ಕನ್ನಡ ಚಲನಚಿತ್ರ ಧ್ವನಿವಾಹಿನಿ–ಪುಂಡ ಪ್ರಚಂಡ, 3.40 ಸಿರಿಗನ್ನಡಂ ಗೆಲ್ಗೆ, ಪ್ರಸ್ತುತಿ: ಜಿ.ಕೆ.ರವೀಂದ್ರ ಕುಮಾರ್, 3.45 ಯಕ್ಷಗಾನ–ತಾಳಮದ್ದಲೆ, ಪ್ರಸಂಗ–ಹರಿದರ್ಶನ, ಪ್ರಸ್ತುತಿ–ಕಾಸರಗೋಡು ಬದಿಯಡ್ಕದ ರಂಗಸಿರಿ ಸಾಂಸ್ಕೃತಿಕ ವೇದಿಕೆಯ ಸದಸ್ಯರು, 4.45 ಚಿತ್ರಗೀತೆಗಳು, 6.51 ಕೃಷಿರಂಗ: ತೋರಣ ಹೂರಣ–ಸಾಪ್ತಾಹಿಕ ಸರಣಿ ಕಾರ್ಯಕ್ರಮ, ಪ್ರಸ್ತುತಿ: ಎನ್.ಕೇಶವಮೂರ್ತಿ, ಆರ್.ಲೋಕೇಶ್ವರಿ, ಡಾ.ಮೈಸೂರು ಉಮೇಶ್, ಕೃಷಿಲೋಕ, ಕೃಷಿದರ್ಪಣ–ವಾರದ ಕೃಷಿರಂಗ–ಕಿಸಾನ್‌ವಾಣಿ ಕಾರ್ಯಕ್ರಮಗಳ ಮುನ್ನೋಟ, ಪ್ರಸ್ತುತಿ: ಆರ್.ಲೋಕೇಶ್ವರಿ, 7.45 Talk in Kannada: ಆಲೂರು ದೊಡ್ಡನಿಂಗಪ್ಪ ಅವರಿಂದ ಭಾಷಣ, ವಿಷಯ: ಅನುಭವ ಮತ್ತು ಸಾಹಿತ್ಯ, 8.00 ಹಾದಿಯಲ್ಲಿ ಕಂಡ ಮುಖ– ಬಾನುಲಿ ಸರಣಿ ವಿಶೇಷಚೇತನ ಕಲಾವಿದ ಕೊಡಗಿನ ಮಾಧವ ಚೆಂಬು ಹಾಗೂ ಮೈಸೂರಿನ ರಂಗಸ್ವಾಮಿ ಅವರೊಂದಿಗೆ ಸಂವಾದ. ಪ್ರಸ್ತುತಿ: ಅಬ್ದುಲ್ ರಶೀದ್, 9.15 ರಂಗಗೀತೆಗಳು–ಬಿ. ಭಾಗ್ಯಮ್ಮ, 9.30 ರಾಷ್ಟ್ರೀಯ ನಾಟಕ: ಪ್ರತೀಕ್ಷೆ, ಲೇಖಕಿ–ರೇಣು ಶ್ರೀವಾಸ್ತವ ಜೌಹರಿ, ಕನ್ನಡ ಅನುವಾದ–ಸತ್ಯಲಕ್ಷ್ಮಿ, ನಿರ್ದೇಶನ–ಕೆ.ಎಲ್.ರಾಜೇಶ್ವರಿ, 10.00 ರವಿವಾರದ ಅಖಿಲ ಭಾರತ ಸಂಗೀತ ಸಭೆ, ರಮಾ ರಂಗನಾಥ್–ಹಾಡುಗಾರಿಕೆ

■ **ಸ್ನೇಹನಿಧಿ ಪತ್ತಿನ ಸಹಕಾರ ಸಂಘ:** ವಾರ್ಷಿಕ ಮಹಾಸಭೆ, ಅಧ್ಯಕ್ಷತೆ : ಸಂಘದ ಅಧ್ಯಕ್ಷ ಚಲುವಯ್ಯ, ಸ್ಥಳ: ಸಂಘದ ಆವರಣ, ಬೆಳಗ್ಗೆ 11ಕ್ಕೆ.

■ **ಸಾಕ್ಷರತೆ ಆರೋಗ್ಯ, ಸಾಂಸ್ಕೃತಿಕ ಅಭಿವೃದ್ಧಿ ಸಂಸ್ಥೆ :** ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಸನ್ಮಾನ ಸಮಾರಂಭ, ಉಪಸ್ಥಿತರು : ಶಾಸಕ ತನ್ವೀರ್ ಸೇಠ್, ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಸ್ಥಳ: ಐಡಿಯಲ್ ಜಾವಾ ರೋಟರಿ ಸಭಾಂಗಣ, ಜೆಎಲ್‌ಬಿ ರಸ್ತೆ, ಬೆಳಗ್ಗೆ 11ಕ್ಕೆ.

■ **ಶ್ರೀ ಯೋಗಿ ನಾರಾಯಣ ಸಹಕಾರ ಸಂಘ:** ವಾರ್ಷಿಕ ಮಹಾಸಭೆ, ಅಧ್ಯಕ್ಷತೆ: ಸಂಘದ ಅಧ್ಯಕ್ಷ ಕೆ.ಸುಬ್ಬಯ್ಯ, ಸ್ಥಳ: ರೋಟರಿ ಸ್ಕೂಲ್ ಮಾಧವ ಶೆಣೈ ಹಾಲ್, ಬೆಳಗ್ಗೆ 11ಕ್ಕೆ.

■ **ಶ್ರೀ ಬನಶಂಕರಿ ಪತ್ತಿನ ಸಹಕಾರ ಸಂಘ:** ವಾರ್ಷಿಕ ಸರ್ವ ಸದಸ್ಯರ ಸಭೆ, ಅಧ್ಯಕ್ಷತೆ: ಸಂಘದ ಅಧ್ಯಕ್ಷ ಎ.ಯೋಗೇಶ್ ಕುಮಾರ್, ಸ್ಥಳ: ರಾಮಲಿಂಗ ಚೌಡೇಶ್ವರಿ ದೇವಸ್ಥಾನ, ಕಾಳಮ್ಮನಗುಡಿ ಬೀದಿ, ಬೆಳಗ್ಗೆ 11ಕ್ಕೆ.

■ **ಅರಸು ಮಂಡಳಿ ಸಹಕಾರ ಸಂಘ ನಿಯಮಿತ :** ವಾರ್ಷಿಕ ಮಹಾಸಭೆ, ಅಧ್ಯಕ್ಷತೆ: ಸಂಘದ ಅಧ್ಯಕ್ಷ ಎ.ಆರ್. ಮಲ್ಲರಾಜೇ ಅರಸ್, ಸ್ಥಳ: ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಮುದಾಯ ಭವನ, ಬೆಳಗ್ಗೆ 11ಕ್ಕೆ.

■ **ಉತ್ತರ ಕನ್ನಡ ಜಿಲ್ಲಾ ಸಾಂಸ್ಕೃತಿಕ ಸಂಘ:** ಚಿಟ್ಪಾಣಿಯಕ್ಷ ವೈಭವದ ಸಮಾರೋಪ ಸಮಾರಂಭ, ಉಪಸ್ಥಿತರು: ಸಂಸ್ಕೃತ ವಿದ್ವಾಂಸರಾದ ಡಾ.ಗುರುಪಾದ ಹೆಗಡೆ, ಬೆಂಗಳೂರು ಉತ್ತರ ವಿವಿ ಕುಲಪತಿ ಡಾ.ನಿರಂಜನ ವಾನಳ್ಳಿ, ಜಿ.ಎಂ.ಹೆಗಡೆ, ನೀಲಾಂಜನ ಮಹೇಶ್ ಪ್ರಸಾದ್ ಹೋಟೆಲ್‌ನ ಪ್ರಕಾಶ್ ಶೆಟ್ಟಿ, ಸ್ಥಳ: ಯೋಗ ಸಂಸ್ಕೃತಿ ಭವನ (ಸಂಘದ ಆವರಣ), ಬೆಳಗ್ಗೆ 11ಕ್ಕೆ.

■ **ಮೈಸೂರು ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ, ಕಬೀರ್ ಪ್ರಕಾಶನ :** ಶಿಕ್ಷಕರ ದಿನಾಚರಣೆ ಪ್ರಯುಕ್ತ ಮೊಹಮ್ಮದ್ ಹುಮಾಯೂನ್ ಎನ್. ಅವರ ಭಾವದಿಂಚರ ಚೊಚ್ಚಲ ಕವನ ಸಂಕಲನ ಲೋಕಾರ್ಪಣೆ, ಚುಟುಕು ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ, ಉದ್ಘಾಟನೆ: ಬಿ.ಎಸ್.ಅಪರಂಜಿ, ಅಧ್ಯಕ್ಷತೆ: ಮೈಸೂರು ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಎಂ.ಬಿ.ಸಂತೋಷ್, ಉಪಸ್ಥಿತರು: ಬಿ.ರವೀಶ್‌ಕುಮಾರ್, ಕೃತಿ ಪರಿಚಯ: ಕವಯಿತ್ರಿ ಬಿ.ಶೋಭಾ, ಉಪಸ್ಥಿತರು: ಮೊಹಮ್ಮದ್ ಹುಮಾ ಯೂನ್, ಸಿ.ವಾಣಿ ರಾಘವೇಂದ್ರ, ಸ್ಥಳ: ಐಡಿಯಲ್ ಜಾವಾ ರೋಟರಿ ಶಾಲೆ ಆವರಣ, ಜೆಎಲ್‌ಬಿ ರಸ್ತೆ, ಸಂಜೆ 4ಕ್ಕೆ.

■ **ದಿ ಅನಾಥಾಲಯ:** ವೃದ್ಧ ಪಿತಾಮಹ ದಯಾಸಾಗರ ಎಂ.ವೆಂಕಟಕೃಷ್ಣಯ್ಯನವರ 180ನೇ ಜಯಂತ್ಯುತ್ಸವ, ಎಂ.ವೆಂಕಟಕೃಷ್ಣಯ್ಯ ಪ್ರಶಸ್ತಿ ಮತ್ತು ತಾತಯ್ಯಶ್ರೀ ಫಲಾನುಭವಿ ಸಾಧಕ ಪ್ರಶಸ್ತಿ ಪ್ರದಾನ ಸಮಾರಂಭ, ಅಧ್ಯಕ್ಷತೆ: ಅನಾಥಾಲಯ ಅಧ್ಯಕ್ಷ ಸಿ.ವಿ.ಗೋಪಿನಾಥ್, ವಿಶೇಷ ಅತಿಥಿಗಳು: ಪಬ್ಲಿಕ್ ಟಿವಿ ಛೇರ್ಮನ್ ಹೆಚ್.ಆರ್.ರಂಗನಾಥ್, ದಿಕ್ಸೂಚಿ ಭಾಷಣ: ಗದಗದ ರಾಮಕೃಷ್ಣ–ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ನಿರ್ಭಯಾನಂದ ಸರಸ್ವತಿ, ಪ್ರಶಸ್ತಿ ಪುರಸ್ಕೃತರು: ಹಿರಿಯ ಸಂಶೋಧಕ ವಿಜ್ಞಾನಿ ಡಾ.ಹೆಚ್.ಸಿ.ಮೃತ್ಯುಂಜಯ, ಮರಳು ಕಲೆ ಕಲಾವಿದ ರಾಘವೇಂದ್ರ ಹೆಗ್ಡೆ, ಸ್ಥಳ: ತಾತಯ್ಯನವರ ಅನಾಥಾಲಯ ಆವರಣ, ನಾರಾಯಣಶಾಸ್ತ್ರಿ ರಸ್ತೆ, ಸಂಜೆ 4ಕ್ಕೆ

■ **ವಿಶ್ವೇಶ್ವರಯ್ಯ ಡೆವಲಪ್‌ಮೆಂಟ್ ಆರ್ಗನೈಜೇಷನ್:** ಕರುನಾಡ ಅಭಿಯಂತರ ಹಾಗೂ ಪ್ರಬುದ್ಧ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ, ವಿಡಿಒ ಟೆಕ್ನೋ ಲೈಟ್ ಡೇ, ಪುಸ್ತಕಗಳ ಬಿಡುಗಡೆ ಸಮಾರಂಭ, ಸಾನ್ನಿಧ್ಯ: ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಉದ್ಘಾಟನೆ: ಎಂ.ವಿ.ರೂಪ, ಅಧ್ಯಕ್ಷತೆ: ಲೋಕೋಪಯೋಗಿ ಇಲಾಖೆ ನಿವೃತ್ತ ಮುಖ್ಯ ಇಂಜಿನಿಯರ್ ಟಿ.ಆರ್.ಶಿವರಾಮು, ಪುಸ್ತಕ ಬಿಡುಗಡೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ, ಪುಸ್ತಕ ಕುರಿತು: ಎಸ್.ಜೆ. ಚನ್ನಬಸಪ್ಪ, ಸ್ಮರಣ ಸಂಚಿಕೆ ಬಿಡುಗಡೆ: ಎನ್. ಲಕ್ಷ್ಮಣ್‌ರಾವ್ ಪೇಶ್ವೆ, ಪ್ರಶಸ್ತಿ ಪ್ರದಾನ: ಮಂಜುನಾಥ್ ಪ್ರಸಾದ್, ಎನ್. ಕೇಶವಮೂರ್ತಿ, ಸ್ಥಳ: ಕಲಾಮಂದಿರ, ಸಂಜೆ 4ಕ್ಕೆ.

■ **ಮೈಸೂರು ವೀರಶೈವ ಸಜ್ಜನ ಸಂಘ:** 49ನೇ ವರ್ಷದ ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಸ್ವಾಮಿಯ ಪೂಜಾ ಮಹೋತ್ಸವದ ಅಂಗವಾಗಿ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಮುಖ್ಯ ಅತಿಥಿಗಳು: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು, ಭಾಷಣಕಾರರು: ಜೆಎಸ್‌ಎಸ್ ಮಹಿಳಾ ಕಾಲೇಜು ಅಧ್ಯಾಪಕ ಹೆಚ್.ಎಸ್. ಮಲ್ಲಿಕಾರ್ಜುನಸ್ವಾಮಿ, ಅಧ್ಯಕ್ಷತೆ: ವೀರಶೈವ ಸಜ್ಜನ ಸಂಘದ ಅಧ್ಯಕ್ಷ ಎಂ.ಟಿ.ಮಲ್ಲಿಕಾರ್ಜುನ್, ಸಾಧಕರಿಗೆ ಸನ್ಮಾನ: ಎಂ.ಎಸ್.ಯಶ್ವಂತ್, ಎಂ.ಪಿ.ನಾಗರಾಜ್, ಹಿರಿಯ ಸದಸ್ಯರಿಗೆ ಸನ್ಮಾನ: ಪಿ.ಶಿವಾನಂದ, ಜಿ.ಕೆ. ನಂಜುಂಡಪ್ಪ, ಮಧ್ಯಾಹ್ನ 12ಕ್ಕೆ ಪ್ರಸಾದ ವಿನಿಯೋಗ, ಸಂಜೆ 4ಕ್ಕೆ ಸ್ವರ್ಣಗೌರಿ ಹಾಗೂ ವಿನಾಯಕ ಸ್ವಾಮಿ ಮೆರವಣಿಗೆ, ಸ್ಥಳ: ಕಂಠಿ ಮಲ್ಲಣ್ಣನವರ ಕಲ್ಯಾಣ ಮಂದಿರ, ಕಬೀರ್ ರಸ್ತೆ

■ **ಗಾನ ಲಹರಿ :** ಗಾಜನೂರಿನ ರಾಜರು ಕಾರ್ಯಕ್ರಮ, ಡಾ. ರಾಜಕುಮಾರ್ ಹಾಗೂ ಅವರ ಮಕ್ಕಳ ಚಲನಚಿತ್ರ ಗೀತೆಗಳ ರಸ ಸಂಜೆ ಕಾರ್ಯಕ್ರಮ, ಸ್ಥಳ: ನಾದಬ್ರಹ್ಮ ಸಂಗೀತ ಸಭಾ, ಜೆಎಲ್‌ಬಿ ರಸ್ತೆ, ಸಂಜೆ 5.30ಕ್ಕೆ.

■ **ದಿ ಇನ್ಸ್‌ಟಿಟ್ಯೂಷನ್ ಆಫ್ ಇಂಜಿನಿಯರ್ಸ್:** 57ನೇ ಇಂಜಿನಿಯರ್ಸ್ ದಿನಾಚರಣೆ, ಮುಖ್ಯ ಅತಿಥಿಗಳು: ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಡಾ.ವೆಂಕಟಕೃಷ್ಣರಾವ್, ಅಧ್ಯಕ್ಷತೆ: ಇನ್ಸ್‌ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಅಧ್ಯಕ್ಷ ಡಾ.ಆರ್. ದೀಪು, ಸ್ಥಳ: ಎಸ್.ಪಿ.ಭಟ್ ಹಾಲ್, ಸಂಜೆ 5.30ಕ್ಕೆ.

■ **ಶ್ರೀ ರಾಮಕೃಷ್ಣ ಆಶ್ರಮ :** ಸ್ವಾಮಿ ಯುಕ್ತೇಶಾನಂದ ಅವರಿಂದ ಶ್ರೀಮಾತೆ ಶಾರದಾದೇವಿ ಕುರಿತು ಉಪನ್ಯಾಸ, ಸ್ಥಳ: ಸ್ವಾಮಿ ಶಾಂಭವಾನಂದಜಿ ಸ್ಮಾರಕ ಸಭಾಂಗಣ, ಯಾದವಗಿರಿ, ಸಂಜೆ 6ರಿಂದ.

■ **ರಂಗಾಯಣ:** ವಾರಾಂತ್ಯ ರಂಗ ಪ್ರದರ್ಶನ, ಮಂಗಳೂರಿನ ಕಲಾಭಿ ಥಿಯೇಟರ್ ತಂಡದಿಂದ ಶ್ರವಣ್ ಹೆಗ್ಗೋಡು ಅವರ ಪರಿಕಲ್ಪನೆ ಮತ್ತು ನಿರ್ದೇಶನದ ಎ ಫ್ರೆಂಡ್ ಬಿಯಾಂಡ್ ದ ಫೆನ್ಸ್ ನಾಟಕ ಪ್ರದರ್ಶನ, ಸ್ಥಳ: ಭೂಮಿಗೀತ ರಂಗಮಂದಿರ, ಸಂಜೆ 6.30ಕ್ಕೆ.

ಮೈಸೂರು ಮಿತ್ರ

ಗಜಪಡೆ ತಾಲೀಮು; ಪುಷ್ಪಾರ್ಚನೆ ಸನ್ನಿವೇಶಕ್ಕೆ ಆನೆಗಳಿಗೆ ತರಬೇತಿ



ಅರಮನೆ ಆವರಣದಲ್ಲಿ ಶನಿವಾರ ಸಂಜೆ ಗಜಪಡೆಗೆ ವಿಜಯದಶಮಿಯ ಜಂಬೂಸವಾರಿ ದಿನದ ತಾಲೀಮು ನಡೆಯುಸಲಾಯಿತು.

ಅರಮನೆ ಕಣ್ತುಂಬಿಕೊಳ್ಳಲು ಬಂದವರಲ್ಲಿ ಗಜಪಡೆ ಕಂಡ ಸಂಭ್ರಮ

ಮೈಸೂರು,ಸೆ.14(ಪಿಎಂ)– ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಮೈಸೂರು ಸಜ್ಜುಗೊಳ್ಳುತ್ತಿದ್ದು, ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಗಜಪಡೆ ನಿತ್ಯ ತಾಲೀಮಿನಲ್ಲಿ ನಿರತವಾಗಿವೆ. ವಿಜಯ ದಶಮಿಯಂದು ಆನೆ ಮೇಲಿನ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸುವುದು ಸಹ ಮಹತ್ವದ ಘಟ್ಟ. ಇದೇ ವೇಳೆ ಅಂಬಾರಿ ಆನೆ ಸೊಂಡಿಲು ಎತ್ತಿ ಗೌರವ ವಂದನೆ ಸಲ್ಲಿಸುತ್ತದೆ. ಇಂತಹ ಸಂದರ್ಭಕ್ಕೆ ಅಭಿಮನ್ಯು ಸೇರಿದಂತೆ ಗಜಪಡೆ ಸಜ್ಜುಗೊಳಿಸುವ ತಾಲೀಮು ಶನಿವಾರ ಸಂಜೆ ಅರಮನೆ ಆವರಣದಲ್ಲಿ ನಡೆಯಿತು.

ಅರಮನೆ ಎದುರು ಅಭಿಮನ್ಯು ಸೇರಿದಂತೆ ಗಜಪಡೆಯ ಆನೆಗಳನ್ನು ನಿಲ್ಲಿಸಿ ಅವುಗಳಿಗೆ ಸೊಂಡಿಲು ಎತ್ತಿ ವಂದಿಸುವ–ನಮಸ್ಕರಿಸುವ ತರಬೇತಿ ನೀಡಲಾಯಿತು. ಈ ವೇಳೆ ಅರಮನೆ ನೋಡಲು ಆಗಮಿಸಿದ್ದ ಜನ ದಸರಾ ಗಜಪಡೆಗಳನ್ನು ಕಂಡು ಸಂಭ್ರಮಿಸಿದರು. ವಿಜಯದಶಮಿ ದಿನ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊತ್ತು ಸಾಗುವ ಆನೆಯೇ ಕೇಂದ್ರ ಬಿಂದು. ಈ ಮಹತ್ವದ ಜವಾಬ್ದಾರಿಯನ್ನು ಅಭಿಮನ್ಯು ಆನೆ ನಿಭಾಯಿಸುತ್ತಿದ್ದು, ಅಂಬಾರಿಯಲ್ಲಿ ನಾಡಿನ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಹೊತ್ತ ಅಭಿಮನ್ಯು ಸಾಗಲು ಚಾಲನೆ ದೊರೆಯುವುದು ಸಹ ಪ್ರಮುಖ ಘಟ್ಟ.

ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ಮೂರ್ತಿಗೆ ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯರು ಪುಷ್ಪ ನಮನ ಸಲ್ಲಿಸುತ್ತಿದ್ದಂತೆ ಅರಮನೆ ಆವರಣದಲ್ಲಿ ಈ ಕ್ಷಣಕ್ಕಾಗಿ ಗಂಟೆಗಟ್ಟಲೆ ಕಾದು ಕುಳಿತಿರುವ ಭಾರಿ ಜನಸ್ತೋಮದ ಹರ್ಷೋದ್ಗಾರ ಮುಗಿಲು ಮುಟ್ಟುತ್ತದೆ. ಅಂತಹ ಸಂಭ್ರಮ ಸನ್ನಿವೇಶದ ತಾಲೀಮು ಇಂದು ನಡೆಯುತ್ತಿದ್ದರೆ ಅರಮನೆ ವೀಕ್ಷಣೆಗೆ ಬಂದಿದ್ದವರಲ್ಲಿ ಸಂತಸ ಮನೆ ಮಾಡಿತ್ತು. ಗಜಪಡೆಗಳನ್ನು ಕಂಡು ಹರ್ಷಗೊಂಡ ಅವರು, ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ಗಜಪಡೆಯ ತಾಲೀಮಿನ ಸನ್ನಿವೇಶಗಳನ್ನು ಸೆರೆಹಿಡಿದರು. ಸಾಲಾಗಿ ಸಾಗಿ ಬರುತ್ತಿದ್ದ ಗಜಪಡೆಯೊಂದಿಗೆ ಮೊಬೈಲ್‌ಗಳಲ್ಲಿ ಸೆಲ್ಫಿ ಸಹ ಕ್ಲಿಕ್ಕಿಸಿಕೊಂಡರು.

ಜಂಬೂಸವಾರಿ ದಿನದಂದು ನಿಗದಿತ ಮುಹೂರ್ತದಲ್ಲಿ ವಿಧಿವಿಧಾನದಂತೆ ಚಿನ್ನದ ಅಂಬಾರಿಯನ್ನು ಅಭಿಮನ್ಯು ಆನೆಗೆ ಹೊರಿಸಲಾಗುತ್ತದೆ. ನಂತರ ಅದು ಮೆರವಣಿಗೆಯಲ್ಲಿ ಸಾಗಲು ಅನುವು ಮಾಡಲಾಗುತ್ತದೆ. ಇದರೊಂದಿಗೆ ಶೃಂಗಾರಗೊಂಡ 13 ಆನೆಗಳು ಮೆರವಣಿಗೆಯಲ್ಲಿ ಸಾಗಲಿವೆ. ಇದಕ್ಕೂ ಮುನ್ನವೇ ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳು, ವಿವಿಧ ಇಲಾಖೆ ಹಾಗೂ ಜಿಲ್ಲೆಗಳ ಸ್ತಬ್ಧಚಿತ್ರಗಳು ಸಾಗಲಿದ್ದು, ಒಟ್ಟಾರೆ ಲಕ್ಷಾಂತರ ಜನರ ಕಣ್ಣಿಗೆ ಹಬ್ಬವನ್ನುಂಟು ಮಾಡಲಿವೆ. ಅಂತಹ ದಿನಕ್ಕೆ ಪೂರಕವಾಗಿ ಗಜಪಡೆಯನ್ನು ಇಂದು ಸಜ್ಜುಗೊಳಿಸಲಾಯಿತು.

ಅರಮನೆ ಉತ್ತರ ದ್ವಾರದ ಮೂಲಕ ಕೆಆರ್ ವೃತ್ತದ ಮಾರ್ಗವಾಗಿ ಆಯುರ್ವೇದ ಕಾಲೇಜು ವೃತ್ತದವರೆಗೆ ಗಜಪಡೆಯ ತಾಲೀಮು ನಡೆಸಲಾಯಿತು. ಅಭಿಮನ್ಯು, ಧನಂಜಯ, ಗೋಪಿ, ಭೀಮ, ಕಂಜನ್, ರೋಹಿತ್, ಏಕಲವ್ಯ, ವರಲಕ್ಷ್ಮೀ, ಲಕ್ಷ್ಮೀ, ಪ್ರಶಾಂತ, ಮಹೇಂದ್ರ, ಸುಗ್ರೀವ, ಲಕ್ಷ್ಮೀ ಮತ್ತು ಹಿರಣ್ಯ ಆನೆಗಳು ತಾಲೀಮಿನಲ್ಲಿ ಪಾಲ್ಗೊಂಡಿದ್ದವು. ಮೈಸೂರು ಉಪಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ ವಿಭಾಗ) ಡಾ.ಐ.ಬಿ.ಪ್ರಭುಗೌಡ ನೇತೃತ್ವದಲ್ಲಿ ಗಜಪಡೆ ತಾಲೀಮು ನಡೆಯಿತು.

ಅಶ್ವದಳದ ಪೊಲೀಸರು ತಮ್ಮ ಕುದುರೆಗಳನ್ನೇರಿ ತಾಲೀಮಿನಲ್ಲಿ ಭಾಗವಹಿಸಿ ದ್ದರು. ಜಂಬೂಸವಾರಿಯಲ್ಲಿ ಅಂಬಾರಿ ಹಿಂದೆ ಮತ್ತು ಮುಂದೆ ಸೇರಿದಂತೆ ಎರಡು ಅಶ್ವಾರೋಹಿ ಪೊಲೀಸ್ ಪಡೆ ಕುದುರೆಗಳಲ್ಲಿ ಸಾಗಲಿದ್ದು, ಅಂತೆಯೇ ಇಂದು ಅಶ್ವದಳಕ್ಕೂ ಅಭ್ಯಾಸ ನಡೆಯಿತು.

ಈ ಬಾರಿ ಹಿಂಬದಿ ಪ್ರೇಕ್ಷಕರಿಗೂ ಅಂಬಾರಿಯ ಸಮೀಪದ ದರ್ಶನ ಭಾಗ್ಯ?

ಪುಷ್ಪಾರ್ಚನೆಯಾದ ಬಳಿಕ ಅಂಬಾರಿ ಹೊತ್ತ ಅಭಿಮನ್ಯು ಈ ಬಾರಿ ಅರಮನೆ ಆವರಣದಲ್ಲೇ ಒಂದು ಸುತ್ತು ಹಾಕಿ ಹಿಂಬದಿ ಕುಳಿತವರಿಗೂ ಸಮೀಪದ ದರ್ಶನ ಕೊಡಲಿದೆ ಎನ್ನಲಾಗುತ್ತಿದೆ. ಹಿಂಭಾಗದಲ್ಲಿ ಕುಳಿತ ಪ್ರೇಕ್ಷಕರಿಗೂ ಅಂಬಾರಿಯ ಸಮೀಪದ ದರ್ಶನ ಕಲ್ಪಿಸಲು ಈ ನಿಟ್ಟಿನಲ್ಲಿ ಚಿಂತನೆ ನಡೆಯುತ್ತಿದೆ ಎಂದು ಹೇಳಲಾಗಿದೆ. ಒಟ್ಟಾರೆ ಶನಿವಾರ ಸಂಜೆಯ ತಾಲೀಮಿನಲ್ಲಿ ಅರಮನೆ ಆವರಣದಲ್ಲಿ ಒಂದು ಸುತ್ತಿನ ತಾಲೀಮು ಸಹ ನಡೆಯಿತು.

ಜಂಬೂಸವಾರಿ ಮಾರ್ಗದಲ್ಲಿ ಮರಗಳ ಜೋತುಬಿದ್ದ ಕೊಂಬೆಗಳ ತೆರವು



ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಜೋತು ಬಿದ್ದಿರುವ ಮರಗಳ ಕೊಂಬೆಗಳ ತೆರವು ಕಾರ್ಯಾಚರಣೆ ನಡೆಸುತ್ತಿರುವುದು.

ಮೈಸೂರು, ಸೆ.14(ಎಂಟಿವೈ)– ನಾಡಹಬ್ಬ ದಸರಾ ಮಹೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅರಮನೆಯಿಂದ ಬನ್ನಿಮಂಟಪದ ಪಂಜಿನ ಕವಾಯತ್ ಮೈದಾನದವರೆಗೆ ಜಂಬೂಸವಾರಿ ಮಾರ್ಗದಲ್ಲಿ ಜೋತು ಬಿದ್ದಿರುವ ಮರಗಳ ರೆಂಬೆ–ಕೊಂಬೆ ಕತ್ತರಿಸುವ ಕಾರ್ಯಾಚರಣೆ ಆರಂಭಿಸಲಾಗಿದೆ.

ಪ್ರಸಕ್ತ ಸಾಲಿನ ನವರಾತ್ರಿ ಆರಂಭಕ್ಕೆ ಕೇವಲ 16 ದಿನ ಮಾತ್ರವಿದ್ದು, ಈ ಹಿನ್ನೆಲೆಯಲ್ಲಿ ಜಂಬೂಸವಾರಿ ಮಾರ್ಗದಲ್ಲಿ ಜೋತು ಬಿದ್ದಿರುವ ಮರದ ಕೊಂಬೆಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಮೈಸೂರು ಮಹಾನಗರ ಪಾಲಿಕೆಯ ಹೈಡ್ರಾಲಿಕ್ ಯಂತ್ರ ಬಳಸಿ ಸಯ್ಯಾಜಿರಾವ್ ರಸ್ತೆಯಲ್ಲಿ ಮರಗಳ ಕೊಂಬೆಗಳ ಟ್ರಿಮ್ ಮಾಡುವ ಕಾರ್ಯ ಆರಂಭಿಸಲಾಗಿದೆ.

ಮೊದಲ ಹಂತದಲ್ಲಿ ಪಾಲಿಕೆ ವತಿಯಿಂದ ಜೋತು ಬಿದ್ದ ಮರಗಳ ಕೊಂಬೆ ತೆರವು ಮಾಡಲಾಗುತ್ತಿದೆ. ಪಾಲಿಕೆ ಸಿಬ್ಬಂದಿಯೊಂದಿಗೆ ಚೆಸ್ಕಾಂ ಸಿಬ್ಬಂದಿ ಭಾಗಿಯಾಗಿದ್ದು, ದೀಪಾಲಂಕಾರ ಹಾಗೂ ಹಸಿರು ಚಪ್ಪರಕ್ಕೆ ಅಡಚಣೆಯುಂಟಾಗುತ್ತಿದ್ದ ಮರಗಳ ಕೊಂಬೆಗಳನ್ನು ತೆರವುಗೊಳಿಸಲಾಗುತ್ತದೆ.

ಅಂಬಾರಿ ಆನೆಗೆ ಮರದ ಅಂಬಾರಿ ಕಟ್ಟಿ ತಾಲೀಮು ಆರಂಭಿಸಿದ ನಂತರ ಎರಡನೇ ಹಂತದ ಕೊಂಬೆಗಳ ಟ್ರಿಮ್ ಕಾರ್ಯಾಚರಣೆ ನಡೆಸಲಾಗುತ್ತದೆ. ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಕೊಂಬೆಗಳ ತೆರವು ಕಾರ್ಯಾಚರಣೆಗೆ ಆದ್ಯತೆ ನೀಡಲಾಗುತ್ತದೆ. ಮರದ ಕೊಂಬೆ ತಾಕಿದರೆ, ಅಂಬಾರಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ಈ ಮಾರ್ಗದಲ್ಲಿ ಆನೆ ಹಾಗೂ ಅಂಬಾರಿ ಎತ್ತರಕ್ಕೆ ಅನುಗುಣವಾಗಿ ಕೊಂಬೆಗಳ ತೆರವು ಮಾಡಲಾಗುತ್ತದೆ. ಮಾರ್ಗದುದ್ದಕ್ಕೂ ಇರುವ ಮರಗಳ ಸಣ್ಣ ಸಣ್ಣ ಕೊಂಬೆಗಳು ಮಾತ್ರ ರಸ್ತೆಗೆ ಜೋತು ಬಿದ್ದಿರುವುದರಿಂದ ತೆರವು ಕಾರ್ಯಾಚರಣೆ ನಡೆಸಲೇಬೇಕಾಗಿದೆ. ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ, ಅಂಬಾರಿಗೆ ಹಾನಿಯಾಗದಂತೆ ಕಟ್ಟೆಚ್ಚರ ವಹಿಸುವ ನಿಟ್ಟಿನಲ್ಲಿ ಕೊಂಬೆಗಳ ತೆರವು ನಡೆಸಲಾಗುತ್ತಿದೆ.

ಸೆ.21, 22ರಂದು ಮೈಸೂರಲ್ಲಿ ಸೊಪ್ಪಿನ ಮೇಳ

ಮೈಸೂರು, ಸೆ.14(ಎಂಕೆ)– ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ಸೆ.21 ಮತ್ತು 22 ರಂದು ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗ ಮತ್ತು ಐಸಿಎಆರ್ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ 'ಸೊಪ್ಪಿನ ಮೇಳ' ಹಾಗೂ 'ಸೊಪ್ಪಿನ ಅಡುಗೆ ಸ್ಪರ್ಧೆ' ಹಮ್ಮಿಕೊಳ್ಳಲಾಗಿದೆ.

'ಸೊಪ್ಪಿನ ಅಡುಗೆ ಸ್ಪರ್ಧೆ'ಯಲ್ಲಿ ಭಾಗವಹಿಸುವ ಆಸಕ್ತರು ತಮ್ಮ ಹೆಸರನ್ನು ನೊಂದಾಯಿಸಲು ಮೊ.ನಂ–9880908608/ 9482115495 ಸಂಪರ್ಕಿಸಬಹುದಾಗಿದೆ ಎಂದು ಸಹಜ ಸಮೃದ್ಧ ಬಳಗದ ನಿರ್ದೇಶಕ ಜಿ.ಕೃಷ್ಣ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಹಾರ ಮೇಳದಲ್ಲಿನ ಮಳಿಗೆಗೆ ಅರ್ಜಿ ಆಹ್ವಾನ

ಮೈಸೂರು, ಸೆ.14(ಎಂಕೆ)– ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅತ್ಯಂತ ಆಕರ್ಷಣೆಯಾದ ಆಹಾರ ಮೇಳದಲ್ಲಿ ಭಾಗವಹಿಸುವ ಮಳಿಗೆದಾರರಿಂದ(ಆಹಾರ ಮೊಬಾಟು ದಾರರು) ಅರ್ಜಿ ಆಹ್ವಾನಿಸಲಾಗಿದೆ.

ತಿಲಕ್‌ನಗರದಲ್ಲಿರುವ ಜಿಲ್ಲಾ ಅಂಕಿತಾಧಿಕಾರಿಗಳ ಕಚೇರಿ(ಫರೂಕ್ಯ ಫಾರ್ಮಸಿ ಕಾಲೇಜು ಎದುರು)ಯಲ್ಲಿ 200 ರೂ.ಗಳ ಜಮೆ ಮಾಡಿ ಅರ್ಜಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಸೆ.17 ರಿಂದ 20ರ ಸಂಜೆ 4.30ರೊಳಗೆ ಸಲ್ಲಿಸಬಹುದು.

ನರೆಡ್ಕೋದಿಂದ ಮಹತ್ವದ ಕಾರ್ಯಾಗಾರ



ಮೈಸೂರಿನ ಜಯಚಾಮರಾಜೇಂದ್ರ ಗಾಲ್ಫ್ ಕ್ಲಬ್ ಹೌಸ್‌ನಲ್ಲಿ ನರೆಡ್ಕೋ ಮೈಸೂರು ಚಾಪ್ಟರ್ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಹಲವು ಗಣ್ಯರು ಪಾಲ್ಗೊಂಡಿದ್ದರು.

ಮೈಸೂರು, ಸೆ.14(ಎಸ್‌ಬಿಡಿ)– ನ್ಯಾಷನಲ್ ರಿಯಲ್ ಎಸ್ಟೇಟ್ ಡೆವಲಪ್‌ಮೆಂಟ್ ಕೌನ್ಸಿಲ್(ನರೆಡ್ಕೋ) ಮೈಸೂರು ಚಾಪ್ಟರ್ ವತಿಯಿಂದ ಶುಕ್ರವಾರ 'ರೀಟೈನಿಂಗ್ ವಾಲ್– ಎ ಡೆವಲಪರ್ಸ್ ಪರ್ಸ್‌ಪೆಕ್ಟಿವ್' ಕುರಿತ ಒಂದು ದಿನದ ಕಾರ್ಯಾಗಾರ ಆಯೋಜಿಸಲಾಗಿತ್ತು.

ನಗರದ ಜಯಚಾಮರಾಜೇಂದ್ರ ಒಡೆಯರ್ ಗಾಲ್ಫ್‌ಕ್ಲಬ್ ಹೌಸ್‌ನಲ್ಲಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಎಐಟಿ ಹೈದರಾಬಾದ್‌ನ ಪ್ರೊ.ಮದೀರ ಆರ್.ಮಾಧವ್ 'ಜಿಯೋ ಟೆಕ್ನಿಕಲ್ ಪರ್ಸ್‌ಪೆಕ್ಟೀವ್ ಆಫ್ ಫೌಂಡೇಶನ್ಸ್, ರಿಟೈನಿಂಗ್ ಸ್ಟ್ರಕ್ಚರ್ಸ್ ಮತ್ತು ಸಾಯಿಲ್ ನೇಲಿಂಗ್' ಕುರಿತು, ಪ್ರೊ.ಶಿವಕುಮಾರ್ ಡೀಪ್ ಫೌಂಡೇಷನ್ ಫಾರ್ ಕಾಂಕ್ರೀಟ್ ಸ್ಟ್ರಕ್ಚರ್ಸ್', ಉಮೇಶ್ 'ಕನ್‌ಸ್ಟ್ರಕ್ಟಬಿಲಿಟಿ ಆಫ್ ಆರ್‌ಸಿ ರೀಟೈನಿಂಗ್ ವಾಲ್', ಪ್ರೊ.ಎಸ್.ಕೆ.ಪ್ರಸಾದ್ 'ರೀಇನ್ಫೋರ್ಸ್ಡ್ ಅರ್ಥ್ ಮತ್ತು ಗ್ಯಾಬಿಯನ್ ಸ್ಟ್ರಕ್ಚರ್ಸ್' ಕುರಿತು ಮಾಹಿತಿ ನೀಡಿದರು.

ನರೆಡ್ಕೋ ಮೈಸೂರು ಚಾಪ್ಟರ್ ಅಧ್ಯಕ್ಷ ವಿ.ಸಿ.ರವಿಕುಮಾರ್ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ ರಾವ್ ಅಂಡ್ ಕಂಪನಿಯ ಉಮೇಶ್, ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಪ್ರೊ.ಎಸ್.ಕೆ.ಪ್ರಸಾದ್, ಕನ್ಸಲ್ಟಿಂಗ್ ಇಂಜಿನಿಯರ್ ಎ.ಸಿ.ಶಿವಕುಮಾರ್, ನರೆಡ್ಕೋ ರಾಜ್ಯ ಚಾಪ್ಟರ್ ಚೇರ್‌ಮನ್ ಮನೋಜ್ ಲೋಧ, ಮೈಸೂರು ಚಾಪ್ಟರ್ ಪದಾಧಿಕಾರಿಗಳಾದ ಟಿ.ಜಿ.ಆದಿಶೇಷನ್ ಗೌಡ, ಜಿ.ಕೆ.ಸುದೀಂದ್ರ ಡಾ.ಎಂ.ಡಿ. ರಾಘವೇಂದ್ರಪ್ರಸಾದ್, ಎ.ಪಿ.ನಾಗೇಶ್, ಪಿ.ಎಸ್. ಗಗನ್‌ದೀಪ್, ಗವರ್ನಿಂಗ್ ಕೌನ್ಸಿಲ್ ಸದಸ್ಯ ದಿವ್ಯೇಶ್ ಮತ್ತಿತರರು ಉಪಸ್ಥಿತರಿದ್ದರು.

ಮೈಸೂರಿನ ಬಿಲ್ಡರ್ಸ್, ಡೆವಲಪರ್ಸ್, ಸಿವಿಲ್ ಇಂಜಿನಿಯರ್ಸ್, ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಆರ್ಕಿಟೆಕ್ಟ್ ವಿದ್ಯಾರ್ಥಿಗಳು ಮತ್ತಿತರರು ಕಾರ್ಯಾಗಾರದಲ್ಲಿ ಪಾಲ್ಗೊಂಡು, ಪ್ರಯೋಜನ ಪಡೆದರು.

ಇಂದು ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆ ಮಾನವ ಸರಪಳಿ ನಿರ್ಧಾರ

ಮೈಸೂರು ಜಿಲ್ಲೆಯಲ್ಲಿ 58 ಕಿಲೋ ಮೀಟರ್ ಸರಪಳಿ ನಿರ್ಮಾಣ

ಮೈಸೂರು, ಸೆ.14(ಎಂಕೆ)– ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮೈಸೂರು ಜಿಲ್ಲೆಯಲ್ಲಿ 58 ಕಿ.ಮೀ ಸೇರಿದಂತೆ ರಾಜ್ಯಾದ್ಯಂತ 2500 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಲು ರಾಜ್ಯ ಸರಕಾರ ಮುಂದಾಗಿದೆ.

ಸ್ವಾತಂತ್ರ್ಯ, ಸಮಾನತೆ, ಭಾತೃತ್ವಗಳ ತಳಹದಿಯ ಮೇಲೆ ಕಟ್ಟಿರುವ ರಾಷ್ಟ್ರ ಭಾರತದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಗಟ್ಟಿಗೊಳಿಸಲು ಆಯೋಜಿಸಿರುವ 'ಪ್ರಜಾಪ್ರಭುತ್ವಕ್ಕಾಗಿ ಮಾನವ ಸರಪಳಿ' ಕಾರ್ಯಕ್ರಮ ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಸುಮಾರು 60 ಸಾವಿರ ಮಂದಿ ಭಾಗಿಯಾಗಲಿದ್ದಾರೆ.

ಮೈಸೂರು ತಾಲೂಕಿನ ಕಳಸ್ತವಾಡಿ ಸಿದ್ದಲಿಂಗ ಪುರದಿಂದ ಪ್ರಾರಂಭವಾಗಿ ಮಣಿಪಾಲ್ ಆಸ್ಪತ್ರೆ, ಫೌಂಟೇನ್ ಸರ್ಕಲ್, ಗಾಂಧಿನಗರದ ಅಂಬೇಡ್ಕರ್ ವೃತ್ತ, ಟೌನ್‌ಹಾಲ್, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ, ಹಾರ್ಡಿಂಜ್ ಸರ್ಕಲ್, ಮೃಗಾಲಯ, ರೇಸ್ ಕೋರ್ಸ್ ಸರ್ಕಲ್, ಪೊಲೀಸ್ ಭವನ, ಸಂಗೊಳ್ಳಿ ರಾಯಣ್ಣ ಸರ್ಕಲ್,



ಕಮಾನ್ ಗೇಟ್, ರಿಂಗ್ ರಸ್ತೆ, ವರುಣ ಗ್ರಾಮ, ಕೀಳನಪುರ, ಕೆಂಪಯ್ಯನ ಹುಂಡಿ, ಇಂಡುವಾಳು, ಗರ್ಗೇಶ್ವರಿ, ತಿ.ನರಸೀಪುರ ಟೌನ್, ಗುಂಜಾ ನರಸಿಂಹ ಸ್ವಾಮಿ ದೇವಸ್ಥಾನ, ಅಲಗೂಡು, ಕುರುಬೂರು, ಮಾಡ್ರಳ್ಳಿ ಗೇಟ್, ಮೂಗೂರು ಗ್ರಾಮದ ಮೂಲಕ ಚಾಮರಾಜನಗರ ಜಿಲ್ಲೆಯ ಗಡಿ ಪ್ರವೇಶಿಸಲಿದೆ.

ರಾಜ್ಯದ ಗಡಿ ಜಿಲ್ಲೆಯಾದ ಬೀದರ್ ಜಿಲ್ಲೆಯಿಂದ ಚಾಮರಾಜನಗರದವರೆಗೂ ಸಮಾಜದ ಎಲ್ಲಾ ವರ್ಗದ ಜನರೂ ಸೇರಿದಂತೆ ಸುಮಾರು 25 ಲಕ್ಷ ಮಂದಿ ಕೈಕೈ ಹಿಡಿದು ರಾಜ್ಯದುದ್ದಕ್ಕೂ ವಿಶ್ವದ ಬೃಹತ್ ಮಾನವ ಸರಪಳಿ ನಿರ್ಮಿಸಲಿದ್ದಾರೆ. ಸಂವಿಧಾನದ ಮಹತ್ವ ಸಾರುವ ಪ್ರಸ್ತಾವನೆ ಓದುವುದು ಹಾಗೂ ಪ್ರಜಾಪ್ರಭುತ್ವದ ರಕ್ಷಣೆಯ ಹೊಣೆಗಾರಿಕೆ ನೆನಪಿಸುವುದರೊಂದಿಗೆ ಸುತ್ತಮುತ್ತ ಪ್ರದೇಶದಲ್ಲಿ 10 ಲಕ್ಷ ಗಿಡಗಳನ್ನು ನಡೆಲಾಗುತ್ತದೆ.

ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ರಾಜ್ಯ 32 ಇಲಾಖೆಗಳ ಸುಮಾರು 8 ಲಕ್ಷಕ್ಕೂ ಅಧಿಕ ಸಿಬ್ಬಂದಿ ಇಡೀ ಕಾರ್ಯಕ್ರಮಕ್ಕಾಗಿ ಶ್ರಮಿಸುತ್ತಿದ್ದು, ಈ ಬೃಹತ್ ಕಾರ್ಯಕ್ರಮಕ್ಕೆ ಲಂಡನ್‌ನ ವಿಶ್ವದಾಖಲೆ ಪರಿಶೀಲಿಸುವ ತಂಡ ಆಗಮಿಸಲಿದೆ

ಈದ್ ಮಿಲಾದ್ ಆಚರಣೆ; ಪೊಲೀಸರಿಂದ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ಕಾಯಕ


ಮೈಸೂರು, ಸೆ.14(ಎಂಕೆ)– ಮೈಸೂರಲ್ಲಿ ಶಾಂತಿಯುತವಾಗಿ ಈದ್ ಮಿಲಾದ್ ಹಬ್ಬ ಆಚರಿಸುವಂತೆ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಸಿಟಿ ರೌಂಡ್ಸ್ ನಡೆಸುವ ಮೂಲಕ ವಿಶ್ವಾಸ ಮೂಡಿಸುವ ಸಂದೇಶ ನೀಡಲಾಯಿತು.

ಡಿಸಿಪಿಗಳಾದ ಮುತ್ತುರಾಜ್, ಎಸ್.ಜಾಹ್ನವಿ ಹಾಗೂ ಎಸಿಪಿ ಮತ್ತು ಇನ್ಸ್‌ಪೆಕ್ಟರ್‌ಗಳೊಂದಿಗೆ ಲಷ್ಕರ್, ಮಂಡಿ ಹಾಗೂ ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯ ಸಾಡೇ ರಸ್ತೆ, ಮೀನಾ ಬಜಾರ್, ಅಶೋಕ ರಸ್ತೆ, ಸಂತ ಫಿಲೋಮಿನಾ ಚರ್ಚ್ ವೃತ್ತ, ಮಿಲಾದ್ ಪಾರ್ಕ್ ಸೇರಿದಂತೆ ಸೂಕ್ಷ್ಮ ಪ್ರದೇಶದಲ್ಲಿನ ರಸ್ತೆ, ವೃತ್ತಗಳಲ್ಲಿ ರೌಂಡ್ಸ್ ನಡೆಸಿ, ಶಾಂತಿ–ಸೌಹಾರ್ದತೆ ಕಾಪಾಡುವಂತೆ ಸ್ಥಳೀಯ ಮುಖಂಡರಿಗೆ ತಿಳಿ ಹೇಳಿದರು.

ಈದ್‌ಮಿಲಾದ್ ಹಬ್ಬದ ದಿನದಂದು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು ಪೊಲೀಸರು ನಿಮ್ಮೊಂದಿಗಿದ್ದಾರೆ ಎಂಬ ಅಭಯ ನೀಡಿದರು. ಬಳಿಕ ದ್ವಿಚಕ್ರ ವಾಹನಗಳಲ್ಲಿ ಜಾಥಾ ನಡೆಸುವ ಮೂಲಕ ಮೈಸೂರಲ್ಲಿ ಶಾಂತಿ–ಸುವ್ಯವಸ್ಥೆ ಕುರಿತು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲಾಯಿತು.



ಎಸ್.ನಾರಾಯಣ್ ದಸರಾ ಕಿರುಚಿತ್ರ ಸಂಬಂಧ; ಡಾ.ಶಲ್ವ ಪಿಳ್ಳೆ ಅಯ್ಯಂಗಾರ್ ಭೇಟಿ



ದಸರಾ ಮಹೋತ್ಸವ ಸಂಬಂಧ ಮುಕ್ತ ವಿವಿ ಪ್ರಾಧ್ಯಾಪಕ ಡಾ.ಶಲ್ವ ಪಿಳ್ಳೆ ಅಯ್ಯಂಗಾರ್ ಅವರನ್ನು ಹಿರಿಯ ನಿರ್ದೇಶಕ ಎಸ್.ನಾರಾಯಣ್ ಭೇಟಿ ಮಾಡಿದ್ದರು.

ಮೈಸೂರು,ಸೆ.14(ಎಸ್‌ಪಿಎನ್)– ಮೈಸೂರು ದಸರಾ ಮಹೋತ್ಸವ ಇತಿಹಾಸವನ್ನು ಬಿಂಬಿಸುವ ಕಿರುಚಿತ್ರ ತಯಾರಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಮುಕ್ತ ವಿವಿ ಪ್ರಾಚೀನ ಇತಿಹಾಸ ಹಾಗೂ ಪುರಾತತ್ವ ಇಲಾಖೆಯ ಮುಖ್ಯಸ್ಥ ಡಾ.ಶಲ್ವ ಪಿಳ್ಳೆ ಅಯ್ಯಂಗಾರ್ ಅವರನ್ನು ಹಿರಿಯ ನಿರ್ದೇಶಕ ಎಸ್.ನಾರಾಯಣ್ ಭೇಟಿ ಮಾಡಿ, ಮಾಹಿತಿ ಪಡೆದರು.

ಈ ಕುರಿತು ಪ್ರಾಧ್ಯಾಪಕ ಡಾ.ಶಲ್ವ ಪಿಳ್ಳೆ ಅಯ್ಯಂಗಾರ್ 'ಮೈಸೂರು ಮಿತ್ರ'ನಿಗೆ ಮಾಹಿತಿ ನೀಡಿ, ಹಿರಿಯ ನಿರ್ದೇಶಕ ಎಸ್.ನಾರಾಯಣ್ ಅವರು ಕಳೆದ ಮೂರು ದಿನಗಳ ಹಿಂದೆ ನನ್ನನ್ನು ಭೇಟಿ ಮಾಡಿದ್ದರು. ದಸರಾ ಆಚರಣೆ ಹೇಗೆ ಬಂತು. ಯಾವ ರಾಜ ಮನೆತನದ ಕಾಲಾವಧಿಯಲ್ಲಿ ಆರಂಭವಾಯಿತು ಎಂಬುದರ ಮಾಹಿತಿಯನ್ನು ಪಡೆದಿದ್ದಾರೆ.

ಅರಸೊತ್ತಿಗೆಯಿಂದ ಇಲ್ಲಿಯವರೆಗೆ ದಸರಾ ಆಚರಣೆ ಇತಿಹಾಸದ ಕಿರುಚಿತ್ರ ಚಿತ್ರೀಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ ಅಲ್ಲದೆ ಹಲವು ವರ್ಷಗಳಿಂದ ಮೈಸೂರು ದಸರಾ ಮಹೋತ್ಸವವನ್ನು ರಾಜ್ಯ ಸರ್ಕಾರ ಆಚರಿಸುತ್ತಿದೆ. ಸರ್ಕಾರ ದಸರಾ ಮಹೋತ್ಸವ ಆಚರಣೆ ಮಾಡುವ ಮೊದಲು ಮೈಸೂರು ಸಂಸ್ಥಾನ, ವಿಜಯನಗರ ಅರಸರ ಕಾಲದಲ್ಲಿ ದಸರಾ ಹೇಗೆ ಆಚರಣೆಯಾಗುತ್ತಿತ್ತು ಎಂಬುದರ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದರು. ಈ ವೇಳೆ ಮುಕ್ತ ವಿವಿಯ ಟಿ.ಎಸ್.ಅರುಣ್ ಉಪಸ್ಥಿತರಿದ್ದರು.

ಮೈಸೂರಲ್ಲಿ ಅಂತರ ಜಿಲ್ಲಾ ಕಿರಿಯರ; 23 ವರ್ಷದ ಒಳಗಿನವರ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಅಂತರರಾಷ್ಟ್ರೀಯ ಅಥ್ಲಿಟ್ ಎಂ.ಆರ್.ಪೂವಮ್ಮ ಬಲೂನ್ ಹಾರಿ ಬಿಡುವ ಮೂಲಕ ಉದ್ಘಾಟನೆ



ಅಂತರ ಜಿಲ್ಲಾ ಕಿರಿಯರ ಮತ್ತು 23 ವರ್ಷದ ಒಳಗಿನವರ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಅಂತರರಾಷ್ಟ್ರೀಯ ಅಥ್ಲಿಟ್ ಎಂ.ಆರ್.ಪೂವಮ್ಮ ಬಲೂನ್ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು. ಶಾಸಕರಾದ ತನ್ವೀರ್ ಸೇಠ್, ಗಣೇಶ್ ಪ್ರಸಾದ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಮತ್ತಿತರರಿದ್ದರು.

ಮೈಸೂರು, ಸೆ.14(ಎಂಕೆ)– ಮೈಸೂರಿನ ನಜರ್‌ಬಾದ್‌ನಲ್ಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಮೈಸೂರು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ ವತಿಯಿಂದ ಆಯೋಜಿಸಿರುವ 'ಕರ್ನಾಟಕ ರಾಜ್ಯ ಅಂತರ ಜಿಲ್ಲಾ ಕಿರಿಯರ ಹಾಗೂ 23 ವರ್ಷದೊಳಗಿನವರ ಅಥ್ಲೆಟಿಕ್ಸ್ ಕ್ರೀಡಾಕೂಟ'ಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಅಂತರಾಷ್ಟ್ರೀಯ ಅಥ್ಲಿಟ್, ಒಲಂಪಿಯನ್ ಪಟು ಎಂ.ಆರ್.ಪೂವಮ್ಮ ಬಲೂನ್‌ಗಳನ್ನು ಹಾರಿ ಬಿಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ನಾನು ನಿಮ್ಮಂತೆಯೇ ಜೂನಿಯರ್ ವಿಭಾಗದ ಕ್ರೀಡಾಕೂಟದಲ್ಲಿ ಭಾಗವಹಿಸುವಾಗ ನನಗೆ ಏಷ್ಯನ್ ಗೇಮ್ಸ್, ಒಲಂಪಿಕ್‌ನಲ್ಲಿ ಮೆಡಲ್ ಬರಬಹುದಾ ಎಂದುಕೊಳ್ಳುತ್ತಿದ್ದೆ. ಆದರೆ, ಕಠಿಣ ಪರಿಶ್ರಮ ಮತ್ತು ನಿರಂತರ ಅಭ್ಯಾಸದಿಂದ ಯಾವುದೂ ಅಸಾಧ್ಯವಲ್ಲ ಎಂಬುದು ತಿಳಿಯಿತು ಎಂದರು.

ಆರಂಭದಲ್ಲೇ ನಾವು ಸೋಲುತ್ತೇವೆ ಎಂದೇಳಿ ಹಿಂದೇಟು ಹಾಕಬಾರದು. ಸೋತರು, ಏಕೆ ಸೋತೆವು. ಎಲ್ಲಿ ನಮ್ಮ ಮಿಸ್ಟೇಕ್ ಇದೆ ಎಂಬುದನ್ನು ಗಮನಿಸಿ, ಸರಿಪಡಿಸಿಕೊಳ್ಳಬೇಕು. ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ಆರಂಭದಲ್ಲಿಯೇ ಮೆಡಲ್‌ಗಳು ಬರುವುದಿಲ್ಲ. ಕಠಿಣ ಪರಿಶ್ರಮ ಮತ್ತು ನಿರಂತರ ಅಭ್ಯಾಸದಿಂದ ಹಂತ ಹಂತವಾಗಿ ನಾನು ಮೆಡಲ್ ಗೆಲ್ಲಲು ಸಾಧ್ಯವಾಯಿತು. ಆದ್ದರಿಂದ ಪ್ರತಿಯೊಬ್ಬ ಕ್ರೀಡಾಪಟುವೂ ಒಲಂಪಿಕ್‌ನಲ್ಲಿ ಭಾಗವಹಿಸಬೇಕು ಎನ್ನುವ ಕನಸಿನೊಂದಿಗೆ ಭಾಗವಹಿಸಿ ಎಂದು ಪ್ರೋತ್ಸಾಹಿಸಿದರು.

ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್‌ನ ಕಾರ್ಯದರ್ಶಿ ಎ.ರಾಜವೇಲು ಮಾತನಾಡಿ, ರಾಜ್ಯ ಸರ್ಕಾರ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಒಲಂಪಿಕ್‌ನಲ್ಲಿ ಭಾಗವಹಿಸಿದ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ.ಗಳನ್ನು ನೀಡಲಾಗಿದೆ. ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಉದ್ಯೋಗದಲ್ಲಿ ಶೇ.2 ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕಗಳನ್ನು ಗೆಲ್ಲುವ ಮೂಲಕ ಉನ್ನತ ಹುದ್ದೆಗಳಿಗೂ ಆಯ್ಕೆಯಾಗಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್ ಮಾತನಾಡಿ, ಕ್ರೀಡೆಯಲ್ಲಿ ಸೋಲು –ಗೆಲುವು ಸಹಜ. ಕ್ರೀಡಾಪಟುಗಳು ಸೋತರು ಧೃತಿಗೆಡದೆ ಗೆಲ್ಲುವ ಉತ್ಸಾಹದೊಂದಿಗೆ ಮುನ್ನಡೆಯಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.

ಉನ್ನತ ಹುದ್ದೆಯ ಕನಸನ್ನೂ ಕಾಣಿ: ಶಾಸಕ ತನ್ವೀರ್ ಸೇಠ್ ಮಾತನಾಡಿ, ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಪಾಲ್ಗೊಂಡು ಸೋಲು–ಗೆಲುವು, ಸಿಹಿ–ಕಹಿ ಎರಡನ್ನು ಸಮಾನವಾಗಿ ಸ್ವೀಕರಿಸಬೇಕು. ಎನ್‌ಸಿಸಿ ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ನೀಡಿದ್ದು, ಪದಕ ಗೆಲ್ಲುವ ಜೊತೆಗೆ ಉನ್ನತ ಹುದ್ದೆಗಳನ್ನು ಪಡೆಯಬೇಕೆಂಬ ಆಸೆಯನ್ನು ಇಟ್ಟುಕೊಂಡಿರಬೇಕು.

ಇದಕ್ಕೂ ಮುನ್ನ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕ್ರೀಡಾಪಟುಗಳು ಪಥ ಸಂಚಲನದ ಮೂಲಕ ಅತಿಥಿಗಳಿಗೆ ಗೌರವ ವಂದನೆ ಸಲ್ಲಿಸಿದರು. ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಭಾಸ್ಕರ ನಾಯ್ಕ, ನಗರಪಾಲಿಕೆ ಮಾಜಿ ಸದಸ್ಯ ಸತ್ಯರಾಜು, ಮೈಸೂರು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ ಅಧ್ಯಕ್ಷ ಎಸ್.ಸೋಮ ಶೇಖರ್, ಕಾರ್ಯದರ್ಶಿ ಬಿ.ಶ್ರೀಕಾಂತ್, ಖಜಾಂಚಿ ಎಂ.ಉಮೇಶ್, ಉಪಾಧ್ಯಕ್ಷ ಅಭಿಲಾಷ್ ನಾಯರ್ ಮತ್ತಿತರರು ಉಪಸ್ಥಿತರಿದ್ದರು.

800 ಮೀಟರ್ ಓಟದಲ್ಲಿ ಬಿ.ಎಚ್.ತುಷಾರ್ ವಸಂತ್ ಹೊಸ ದಾಖಲೆ...

ಮೊದಲ ದಿನ ನಡೆದ 800 ಮೀಟರ್ ಓಟದ ಸ್ಪರ್ಧೆಯಲ್ಲಿ 23 ವರ್ಷದೊಳಗಿನ ಪುರುಷರ ವಿಭಾಗದಲ್ಲಿ ಬೆಳಗಾವಿಯ ಬಿ.ಎಚ್.ತುಷಾರ್ ವಸಂತ್ ಹೊಸ ದಾಖಲೆ ಬರೆದರು. ತುಷಾರ್ 1ನಿ. 49.71 ಸೆಗಳಲ್ಲಿ ದೂರವನ್ನು ಕ್ರಮಿಸುವ ಮೂಲಕ 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂ.ಸಿ.ಮಿಲನ್ ಸ್ಥಾಪಿಸಿದ್ದ (1ನಿ.53.40 ಸೆ) ಕೂಟ ದಾಖಲೆಯನ್ನು ಮುರಿದರು. ಅವರೊಂದಿಗೆ ಯಾದಗಿರಿ ಕೆ.ಲೋಕೇಶ ದ್ವಿತೀಯ, ಬೆಂಗಳೂರಿನ ಎಸ್.ಕಮಲ್ ಕಣ್ಣನ್ ತೃತೀಯ ಸ್ಥಾನ ಪಡೆದರು. ಹೆಣ್ಣು ಮಕ್ಕಳ ವಿಭಾಗದಲ್ಲಿ ದಕ್ಷಿಣ ಕನ್ನಡದ ದೀಪಶ್ರೀ ಪ್ರಥಮ, ಉಡುಪಿಯ ಪ್ರತೀಕ್ಷ ದ್ವಿತೀಯ ಹಾಗೂ ದಕ್ಷಿಣ ಕನ್ನಡ ರೇಖಾ ಬಸಪ್ಪ ತೃತೀಯ ಸ್ಥಾನ ಜಯಿಸಿದರು.

ಹಾಗೆಯೇ 20 ವರ್ಷದೊಳಗಿನ ಹುಡುಗರ ವಿಭಾಗದಲ್ಲಿ ಬೆಂಗಳೂರಿನ ಕಲ್ಯಾಣ್ ಪ್ರಥಮ, ಯಾದಗಿರಿ ಹೆಚ್.ವಿ.ಚಿಂತನ್ ದ್ವಿತೀಯ, ದಕ್ಷಿಣ ಕನ್ನಡ ಜಿಲ್ಲೆಯ ಕಾಶಿ ಬೊಮ್ಮಣ್ಣ ತೃತೀಯ ಸ್ಥಾನ ಗೆದ್ದರೆ, ಹೆಣ್ಣುಮಕ್ಕಳ ವಿಭಾಗದಲ್ಲಿ ಬೆಳಗಾವಿ ವೈಷ್ಣವಿ ಪ್ರಥಮ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಶಾ ಶೆಟ್ಟಿ ದ್ವಿತೀಯ ಸ್ಥಾನ ಗೆದ್ದರು.

ನಕ್ಕರೆ ಅದೇ ಸ್ವರ್ಗ

ನಿಂಗ : ಇವತ್ತು ಹೊರಗೆ ಊಟ ಮಾಡೋಣ್ವಾ?
ನಿಂಗಿ : ಓಕೆ, ತಾಳಿ ಐದೇ ನಿಮಿಷದಲ್ಲಿ ರೆಡಿ ಆಗ್ತೀನಿ.
ನಿಂಗ : ಸರಿ ನಾನು ಹೊರಗೆ ಊಟದ ಚಾಪೆ ಹಾಸಿರ್ತೀನಿ!

ಮೈಸೂರು ಮಿತ್ರ
ಭಾನುವಾರ, 15 ಸೆಪ್ಟೆಂಬರ್ 2024
ಸತ್ಯೇನೋತ್ತಭಿತಾ ಭೂಮಿಃ!! ನಹಿ ಸತ್ಯಾತ್ಪರೋ ಧರ್ಮಃ!
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)
ಸಂಪಾದಕ: ಎಂ.ಗೋವಿಂದೇಗೌಡ *M.A.*

ಅಮೃತವಾಹಿನಿ.........

ಗೊರಕೆ ಹೊಡೆಯುವ ಸಾಧಕನಿಗೆ ಗರಿಕೆ ಹುಲ್ಲು ಬುದ್ಧಿ ಕಲಿಸುವುದು.
ಸೋತು ಸುಣ್ಣವಾದ ಛಲಗಾರನಿಗೆ ಸೋಲೇ ಮತ್ತಷ್ಟು ಬಲ ಹೆಚ್ಚಿಸುವುದು.

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { ಸಜ್ಜನರ ಮಾತು ಸಿಹಿ, ದುರ್ಜನರ ತುತ್ತು ಕಹಿ.

ನಿಮ್ಮ ಪತ್ರಗಳು

■ ಸರ್ಕಾರಿ ಶಾಲಾ–ಕಾಲೇಜುಗಳಲ್ಲಿ, ವಿದ್ಯಾರ್ಥಿ ನಿಲಯಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿ

ಮಾನ್ಯರೆ,

ರಾಜ್ಯದ ಎಲ್ಲಾ ಸರ್ಕಾರಿ ಶಾಲಾ–ಕಾಲೇಜು, ವಿದ್ಯಾರ್ಥಿ ನಿಲಯಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕೆಂದು ಸರ್ಕಾರ ಮತ್ತು ಶಿಕ್ಷಣ ಇಲಾಖೆಗೆ ನಮ್ಮದೊಂದು ಮನವಿ. ಈ ಕ್ರಮದಿಂದ ವಿದ್ಯಾರ್ಥಿಗಳ, ಅಧ್ಯಾಪಕರ, ಸಿಬ್ಬಂದಿಗಳ ಸುರಕ್ಷೆ ಹೆಚ್ಚುತ್ತದೆ ಮತ್ತು ಶಿಸ್ತುಬದ್ಧ, ಹೆಚ್ಚು ಜವಾಬ್ದಾರಿಯುತ ವಾತಾವರಣ ನಿರ್ಮಾಣವಾಗುತ್ತದೆ. ಇತ್ತೀಚೆಗೆ ನಡೆಯುತ್ತಿರುವ ವಿದ್ಯಾರ್ಥಿನಿಯರ ಅತ್ಯಾಚಾರ, ಮಾದಕ ವಸ್ತುಗಳ ಸೇವನೆ, ಕಾನೂನುಬಾಹಿರ ಚಟುವಟಿಕೆಗಳು, ಅನಧಿಕೃತ ಪ್ರವೇಶ, ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ಇದು ಉತ್ತಮ ಮಾರ್ಗವಾಗಿದೆ. ತುರ್ತು ಸಂದರ್ಭಗಳಲ್ಲಿ ಅಥವಾ ಅನಿರೀಕ್ಷಿತ ಘಟನೆಗಳ ಸಂದರ್ಭಗಳಲ್ಲಿ ರೆಕಾರ್ಡಿಂಗ್ ಮಾಡಿದ ದೃಶ್ಯಾವಳಿಗಳು, ತನಿಖೆ ಮಾಡಲು ಮತ್ತು ಕ್ರಮ ತೆಗೆದುಕೊಳ್ಳಲು ಸಹಾಯವಾಗುತ್ತದೆ. ಎಲ್ಲಾ ಖಾಸಗಿ ಶಾಲೆಗಳಲ್ಲಿ ಈ ವ್ಯವಸ್ಥೆಯಿದ್ದು, ಕಾರ್ಯ ನಿರ್ವಹಣೆ ಉತ್ತಮವಾಗಿದೆ. ಆದರೆ ನಮ್ಮ ಸರ್ಕಾರಿ ಶಾಲೆಯಲ್ಲಿ ಬಹಳ ಕಡಿಮೆ. ನಮ್ಮ ಸರ್ಕಾರಿ ಶಾಲಾ–ಕಾಲೇಜಿನ, ವಿದ್ಯಾರ್ಥಿ ನಿಲಯಗಳ, ವಿದ್ಯಾರ್ಥಿಗಳ, ಸುರಕ್ಷತೆ, ಕಲ್ಯಾಣಕ್ಕಾಗಿ, ಸುಗಮ ಕಾರ್ಯನಿರ್ವಹಣೆಗಾಗಿ ಈ ಸಲಹೆಯನ್ನು ಪರಿಗಣಿಸಬೇಕಾಗಿ ವಿನಂತಿ.

–ರಾಜು ಜೆ., ರಾಘವೇಂದ್ರ ನಗರ, ಮೈಸೂರು.

■ ದಸರಾ ಪಾಸುಗಳ ದುರ್ಬಳಕೆ ಬೇಡ

ಮಾನ್ಯರೆ,

ದಸರಾದಲ್ಲಿ ಪ್ರಾಯೋಜಕತ್ವಕ್ಕೆ ಜಿಲ್ಲಾಧಿಕಾರಿಗಳು ಸಭೆ ನಡೆಸಿದ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಸರಕಾರದಿಂದಲೂ ಅನುದಾನ ಪಡೆಯುತ್ತಿರುವ ಜಿಲ್ಲಾಡಳಿತಕ್ಕೆ ಖಾಸಗಿಯವರ ಪ್ರಾಯೋಜಕತ್ವ ಬೇಕಾ? ಅದೂ ಅಲ್ಲದೇ ಪ್ರಾಯೋಜಕರಿಂದ ಲಕ್ಷಾಂತರ ರೂಪಾಯಿ ಪಡೆದು ಕಳೆದ ಸಲ ಸೌಜನ್ಯಕ್ಕೂ ದಸರೆಯ ಪಾಸುಗಳನ್ನು ನೀಡದೇ ಅಲೆಸಿದ್ದಾರೆ. ಪಾಸುಗಳನ್ನು ಯಾರೋ ಎಲ್ಲೋ ದುರ್ಬಳಕೆ ಮಾಡಿಕೊಂಡು ಮಾರಿದ ಸುದ್ದಿಯೂ ಕಳೆದ ಸಲ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಈ ಚಂದಕ್ಕೆ ಖಾಸಗಿ ಪ್ರಾಯೋಜಕರು ಹಣ ನೀಡಬೇಕೇ?

–ಕೊ.ಸು.ನರಸಿಂಹ ಮೂರ್ತಿ, ಹಿರಿಯ ನಾಗರಿಕ, ಚಾಮರಾಜಪುರಂ, ಮೈಸೂರು.

■ ಉತ್ತನಹಳ್ಳಿ ರಸ್ತೆಯ ಕಸದ ರಾಶಿಗೆ ಮುಕ್ತಿ ಯಾವಾಗ?

ಮಾನ್ಯರೆ,

ಮೈಸೂರಿನಿಂದ ನಂಜನಗೂಡು ರಸ್ತೆ ಮೂಲಕ ಉತ್ತನಹಳ್ಳಿಗೆ ಹೋಗುವ ರಸ್ತೆ (ಟೋಲ್‌ಗೇಟ್ ಬಳಿ) ಬದಿಯಲ್ಲಿ ಬಿದ್ದಿರುವ ಕಸದ ರಾಶಿ ಗಬ್ಬೆದ್ದು ನಾರುತ್ತಿದ್ದು, ಇದರ ದುರ್ವಾಸನೆಯಿಂದ ಉತ್ತನಹಳ್ಳಿಯ ತ್ರಿಪುರಸುಂದರಿ ಅಮ್ಮನವರ ದೇವಸ್ಥಾನಕ್ಕೆ ಹೋಗುವ ಭಕ್ತರಿಗೆ ನೆಮ್ಮದಿ ಇಲ್ಲದಂತಾಗಿದೆ.

ಕಡಕೊಳ ಪಟ್ಟಣ ಪಂಚಾಯ್ತಿಯವರು ಈ ರಸ್ತೆ ನಮಗೆ ಸೇರಿದ್ದಲ್ಲ ಎಂದರೆ ಚಾಮುಂಡಿ ಬೆಟ್ಟ ಗ್ರಾಮ ಪಂಚಾಯ್ತಿಯವರು ಕಡಕೊಳ ಪಟ್ಟಣ ಪಂಚಾಯ್ತಿ ಕಡೆಗೆ ಕೈತೋರಿಸುತ್ತಾರೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಕೂಡಲೇ ಈ ಕಸವನ್ನು ತೆರವುಗೊಳಿಸದಿದ್ದರೆ ಸುತ್ತ–ಮುತ್ತಲಿನ ಗ್ರಾಮಸ್ಥರ ಜೊತೆಗೂಡಿ ರಸ್ತೆ ತಡೆ ನಡೆಸಬೇಕಾಗುತ್ತದೆ.

– ಕನಕಮೂರ್ತಿ, ಹಡಜನ ಕಾಂಗ್ರೆಸ್ ಮುಖಂಡ, ಮೈಸೂರು.

■ ವಿಶಿಷ್ಟ ರಾಜಕಾರಣಿಯಾಗಿದ್ದ ಯೆಚೂರಿ

ಮಾನ್ಯರೆ,



ಹಿರಿಯ ಕಮ್ಯುನಿಸ್ಟ್ ನಾಯಕ ಸೀತಾರಾಮ್ ಯೆಚೂರಿ ನಿಧನ ಹೊಂದಿದ್ದಾರೆ. ಕಳೆದ ಹಲವಾರು ದಿನಗಳಿಂದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ, ಈ 72 ವರ್ಷ ವಯಸ್ಸಿನ ಹಿರಿಯ ಧುರೀಣ, ನವದೆಹಲಿಯ ಏಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೃತಕ ಜೀವರಕ್ಷಕ ಸಾಧನಗಳನ್ನು ಅಳವಡಿಸಲಾಗಿತ್ತು.

ಸ್ವಾತಂತ್ರ್ಯೋತ್ತರ ಭಾರತೀಯ ರಾಜಕೀಯ ಇತಿಹಾಸದಲ್ಲಿ ಕಮ್ಯುನಿಸ್ಟ್ ಪಕ್ಷಗಳಿಗೆ ಬೇರೆ ರಾಜಕೀಯ ಪಕ್ಷಗಳಿಗಿಂತ ವಿಭಿನ್ನವೆಂದು ಹೇಳಬಹುದಾದ ತತ್ವ ಮತ್ತು ಸಿದ್ಧಾಂತಗಳಿವೆ. ಇಲ್ಲಿ ವ್ಯಕ್ತಿಗಿಂತ ಪಕ್ಷವೇ ಮುಖ್ಯ. ಇದಕ್ಕೊಂದು ಜ್ವಲಂತ ಉದಾಹರಣೆ ನೀಡಬಹುದಾದರೆ, 1996ರ ಲೋಕಸಭಾ ಚುನಾವಣೆಯಲ್ಲಿ ಅತಂತ್ರ ಲೋಕಸಭೆ ನಿರ್ಮಾಣಗೊಂಡ ನಂತರ, ಕೇಂದ್ರದಲ್ಲಿ ತೃತೀಯ ರಂಗ ಸರ್ಕಾರದ ರಚನೆಗೆ ಬಿರುಸಿನ ಚಟುವಟಿಕೆ ಪ್ರಾರಂಭಗೊಂಡಿತ್ತು. ಪ್ರಧಾನ ಮಂತ್ರಿಯ ಹುದ್ದೆಯನ್ನು ಒಪ್ಪಿಕೊಳ್ಳುವಂತೆ ಹಿರಿಯ ಕಮ್ಯುನಿಸ್ಟ್ ನಾಯಕ ಹಾಗೂ ಅಂದಿನ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ದಿ.ಜ್ಯೋತಿ ಬಸು ಅವರನ್ನು ಚಂದ್ರಬಾಬು ನಾಯ್ಡು ಸೇರಿದಂತೆ ಹಿರಿಯ ತೃತೀಯ ರಂಗದ ನಾಯಕರು ವಿನಂತಿಸಿದರು. ಆದರೆ, ಪಕ್ಷದ ಪಾಲಿಟ್‌ಬ್ಯೂರೋ ಈ ಪ್ರಸ್ತಾವನೆಯನ್ನು ಒಪ್ಪದ ಕಾರಣ, ಜ್ಯೋತಿ ಬಸು ಸಹ ಪ್ರಧಾನಿಯಾಗಲು ನಿರಾಕರಿಸಿದರು. ನಂತರ, ಹೆಚ್.ಡಿ. ದೇವೇಗೌಡರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು ಈಗ ಗತ ಇತಿಹಾಸ.

ಇನ್ನು ಸೀತಾರಾಮ ಯೆಚೂರಿಯವರು ಸುಮಾರು 5 ದಶಕಗಳ ಕಾಲದ ತಮ್ಮ ಸಾರ್ವಜನಿಕ ಜೀವನದಲ್ಲಿ ಪಕ್ಷದಲ್ಲಿ ಹಲವಾರು ಮಹತ್ವದ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಹಲವಾರು ವಿದ್ಯಾರ್ಥಿ ಸಂಘಟನೆಗಳ ಅಧ್ಯಕ್ಷರಾಗಿಯೂ ಸಹ ಕಾರ್ಯ ನಿರ್ವಹಿಸಿರುವ ಯೆಚೂರಿ, 2005 ರಿಂದ 2017 ರವರೆಗೆ ಪಶ್ಚಿಮ ಬಂಗಾಳದಿಂದ ಸಂಸತ್ತಿನ ಸದಸ್ಯರಾಗಿ, ರಾಜ್ಯಸಭೆಯನ್ನು ಪ್ರತಿನಿಧಿಸಿದ್ದರು. ಎರಡು ಬಾರಿ ಸಿಪಿಐ(ಎಂ)ನ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿರುವ ಯೆಚೂರಿಯವರನ್ನು ಒಂದು ರೀತಿಯಲ್ಲಿ ಅಜಾತಶತ್ರು ಎಂದು ಕರೆಯಬಹುದಾಗಿತ್ತು. ಯಾವುದೇ ಹಗರಣ ಅಥವಾ ವಿವಾದಗಳಿಗೆ ಸಿಲುಕದೇ ಪಕ್ಷದ ಧ್ಯೇಯಗಳಿಗೆ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿದ್ದ ಯೆಚೂರಿಯವರಲ್ಲಿ ಓರ್ವ ವಿಶಿಷ್ಟ ರಾಜಕಾರಣಿಯನ್ನು ಕಾಣಬಹುದಿತ್ತು. ಅವರಿಗೆ ಗೌರವಪೂರ್ವಕ ನಮನಗಳು.

–ಕೆ.ವಿ.ವಾಸು, ವಕೀಲರು ಮತ್ತು ನೋಟರಿ, ಮೈಸೂರು

ತಿದ್ದುಪಡಿ ಹಾಗೂ ಸ್ಪಷ್ಟೀಕರಣ

'ಮೈಸೂರು ಮಿತ್ರ' ಶನಿವಾರದ ಸಂಚಿಕೆಯ ಮುಖಪುಟದಲ್ಲಿ ಪ್ರಕಟವಾಗಿರುವ **'ಸಿಎಂ ಸಿದ್ದರಾಮಯ್ಯ ಪತ್ನಿ ಕೋರಿದ್ದು 13! ಮುಡಾ ನೀಡಿದ್ದು 14 ನಿವೇಶನ!!'** ಶೀರ್ಷಿಕೆಯಡಿಯ ವರದಿಯಲ್ಲಿ ಮೈಸೂರು ತಾಲೂಕು ಕೆಸರೆ ಗ್ರಾಮದ ಸರ್ವೆ ನಂ. 464 ರಲ್ಲಿ 23.16 ಎಕರೆ ಎಂದು ಪ್ರಕಟವಾಗಿದ್ದು, ಅದನ್ನು 3.16 ಎಕರೆ ಎಂದು ಓದಿಕೊಳ್ಳುವುದು. ಕಣ್ತಪ್ಪಿನಿಂದಾದ ಪ್ರಮಾದಕ್ಕೆ ವಿಷಾದಿಸುತ್ತೇವೆ.


– ಸಂಪಾದಕ

ನಾದ ಲಹರಿ



ಡಾ.ರಮಾ ವಿ. ಬೆಣ್ಣೂರ್
ಸಂಗೀತ ವಿಮರ್ಶಕರು
ಮೊ: 99452 82346

ಗುರುಬ್ರಹ್ಮ ಗುರುವಿಷ್ಣು!



"ಗುರುವಿನ ಮೂಲಕವೇ ನಮ್ಮ ಉನ್ನತಿ. ಗುರುವೇ ಸನ್ಮಾರ್ಗವನ್ನು ತೋರುವ, ಶಿಷ್ಯನ ಸಕಲ ಏಳಿಗೆಗೆ ಕಾರಣವಾಗುವ ಸರ್ವೋತ್ತಮ. ಅವನ ಚರಣಸ್ಪರ್ಶವೇ ಶಿಷ್ಯನ ಸೌಭಾಗ್ಯ. ಗುರು ಸಹ ಅದಕ್ಕೆ ತಕ್ಕಂತಹವನೇ ಆಗಿರುತ್ತಿದ್ದ. ನಿಸ್ವಾರ್ಥದಿಂದ ತನ್ನ ವಿದ್ಯೆಯನ್ನು ಧಾರೆ ಎರೆಯುವುದಲ್ಲದೆ ಶಿಷ್ಯನು ತನ್ನನ್ನೂ ಮೀರಿಸಲಿ ಎಂದು ಬಯಸುವ ಸುವಿಚಾರಿ.

ಅದೊಂದು ಸಣ್ಣ ಕುಟೀರ. ಅಲ್ಲಿ ಅಧ್ಯಯನಕ್ಕೆ ಬೇಕಾದ ಸಾಮಗ್ರಿಗಳೆಲ್ಲವನ್ನೂ ಅಚ್ಚುಕಟ್ಟಾಗಿ ಜೋಡಿಸಿ ಇಡಲಾಗಿದೆ. ಹೊರಗೆ ದೊಡ್ಡ ಮರದ ತಂಪಾದ ನೆರಳಿನಲ್ಲಿ ಶಿಷ್ಯರು ಕುಳಿತಿದ್ದಾರೆ. ಪೀಠ ಒಂದರ ಮೇಲೆ ಆಸೀನರಾದ ಗುರುಗಳು ಶಿಷ್ಯರಿಗೆ ಶ್ಲೋಕ ರೂಪದಲ್ಲಿರುವ ಗಹನ ವಿಚಾರವನ್ನು ಅರ್ಥೈಸುತ್ತಿದ್ದಾರೆ. ಒಳಗೆ ಗುರುಪತ್ನಿ ಅಡುಗೆಯ ತಯಾರಿ ಮಾಡುತ್ತಲೇ ಪಾಠ ಪ್ರವಚನದ ಕಡೆಗೂ ಕಿವಿಗೊಟ್ಟಿದ್ದಾಳೆ. ಮುಂಜಾನೆ ಮಕ್ಕಳು ನದಿಯಲ್ಲಿ ಮಿಂದು, ಗುರುಪತ್ನಿಗೆ ಬೇಕಾದ ಕಟ್ಟಿಗೆಗಳನ್ನು ತಂದು, ಅವರಿಗೆ ಅಡುಗೆಯಲ್ಲಿ ಸಹಕರಿಸಿ, ತಮ್ಮ ಅಧ್ಯಯನದಲ್ಲಿ ತೊಡಗುತ್ತಾರೆ. ಬಟ್ಟೆ ತೊಳೆವ, ನೀರು ತರುವ, ಗುರುಸೇವೆಯ ಎಲ್ಲ ಕೆಲಸಗಳನ್ನೂ ಶ್ರದ್ಧೆಯಿಂದ ಮಾಡುವ ಶಿಷ್ಯರ ಮೇಲೆ ಗುರುವಿಗೂ ಅತೀವ ಅಕ್ಕರೆ. ಅವರಿಗೆ ಛಂದಸ್ಸು, ಜ್ಯೋತಿಷ್ಯ, ಅರ್ಥಶಾಸ್ತ್ರ, ಕಾವ್ಯ, ವಿವಿಧ ಶಾಸ್ತ್ರಗಳಷ್ಟೇ ಅಲ್ಲದೆ ಅವರೆಲ್ಲರೂ ಉತ್ತಮ ಮಾನವರಾಗಲು ಬೇಕಾದ ಮೌಲ್ಯಗಳನ್ನೂ ಅವರೊಳಗೆ ತುಂಬಿ, ಶಿಷ್ಯರ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗುತ್ತಾರೆ. ಅದಕ್ಕಾಗಿ ಅವರು ಯಾವ ಶುಲ್ಕವನ್ನೂ ನಿರೀಕ್ಷಿಸುವುದಿಲ್ಲ. ಅದು ವಿದ್ಯಾ ದಾನ. ಹನ್ನೆರಡರಿಂದ ಹದಿನಾರು ವರ್ಷಗಳವರೆಗೆ ಗುರುವಿನ ಪದತಲದಲ್ಲಿಯೇ ಕುಳಿತು ಕಲಿವ ಅವರೀರ್ವರ ನಡುವೆ ಸಹಜವಾಗಿಯೇ ಒಂದು ಮಧುರ ಭಾವ, ಭಕ್ತಿ, ಬಾಂಧವ್ಯ ಅಲ್ಲಿ ನೆಲಸಿರುತ್ತದೆ. ರಾಜನ ಮಕ್ಕಳಾಗಲಿ, ಶ್ರೀಸಾಮಾನ್ಯನ ಮಕ್ಕಳಾಗಲಿ, ಅಲ್ಲಿ ಎಲ್ಲರೂ ಒಂದೇ.

ಮಕ್ಕಳನ್ನು ಕರೆತಂದು ಗುರುಗಳ ಆಶ್ರಯದಲ್ಲಿ ಬಿಟ್ಟು ಹೋಗುವ ತಂದೆ–ತಾಯಂದಿರಿಗೆ ತಮ್ಮ ಪುತ್ರನು ಇನ್ನು ಹನ್ನೆರಡು ವರುಷಗಳಲ್ಲಿ ವಿದ್ಯಾ ಪಾರಂಗತನಾಗಿ, ಅತ್ಯುತ್ತಮ ಮಾನವನಾಗಿ ಹೊರಬರುತ್ತಾನೆ ಎಂಬುದರಲ್ಲಿ ಎಳ್ಳಷ್ಟೂ ಸಂಶಯವಿಲ್ಲ. ಅಧ್ಯಯನ ಮುಗಿದ ನಂತರ ಶಿಷ್ಯರು, ಗುರು ಇಚ್ಛೆಪಟ್ಟಲ್ಲಿ, ಅವರಿಗೆ ಗುರುದಕ್ಷಿಣೆ ನೀಡುವ ಸೌಭಾಗ್ಯವನ್ನು ಪಡೆಯುತ್ತಾನೆ.

ಅದೊಂದು ಮಹಾನ್ ಸಂಗೀತಗಾರನ ಮನೆ. ಆ ಮನೆಯ ಕಂಬಕಂಬವೂ ಸಂಗೀತದ ಸ್ವರಗಳನ್ನು ಅನುರಣಿಸುತ್ತಿದೆಯೇನೋ ಎನ್ನುವಂತಿದೆ. ಸದಾ ಕಲಾದೇವಿಯ ಆರಾಧನೆ ನಡೆಯುವ ಆ ಮನೆಯಲ್ಲಿ ಲಕ್ಷ್ಮಿಗೆ ನೆಲಸಲು ಅದೇಕೊ ಮುನಿಸು. ಆಕೆ ಬರುವುದೇ ಇಲ್ಲ ಎಂದೇನಿಲ್ಲ. ಬಂದಷ್ಟೇ ವೇಗವಾಗಿ ಹರಿದು ಹೋಗಿಬಿಡುತ್ತಾಳಷ್ಟೆ. ಹೀಗಾಗಿ ಅಲ್ಲಿ ಊಟ ಉಪಚಾರ ಎಂಬುದು ನಡೆದಾಗ ಅಷ್ಟೇ. ಮಿಕ್ಕಂತೆ ಸಂಗೀತದಿಂದಲೇ ಹೊಟ್ಟೆ ತುಂಬಿಸಿಕೊಳ್ಳಬೇಕು. ಅವರಲ್ಲಿ ವಿದ್ಯೆ ಕಲಿಯಲು ಹಂಬಲಿಸಿ ಬಂದ ಶಿಷ್ಯರು ಕೆಲವರು. ಅವರೊಳಗೆ ಅಡಗಿದ ಪ್ರತಿಭೆಯನ್ನು ಗುರುತಿಸಿದ ಗುರು, ಸಂತೋಷದಿಂದ ಅವರಿಗೆ ಸಂಗೀತ ವಿದ್ಯೆಯನ್ನೆರೆಯಲು ಒಪ್ಪಿರುತ್ತಾನೆ. ಪಾತ್ರರಿಗೆ ತನ್ನಲ್ಲಿರುವ ಗಾಂಧರ್ವ ವಿದ್ಯೆಯನ್ನು ದಾನ ಮಾಡುವುದೊಂದೇ ಗುರಿ. ಮಿಕ್ಕ ಅಡ್ಡಿ ಆತಂಕಗಳೆಲ್ಲ ಗೌಣ. ಆತನ ಪಾಠ ಕ್ರಮವೇನೂ ಸುಲಭದ್ದಲ್ಲ. ಬೆಳಗಿನ ಜಾವದಲ್ಲಿಯೇ ಎದ್ದು, ಶಿಷ್ಯನನ್ನು ಸ್ವರಗಳ ಅಭ್ಯಾಸಕ್ಕಾಗಿ ಕೂರಿಸುವುದಲ್ಲದೆ, ಅದರಲ್ಲಿ ಯಾವ ತಪ್ಪೂ ಇರದಂತೆ ಗಮನಿಸುತ್ತಾನೆ. ಸ್ನಾನ, ಉಪಾಹಾರದ ನಂತರ ಮತ್ತೆ ಪಾಠ. ಅದು ಗಂಟೆಗಟ್ಟಲೆ ಆಗುವಂತಹುದು. ಶಿಷ್ಯನನ್ನು ತಿದ್ದಿ ತೀಡಿ, ಅವನ ಕಂಠಕ್ಕೋ, (ವಾದ್ಯವಾದಲ್ಲಿ)ಬೆರಳಿಗೋ ಒಂದು ಸ್ವರೂಪ–ಸುಸ್ಥಿತಿ ಬರುವವರೆಗೂ ಕಠಿಣ ಶಿಕ್ಷೆ(ಪಾಠ) ನಡೆಯುತ್ತದೆ. ಊಟದ ನಂತರ ಸ್ವಲ್ಪ ವಿಶ್ರಾಂತಿ. ಮತ್ತೆ ಹೇಳಿಕೊಟ್ಟ ಹೊಸ ಪಾಠವನ್ನು ಮನನ ಮಾಡಿ, ಶಿಷ್ಯನು ಗುರುವಿಗೆ ಒಪ್ಪಿಸಬೇಕು. ಅದರಲ್ಲಿ ತುಸು ವ್ಯತ್ಯಾಸವನ್ನೂ ಸಹಿಸಲಾರ ಗುರು. ತಪ್ಪುವ ಶಿಷ್ಯನಿಗೆ ಎಲ್ಲರೆದುರಿಗೆ ಬೈಗುಳದ ಜೊತೆಗೆ ಕಪಾಳಮೋಕ್ಷವೂ ಲಭಿಸೀತು. ಕಲಿತ ಪಾಠವನ್ನು ಸರಿಯಾಗಿ ಒಪ್ಪಿಸಿದ ನಂತರ ಶಿಷ್ಯನ ಮೇಲೆ ಪ್ರೀತಿಯ ಸುರಿಮಳೆಯೂ ಸುರಿದೀತು. ಪ್ರಯೋಗದ ಜೊತೆಗೆ ಶಾಸ್ತ್ರದ ಪರಿಚಯವೂ ಆಗುತ್ತಿರುತ್ತದೆ. ಗುರುವಿನ ಮನೆಗೆ ಬಂದುಹೋಗುವ ವಿದ್ವಾಂಸರೊಟ್ಟಿಗೆ ನಡೆಯುವ ಸಂಗೀತ ಚರ್ಚೆಗಳನ್ನು ಕೇಳುತ್ತಾ ತನ್ನ ಜ್ಞಾನ ಭಂಡಾರವನ್ನು ಹೆಚ್ಚಿಸಿಕೊಳ್ಳುವ ಸುಯೋಗ ಶಿಷ್ಯನಿಗೆ.

ಎಷ್ಟೇ ಬಡತನ ಇದ್ದರೂ ಶಿಷ್ಯರನ್ನು ಮಾತ್ರ ಉಪವಾಸ ಕೆಡವದಂತೆ ನೋಡಿಕೊಳ್ಳುವ ಮಾತೃ ಹೃದಯ ಗುರುವಿನದು. ಇಲ್ಲೂ ಸಹ ಕಲಿಸುವ ವಿದ್ಯೆಗೆ ಶುಲ್ಕ ತೆಗೆದುಕೊಳ್ಳುವ, ವಿದ್ಯಾದಾನವನ್ನು ಅಪವಿತ್ರಗೊಳಿಸುವ ಮಾತೇ ಇಲ್ಲ. ಶಿಷ್ಯನು ಬೇರೆಯವರ ಎದುರಿಗೆ ವಿದ್ಯೆಯನ್ನು ಪ್ರದರ್ಶನ ಮಾಡಬಲ್ಲ ಎಂಬ ನಂಬಿಕೆ ಗುರುವಿಗೆ ಬಂದೊಡನೆಯೇ ಅವನನ್ನು ಮೊದಲು ತನ್ನೊಡನೆ ಕಛೇರಿಯ ವೇದಿಕೆಯಲ್ಲಿ ಕುಳ್ಳಿರಿಸಿಕೊಳ್ಳುವ. ಜೊತೆಯಲ್ಲಿ ಹಾಡಲು, ಅವಕಾಶ ನೀಡುವ. ಸಂಗೀತ ರಸಿಕರು ಶಿಷ್ಯನ ವಿದ್ಯೆಯನ್ನು ಮೆಚ್ಚಿದ ನಂತರ ಅವನೊಬ್ಬನೇ ತನಿಯಾಗಿ ಹಾಡಲು–ನುಡಿಸಲು ಒಪ್ಪಿಗೆ ನೀಡಿ, ಮನಃಪೂರ್ವಕವಾಗಿ ಹರಸುವ.

ಈ ಗುರು ಶಿಷ್ಯರ ಬಾಂಧವ್ಯದಲ್ಲಿ–ಗುರುಕುಲವಾಸದಲ್ಲಿ ಜಾತಿ–ಮತ–ಪಂಥ ಇವುಗಳ ಗೋಜೇ ಇಲ್ಲದ, ಕೇವಲ ವಿದ್ಯೆಗೆ, ಕಲಿಕೆಗೆ ಪ್ರಾಮುಖ್ಯತೆ ನೀಡುವ ವಾತಾವರಣ ಅದು. ಈ ಎರಡೂ ಸನ್ನಿವೇಶಗಳು ನಮ್ಮಲ್ಲಿಯೇ– ಭಾರತದಲ್ಲಿಯೇ ಇದ್ದಂತಹ ಗುರುಕುಲ ಪದ್ಧತಿಗಳು. ಗುರುವಿಗೆ ಅತ್ಯಂತ ಉನ್ನತ ಸ್ಥಾನ ಕೊಟ್ಟಿತ್ತು ಭಾರತ. ತ್ರಿಮೂರ್ತಿಗಳನ್ನೂ ಗುರುವಿನಲ್ಲಿ ಕಂಡಂತಹ ಸಂಸ್ಕೃತಿ ನಮ್ಮದು. ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂದರು ದಾಸರು. ಗುರುವಿನ ಮೂಲಕವೇ ನಮ್ಮ ಉನ್ನತಿ. ಗುರುವೇ ಸನ್ಮಾರ್ಗವನ್ನು ತೋರುವ, ಶಿಷ್ಯನ ಸಕಲ ಏಳಿಗೆಗೆ ಕಾರಣವಾಗುವ ಸರ್ವೋತ್ತಮ. ಅವನ ಚರಣಸ್ಪರ್ಶವೇ ಶಿಷ್ಯನ ಸೌಭಾಗ್ಯ. ಗುರು ಸಹ ಅದಕ್ಕೆ ತಕ್ಕಂತಹವನೇ ಆಗಿರುತ್ತಿದ್ದ. ನಿಸ್ವಾರ್ಥದಿಂದ ತನ್ನ ವಿದ್ಯೆಯನ್ನು ಧಾರೆ ಎರೆಯುವುದಲ್ಲದೆ ಶಿಷ್ಯನು ತನ್ನನ್ನೂ ಮೀರಿಸಲಿ ಎಂದು ಬಯಸುವ ಸುವಿಚಾರಿ ಆಗಿದ್ದ.


ಈಗ ಒಂದು ಕ್ಷಣ ಕಣ್ಣುಮುಚ್ಚಿ, ಇಂದಿನ ವಾಸ್ತವವನ್ನು ನೆನಪಿಸಿಕೊಳ್ಳಿ. ಸೆಪ್ಟೆಂಬರ್ ಐದರಂದು ಮಾತ್ರ ಶಿಕ್ಷಕರಿಗೆ ಶುಭ ಕೋರಿದರೆ ಮುಗಿಯಿತೆ? ಒಂದಕ್ಕರಂ ಕಲಿಸಿದಾತಂ ಗುರು ಎಂದರು ಹಿರಿಯರು. ಗುರುಗಳನ್ನು ಕುರಿತು ಏಕವಚನದಲ್ಲಿ ಮಾತನಾಡುವ, ಗೌರವವನ್ನೇ ತೋರದ, ಗೂಂಡಾಗಿರಿಗೂ ಹವಣಿಸುವ ಇಂದಿನ ಈ ನಡವಳಿಕೆಗೆ ಕಾರಣ ಏನೆಂಬುದನ್ನು ಪ್ರತಿಯೊಬ್ಬರೂ ಯೋಚಿಸಬೇಕಲ್ಲವೇ? ಯಾರ ಹುಟ್ಟುಹಬ್ಬದ ನೆನಪಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸುತ್ತೇವೆಯೋ ಆ ಮಹಾನ್ ಶಿಕ್ಷಕ ಸರ್ವಪಲ್ಲಿ ರಾಧಾಕೃಷ್ಣನ್ ಅವರನ್ನು ಶಿಷ್ಯರು ಮೈಸೂರಿನಲ್ಲಿ ಬೀಳ್ಕೊಡುವಾಗ ಅದೆಂತಹ ಹೃದಯಸ್ಪರ್ಶಿ ವಾತಾವರಣ ನಿರ್ಮಾಣವಾಗಿತ್ತು ಎಂಬುದನ್ನು ನೆನಪಿಸಿಕೊಳ್ಳಿ. ಅದಕ್ಕೆ ಕಾರಣವಾದರೂ ಅವರೊಬ್ಬ ಮಹಾನ್ ಗುರು ಎಂಬುದಷ್ಟೇ. ಅಂತಹವರನ್ನು ಸ್ಮರಿಸುವಾಗಲಾದರೂ ಇಂದಿನ ಗುರು–ಶಿಷ್ಯ ಸಂಬಂಧವನ್ನು ಸುಧಾರಿಸಬೇಕೆಂದು ಬಯಸುವ ಮನಗಳೆಲ್ಲವೂ ಈ ನಿಟ್ಟಿನಲ್ಲಿ ತಮ್ಮಿಂದಾಗುವ ಯತ್ನವನ್ನು ಮಾಡಬೇಕಿದೆ. ಶಿಕ್ಷಕರೂ ತಮ್ಮ ಜವಾಬ್ದಾರಿಯನ್ನರಿತು, ಶಿಷ್ಯಪ್ರೇಮವನ್ನು ವೃದ್ಧಿಸಿಕೊಳ್ಳಬೇಕಿದೆ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎಂದು ಹೇಳಿಬಿಡುವುದು ಎಷ್ಟು ಸುಲಭ. ಅವರನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಹಿರಿಯರ–ಶಿಕ್ಷಕರ ಪಾಲೂ ಇದೆಯಲ್ಲವೇ?

ನಮ್ಮ ಮೈಸೂರಿನ ಅಸಾಮಾನ್ಯರು...



ಮಹಾರಾಜ ಮುಮ್ಮಡಿ ಕೃಷ್ಣರಾಜ ಒಡೆಯರಿಂದ ಹಿಡಿದು ಯದುವಂಶದ ಕೊನೆಯ ಮಹಾರಾಜರಾದ ಜಯಚಾಮರಾಜ ಒಡೆಯರ್ ಆಡಳಿತದ ಅವಧಿಯವರೆಗೆ ಅನೇಕ ಶ್ರೇಷ್ಠ ಮಹನೀಯರು ಮೈಸೂರು ರಾಜ್ಯದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಅಂತಹ ಕೆಲವರ ಹೆಸರುಗಳನ್ನು ಮೈಸೂರು ಚರಿತ್ರೆಗೆ ಸಂಬಂಧಪಟ್ಟ ಇತಿಹಾಸದ ಪುಸ್ತಕಗಳಲ್ಲಿ ಪ್ರಸ್ತಾಪಿಸಿರುವುದನ್ನು ನಾವು ಕಾಣುತ್ತೇವೆ. ಆಡಳಿತದ ಪ್ರಮುಖ ಹುದ್ದೆಯಲ್ಲಿದ್ದು, ಗಣನೀಯ ಸೇವೆ ಸಲ್ಲಿಸಿದ್ದ ಕೆಲವರ ಹೆಸರುಗಳು ಅವುಗಳಲ್ಲಿ ಕಂಡು ಬಂದರೂ, ಅವರಂತೆಯೇ ಅಪೂರ್ವ ಸೇವೆ ಸಲ್ಲಿಸಿರುವ ಇತರ ನೂರಾರು ಮಂದಿ ಎಲ್ಲಿಯೂ ಪ್ರಸ್ತಾಪಗೊಳ್ಳದೆ ಎಲೆಮರೆಕಾಯಿಯಾಗಿ ಉಳಿದು ಹೋಗಿದ್ದಾರೆ. ನೆನಪಿನ ಅಂಗಳದಿಂದ ಜಾರಿ ಹೋಗಿದ್ದಾರೆ. ಹಾಗೆ ಸೇವೆ ಸಲ್ಲಿಸಿದರಲ್ಲಿ ಹಲವಾರು ಮಂದಿ ಅಂದಿಗೆ ಖ್ಯಾತನಾಮರಾಗಿದ್ದರೂ ಇಂದು ಅವರ ಬಗ್ಗೆ ನಮಗೆ ಹೆಚ್ಚು ತಿಳಿಯದೆ ಹೋಗಿದೆ. ನೆನಪಿನಿಂದ ಅಳಿಸಿಹೋಗಿದ್ದಾರೆ. ಕೆಲವರ ಸೇವೆಯನ್ನಾದರೂ ಇಲ್ಲಿ ಗುರುತಿಸುವ ಪ್ರಯತ್ನ ನನ್ನದು. ಇಂತಹ ಪ್ರಯತ್ನ ಬಹಳ ಹಿಂದೆಯೇ ಪ್ರಾರಂಭಿಸುವ ಉದ್ದೇಶ ಹೊಂದಿದ್ದರೂ, ಅದು ಈಗ ಸಾಧ್ಯವಾಗುತ್ತಿದೆ. ನೆನಪಿನಂಗಳದಿಂದ ಮರೆಯಾದ ಮಹನೀಯರ ಪರಿಚಯ ಒಂದು ಮಾಲಿಕೆಯಾಗಿ ಪ್ರಕಟಗೊಳ್ಳಲಿದೆ. ಅವು 'ಮೈಸೂರು ಮಿತ್ರ' ಓದುಗರಿಗೆ ಮೆಚ್ಚುಗೆಯಾದರೆ, ಅದೇ ನನಗೆ ಬರೆದ ತೃಪ್ತಿ.

35. ಬಿ.ಎಸ್.ವೆಂಕಟಾಚಾರಿಯರ್





ಗೌರಿ ಸತ್ಯ
ಹಿರಿಯ ಪತ್ರಕರ್ತರು
ಮೊ. 87627 88685

ಬ್ರಿಟನ್ನಿನ ವೇಲ್ಸ್‌ನ ಯುವರಾಜ ಮತ್ತು ಯುವರಾಣಿ ಮೈಸೂರಿಗೆ ಬಂದಿದ್ದಾಗ ಯಾವುದೇ ಕೊರತೆಯಾಗದಂತೆ ವ್ಯವಸ್ಥೆಗಳನ್ನು ಮಾಡಿ ಮೈಸೂರು ಮಹಾರಾಜರಿಂದ ಶಹಬಾಸ್‌ಗಿರಿ ಪಡೆದ ಮೈಸೂರಿನವರು ಬಿ.ಎಸ್. ವೆಂಕಟಾಚಾರಿಯರ್ ಅವರು. ಇವರು ಮೈಸೂರು ಮತ್ತು ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿದ್ದು ಉತ್ತಮ ಕೆಲಸ ಮಾಡಿ ಹೆಸರು ಪಡೆದವರು ಕೂಡ.

ಅಂದಿಗೆ ಮೈಸೂರಿನಲ್ಲಿ ಹೆಚ್ಚಿನ ಶಿಕ್ಷಣ ಪಡೆಯಲು ಸೌಕರ್ಯಗಳಿರಲಿಲ್ಲ. ಮೈಸೂರು ವಿಶ್ವವಿದ್ಯಾನಿಲಯ ಇನ್ನೂ ಸ್ಥಾಪನೆಯಾಗಿರಲಿಲ್ಲ. ಅದು ಸ್ಥಾಪನೆಯಾಗಿದ್ದು 1916ರಲ್ಲಿ. ಅಲ್ಲಿ ಓದಿದರೂ ಪದವಿಯನ್ನು ಮದ್ರಾಸ್ ವಿಶ್ವವಿದ್ಯಾನಿಲಯದಿಂದ ಪಡೆದುಕೊಳ್ಳಬೇಕಾಗುತ್ತಿತ್ತು. ಇದರಿಂದಾಗಿ ಅಂದು ಉನ್ನತ ಶಿಕ್ಷಣ ಪಡೆಯಲು ಬಯಸುವವರು ಬೆಂಗಳೂರು ಮತ್ತು ಮದ್ರಾಸ್ ನಗರಗಳನ್ನು ಆಸರಿಸುತ್ತಿದ್ದರು. ಬೆಂಗಳೂರಿನಲ್ಲಿ ಸೆಂಟ್ರಲ್ ಕಾಲೇಜು 1858ರಲ್ಲಿ ಪ್ರಾರಂಭವಾಗಿತ್ತು. ಅದು ಪ್ರಾರಂಭದಲ್ಲಿ ಹೈಸ್ಕೂಲ್ ಆಗಿದ್ದು, ನಂತರ 1886ರಲ್ಲಿ ಕಾಲೇಜಾಗಿ ಪರಿವರ್ತಿತವಾಯಿತು. ಹೀಗಾಗಿ 1853ರಲ್ಲಿ ಮೈಸೂರಿನಲ್ಲಿ ಹುಟ್ಟಿದ್ದ ವೆಂಕಟಾಚಾರಿಯರ್ ಅವರು ಬೆಂಗಳೂರಿನ ಸೆಂಟ್ರಲ್ ಕಾಲೇಜು ಮತ್ತು ಮದ್ರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ ಶಿಕ್ಷಣ ಪಡೆದರು. ನಂತರ ಬೆಂಗಳೂರಿನ ಇಂಜಿನಿಯರಿಂಗ್ ಮತ್ತು ಸೈನ್ಸ್ ಶಾಲೆಯಲ್ಲಿ ಇಂಜಿನಿಯರಿಂಗ್ ಅಭ್ಯಾಸ ಮಾಡಿದರು.

1878ರಲ್ಲಿ ಸರ್ಕಾರಿ ಕೆಲಸಕ್ಕೆ ಸೇರಿದ ಇವರನ್ನು ಮೊದಲಿಗೆ ಶಿವಮೊಗ್ಗದಲ್ಲಿ ಅಪ್ರೆಂಟಿಸ್ ಇಂಜಿನಿಯರನ್ನಾಗಿ ನೇಮಿಸಲಾಯಿತು. ಎರಡು ವರ್ಷಗಳ ನಂತರ ಇವರು ಮೇಲ್ಬಡ್ತಿ ಪಡೆದು ಅಸಿಸ್ಟೆಂಟ್ ಇಂಜಿನಿಯರ್ ಆದರು. ಈ ಹುದ್ದೆಯಲ್ಲಿ ಅವರು ಹಾಸನ, ಮೈಸೂರು ಮತ್ತು ಶಿವಮೊಗ್ಗದಲ್ಲಿ ಕರ್ತವ್ಯ ನಿರ್ವಹಿಸಿದರು. ಏಳು ವರ್ಷಗಳ ನಂತರ ಅವರು ಎಕ್ಸಿಕ್ಯುಟಿವ್ ಇಂಜಿನಿಯರ್ ಸ್ಥಾನಕ್ಕೆ ಪದೋನ್ನತಿ ಗಳಿಸಿ ಶಿವಮೊಗ್ಗದಲ್ಲಿ ಕೆಲಸ ಮಾಡಿದರು. 1893ರಲ್ಲಿ ಅವರನ್ನು ನಾಲ್ಕನೇ ದರ್ಜೆ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಯಲ್ಲಿ ಖಾಯಂಗೊಳಿಸಲಾಯಿತು.

1897ರಲ್ಲಿ ಬೆಂಗಳೂರಿಗೆ ವರ್ಗಾವಣೆಯಾಗಿ ಬಂದ ವೆಂಕಟಾಚಾರಿಯರ್ ಒಂದು ವರ್ಷದ ನಂತರ ಮೂರನೇ ದರ್ಜೆಗೇರಿದರು. 1904ರಲ್ಲಿ ಮೂರನೇ ದರ್ಜೆಯಿಂದ ಎರಡನೇ ದರ್ಜೆಗೆ ಏರುವವರೆಗೆ ಹಾಗೂ ನಂತರದ ವರ್ಷದಲ್ಲಿ ಒಂದನೇ ದರ್ಜೆಗೆ ಏರುವವರೆಗೆ ಇದೇ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿದರು. ಈ ಹುದ್ದೆಯಲ್ಲಿದ್ದಾಗಲೇ ಅವರು ಬ್ರಿಟನ್ನಿನ ಪ್ರಿನ್ಸ್ ಆಫ್ ವೇಲ್ಸ್ ದಂಪತಿಗಳು ಮೈಸೂರಿಗೆ ಭೇಟಿ ನೀಡಿದಾಗ ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕಾಗಿ ಬಂದದ್ದು.

ಮುಂದೆ ಬ್ರಿಟನ್ನಿನ ದೊರೆಯಾದ ಐದನೇ ಜಾರ್ಜ್ 1905ರ ನವೆಂಬರ್ ತಿಂಗಳಿನಿಂದ 1906ರ ಮಾರ್ಚ್‌ವರೆಗೆ ಭಾರತದಲ್ಲಿ ಪ್ರವಾಸ ಮಾಡಿದರು. ಏಳನೇ ಎಡ್ವರ್ಡ್ ದೊರೆಯ ಪುತ್ರರಾದ ಅವರು ಆಗಿನ್ನೂ ಪ್ರಿನ್ಸ್ ಆಫ್ ವೇಲ್ಸ್ ಆಗಿದ್ದರು. ಅಣ್ಣ ಆಲ್ಬರ್ಟ್ ವಿಕ್ಟರ್ ಬೇಗನೇ ಮೃತನಾದ್ದರಿಂದ ಜಾರ್ಜ್ ಫ್ರೆಡೆರಿಕ್ ಅರ್ನೆಸ್ಟ್ ಆಲ್ಬರ್ಟ್ 1911ರಲ್ಲಿ ಬ್ರಿಟನ್ನಿನ ದೊರೆಯಾಗಬೇಕಾಗಿ ಬಂತು. ಅದಕ್ಕೆ ಮುಂಚೆ ಹಾಗೂ ನಂತರ ಅವರು ದೊರೆಯಾದಾಗ ಬ್ರಿಟನ್ನಿನ ರಾಣಿಯಾದ ಅವರ ಪತ್ನಿ ಪ್ರಿನ್ಸೆಸ್ ಮೇರಿ ಜೊತೆ ಇಂಡಿಯಾದ ಪ್ರವಾಸ ಕೈಗೊಂಡರು.

ವೇಲ್ಸ್‌ನ ಯುವರಾಜರಾಗಿ ಇವರು ಕೈಗೊಂಡ ಮೊದಲ ಪ್ರವಾಸದ ಅಂಗವಾಗಿ 1906ರ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಇವರು ಮೈಸೂರಿಗೆ ಭೇಟಿ ನೀಡಿದರು. ಆ ಸಂದರ್ಭದಲ್ಲಿ ಇವರು ಮೊದಲ ಬಾರಿಗೆ ಮೈಸೂರಿನಲ್ಲಿ ವ್ಯವಸ್ಥೆಯಾಗಿದ್ದ ಕೈಗಾರಿಕಾ ಮತ್ತು ವ್ಯವಸಾಯ ವಸ್ತುಪ್ರದರ್ಶನಕ್ಕೆ ಭೇಟಿ ನೀಡಿದರು. ಇದು ಮುಂದೆ ದಸರಾ ವಸ್ತುಪ್ರದರ್ಶನವಾಗಿ ಹೆಸರು ಗಳಿಸಿತು. ವೇಲ್ಸ್‌ನ ಯುವರಾಜ ಚಾಮರಾಜೇಂದ್ರ ವೃತ್ತಿ ಶಿಕ್ಷಣ ಸಂಸ್ಥೆಗೆ (ಚಾಮರಾಜೇಂದ್ರ ಟೆಕ್ನಿಕಲ್ ಇನ್ಸ್‌ಟಿಟ್ಯೂಟ್)ಗೆ ಶಂಕುಸ್ಥಾಪನೆ ಮಾಡಿದರು. ಬಾರ್ಥಲೋಮಿಯಾ ಚರ್ಚಿನಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಹೆಗ್ಗಡದೇವನಕೋಟೆಯ ಅರಣ್ಯದಲ್ಲಿ ಇವರಿಗಾಗಿ ವಿಶೇಷವಾಗಿ ಏರ್ಪಡಿಸಲಾಗಿದ್ದ ಖೆಡ್ಡಾವನ್ನು ವೀಕ್ಷಿಸಿದರು. ಬೆಂಗಳೂರಿಗೆ ತೆರಳಿ ಕಬ್ಬನ್ ಪಾರ್ಕಿನಲ್ಲಿ ಬ್ರಿಟನ್ನಿನ ವಿಕ್ಟೋರಿಯಾ ರಾಣಿಯ ಪ್ರತಿಮೆಯನ್ನು ಅನಾವರಣ ಮಾಡಿದರು. ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರು ಬ್ರಿಟನ್ನಿನ ಈ ಯುವರಾಜ ಮತ್ತು ಯುವರಾಣಿ ಅತಿಥಿಗಳಿಗೆ ಜನವರಿ 30, 1906ರಂದು ಅಧಿಕೃತ ಸತ್ಕಾರವನ್ನು ಏರ್ಪಡಿಸಿ, ಗೌರವಿಸಿದರು.

ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಯಲ್ಲಿದ್ದಾಗಲೇ ವೆಂಕಟಾಚಾರಿಯರ್ ಅವರು ಪ್ರಿನ್ಸ್ ಆಫ್ ವೇಲ್ಸ್ ದಂಪತಿಗಳಿಗೆ ಒಬ್ಬ ಯುವರಾಜ ಮತ್ತು ಯುವರಾಣಿಯ ಮಟ್ಟದಲ್ಲಿ ಅಗತ್ಯವಾದ ವ್ಯವಸ್ಥೆಗಳನ್ನು ಮೈಸೂರು ಮತ್ತು ಬೆಂಗಳೂರು ನಗರಗಳಲ್ಲಿ ಮಾಡಿದ್ದುದು. ಈ ಕಾರ್ಯಕ್ರಮಗಳಲ್ಲಿ ಅವರಿಗೆ ಲೋಪವಾಗದಂತೆ ನೋಡಿಕೊಂಡಿದ್ದು, ವೆಂಕಟಾಚಾರಿಯರ್.

ಅವರ ಕಾರ್ಯದಕ್ಷತೆಯನ್ನು ಮೆಚ್ಚಿದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರು ದರ್ಬಾರಿನಲ್ಲಿ ಎಲ್ಲರೆದುರಿಗೆ ಅವರಿಗೆ ಖಿಲ್ಲತ್ತುಗಳನ್ನು ನೀಡುವ ಮೂಲಕ ಗೌರವಿಸಿದರು.

ಮಹಾರಾಜರು ವೆಂಕಟಾಚಾರಿಯರ್ ಅವರನ್ನು ಗೌರವಿಸಲು ಕಾರಣವನ್ನು ಅರಿಯಬೇಕಾದರೆ ನಾವು ಅಂದಿನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. 1906 ಅಂದರೆ ಅದು ಬ್ರಿಟಿಷರ ಆಡಳಿತದ ಕಾಲ. ಆಯಕಟ್ಟು ಸ್ಥಾನದಲ್ಲಿದ್ದವರು ಬಹುತೇಕ ಯೂರೋಪಿಯನ್ ಅಧಿಕಾರಿಗಳು. ಅವರುಗಳ ಮಧ್ಯೆ ನಮ್ಮವರೇ ಒಬ್ಬ ಅಧಿಕಾರಿ ತಾವು ಯಾವ ಬ್ರಿಟಿಷ್ ಅಧಿಕಾರಿಗೂ ಕಡಿಮೆ ಇಲ್ಲವೆಂದು ತೋರಿಸಿ ಕೊಟ್ಟದ್ದು ಹೆಗ್ಗಳಿಕೆಯ ಮಾತಾಗಿತ್ತು. ಈ ಕೀರ್ತಿ ಮೈಸೂರು ರಾಜ್ಯದ ಇಂಜಿನಿಯರ್ ಅವರದಾಗಿದ್ದು ಅದಕ್ಕೆ ವೆಂಕಟಾಚಾರಿಯರ್ ಅವರು ಪಾತ್ರರಾಗಿದ್ದರು. ಬ್ರಿಟಿಷ್ ಅಧಿಕಾರಿಗಳನ್ನು ಮೀರಿಸಿದ ಇಂತಹ ದಕ್ಷ ಅಧಿಕಾರಿಗಳು ನಮ್ಮಲ್ಲಿ ಅಂದಿಗೆ ಹಲವಾರು ಮಂದಿ ಇದ್ದರು. ಸ್ಥಳೀಯ ಅಧಿಕಾರಿಗಳು ಬ್ರಿಟಿಷರಿಗಿಂತ ಕಡಿಮೆಯೇನಿಲ್ಲ. ಅವರಷ್ಟೇ ಉತ್ತಮ, ಪ್ರಾಯಶಃ ಅವರಿಗಿಂತಲೂ ಚೆನ್ನಾಗಿ ಕರ್ತವ್ಯ ನಿರ್ವಹಿಸಬಲ್ಲರು ಎಂಬುದನ್ನು ವೆಂಕಟಾಚಾರಿಯರ್ ಅಂದು ತೋರಿಸಿಕೊಟ್ಟು ಸ್ಥಳೀಯರ, ಮಹಾರಾಜರ ಗೌರವವನ್ನು ಕಾಪಾಡಿದ್ದರು. ಮೈಸೂರು ಹೆಮ್ಮೆ ಪಡುವ ಅಧಿಕಾರಿಯಾಗಿದ್ದರು.

ವೆಂಕಟಾಚಾರಿಯರ್ ಮೇಸನ್ ಒಕ್ಕೂಟದ ಸದಸ್ಯರಾಗಿದ್ದರು. ಕೆಲವರಿಗೇ ಸದಸ್ಯರಾಗಬಹುದಾದ ಅರ್ಹತೆಯಿದ್ದ ಈ ಸಂಘದಲ್ಲಿ ಅವರು ಮದ್ರಾಸಿನ ಜಿಲ್ಲಾ ಗ್ರಾಂಡ್ ಸೂಪರಿಂಟೆಂಡೆಂಟ್ ಆಫ್ ವರ್ಕ್ಸ್ ಮತ್ತಿತರ ಉನ್ನತ ಸ್ಥಾನಗಳನ್ನು ಹೊಂದಿದ್ದರು.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy News papers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com, website: www.mysurumithra.com

ಒಂದನೇ ಪುಟದಿಂದ

ಮುನಿರತ್ನ ಬಂಧನ

ಸಂಜೆ 5.30ರ ವೇಳೆಯಲ್ಲಿ ಮುನಿರತ್ನ ಅವರನ್ನು ವಶಕ್ಕೆ ಪಡೆದಿರುವ ವಿಚಾರವನ್ನು ಕೋಲಾರ ಎಸ್ಪಿ ನಿಖಿಲ್ ಖಚಿತಪಡಿಸಿದ್ದರು. ನಂತರ ಬೆಂಗಳೂರಿನಿಂದ ಮುಳಬಾಗಿಲಿಗೆ ತೆರಳಿದ ಯಶವಂತಪುರ ಠಾಣೆ ಇನ್ಸ್‌ಪೆಕ್ಟರ್ ಗಿರೀಶ್ ಅವರ ವಶಕ್ಕೆ ಕೋಲಾರ ಪೊಲೀಸರು ಮುನಿರತ್ನ ಅವರನ್ನು ಒಪ್ಪಿಸಿದ್ದು, ಇನ್ಸ್‌ಪೆಕ್ಟರ್ ಗಿರೀಶ್ ಅವರು ಮುನಿರತ್ನರನ್ನು ಬಂಧಿಸಿ, ಬೆಂಗಳೂರಿಗೆ ಕರೆತಂದಿದ್ದಾರೆ.

ಹಿನ್ನೆಲೆ: ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಿದ್ದಕ್ಕಾಗಿ ಶಾಸಕ ಮುನಿರತ್ನ ಲಂಚ ಕೇಳಿದ್ದರು. ಲಂಚ ನೀಡದ ಕಾರಣ ಚಲುವರಾಜು ಅವರನ್ನು ತಮ್ಮ ಬಳಿಗೆ ಕರೆಸಿಕೊಂಡು ಜೀವ ಬೆದರಿಕೆ ಹಾಕಿ ಅತ್ಯಂತ ಕೆಟ್ಟ ಪದಗಳಿಂದ ನಿಂದಿಸಿದ್ದು, 36 ಲಕ್ಷ ರೂ. ಲಂಚ ನೀಡದಿದ್ದರೆ ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿದಂತೆ ನಿನ್ನನ್ನೂ ಹತ್ಯೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು ಎಂದು ದೂರಲ್ಲಿ ಉಲ್ಲೇಖಿಸಲಾಗಿತ್ತು. ತಮ್ಮ ಮೇಲೆ ಹಲ್ಲೆ ನಡೆಸಿ ಗುತ್ತಿಗೆಯನ್ನೂ ಕೂಡ ರದ್ದುಪಡಿಸಿದ್ದಾರೆ. ಮುಂದೆ ನಾನು ಜೀವಂತವಾಗಿ ಇರುತ್ತೇನೋ ಇಲ್ಲವೋ ಗೊತ್ತಿಲ್ಲ. ಮುನಿರತ್ನ ಜಾತಿ ನಿಂದನೆ ಮಾಡಿ ನನ್ನ ಪತ್ನಿ ಹಾಗೂ ತಾಯಿಯ ಬಗ್ಗೆ ಅಶ್ಲೀಲ ಭಾಷೆಯಲ್ಲಿ ನಿಂದಿಸಿದ್ದಾರೆ. ನಿನ್ನ ಹೆಂಡತಿಯ ಫೋಟೋ ತೋರಿಸು, ಹೆಂಡತಿಯನ್ನು ನನ್ನ ಮಂಚಕ್ಕೆ ಕಳುಹಿಸು ಎಂದೆಲ್ಲಾ ಮಾತನಾಡಿದ್ದಲ್ಲದೇ ಜೀವ ಬೆದರಿಕೆ ಹಾಕಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದ ಗುತ್ತಿಗೆದಾರ ಚಲುವರಾಜು, ಮುನಿರತ್ನ ಅಶ್ಲೀಲವಾಗಿ ಮಾತನಾಡಿರುವ ಆಡಿಯೋ ಬಿಡುಗಡೆ ಮಾಡಿದ್ದಲ್ಲದೇ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರಿಗೆ ಲಿಖಿತ ದೂರನ್ನು ಸಲ್ಲಿಸಿದ್ದರು.

ಈ ದೂರಿನಲ್ಲಿ ಮುನಿರತ್ನ ಮಾತ್ರವಲ್ಲದೇ ಅವರ ಆಪ್ತ ಸಹಾಯಕ ವಿಜಯಕುಮಾರ್, ಭದ್ರತಾ ಸಿಬ್ಬಂದಿ ಅಭಿಷೇಕ್ ಹಾಗೂ ಆಪ್ತ ವಸಂತ ಕುಮಾರ್ ಅವರನ್ನು ಆರೋಪಿಗಳಾಗಿ ಹೆಸರಿಸಲಾಗಿತ್ತು. ಈ ಪ್ರಕರಣವು ವ್ಯೆಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದಾಖಲಾದರೆ, ವೇಲು ನಾಯ್ಕರ್ ಎಂಬುವರು ಶೇಷಾದ್ರಿಪುರಂ ಠಾಣೆಯಲ್ಲಿ ಮುನಿರತ್ನ ಮತ್ತಿತರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದರು.

ತಮ್ಮ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿರುವುದು ತಿಳಿಯುತ್ತಿದ್ದಂತೆಯೇ ಮುನಿರತ್ನ ಅವರು ಬೆಂಗಳೂರಿನಿಂದ ಆಂಧ್ರಪ್ರದೇಶದ ಚಿತ್ತೂರಿನತ್ತ ಪ್ರಯಾಣ ಬೆಳೆಸಿದ್ದರು. ಈ ನಡುವೆ ಸಂಜೆ ವೇಳೆಗೆ ತಮ್ಮ ವಿರುದ್ಧದ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ವಿಡಿಯೋ ತುಣುಕನ್ನು ದೃಶ್ಯ ಮಾಧ್ಯಮಗಳಿಗೆ ರವಾನಿಸಿದ್ದರು. ತಮ್ಮ ಮೇಲಿನ ಆರೋಪ ನಿರಾಧಾರ ಎಂದಿದ್ದ ಅವರು, ಆಡಿಯೋದಲ್ಲಿ ಇರುವುದು ತನ್ನ ಧ್ವನಿಯೇ ಅಲ್ಲ ಎಂದು ನಿರಾಕರಿಸಿದ್ದರು. ಧ್ವನಿ ತನ್ನದೇ ಎಂದು ವಿಧಾನ ಸಭಾಧ್ಯಕ್ಷರ ಮುಂದೆ ಬಂದು ಸಾಬೀತು ಪಡಿಸಿದರೆ ತಾವು ಇಂದೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸವಾಲೆಸೆದಿದ್ದರು. ಅಲ್ಲದೇ ತನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ದಲಿತ ಮತ್ತು ಒಕ್ಕಲಿಗ ಸಮುದಾಯದವರನ್ನು ಎತ್ತಿಕಟ್ಟಿ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದರು. ಮುನಿರತ್ನ ಅವರ ಸ್ಪಷ್ಟೀಕರಣದ ವೀಡಿಯೋ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಕೇವಲ 30 ನಿಮಿಷಗಳಲ್ಲಿ ಅವರನ್ನು ಮುಳಬಾಗಿಲು ತಾಲೂಕಿನಲ್ಲಿ ಕೋಲಾರ ಜಿಲ್ಲೆ ಪೊಲೀಸರು ಬಂಧಿಸಿದರು.

ಸಂಸ್ಕಾರ, ಸಂಸ್ಕೃತಿ ಬೋಧಿಸುವುದ ಬಿಟ್ಟು ಶಾಸಕ ಮುನಿರತ್ನ ಬಾಯಿ ಶುದ್ಧ ಮಾಡಿ



ಬಾಯಿ ಬಿಟ್ಟರೆ ಸಂಸ್ಕಾರ, ಸಂಸ್ಕೃತಿ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ನಿಮ್ಮ ಶಾಸಕ ಮುನಿರತ್ನ ಅವರ ಕೆಟ್ಟುಹೋಗಿರುವ ಬಾಯಿಯನ್ನು ಶುದ್ಧ ಮಾಡಿ, ನಂತರ ಊರಿಗೆ ಬುದ್ಧಿ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿರುಗೇಟು ನೀಡಿದ್ದಾರೆ. ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು, ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯ ಬರೀ ಚುನಾವಣಾ ಕಾಲಕ್ಷೇಪಕ್ಕೆ ಸೀಮಿತ. ಚುನಾವಣೆ ಮುಗಿದರೆ ಈ ನಾಡಿನ ದಲಿತರು, ಶೋಷಿತರನ್ನು ಅವರು ಹಿಂದೂವಾಗಿ, ತಮ್ಮಲ್ಲಿ ಒಬ್ಬನಾಗಿ ಕಾಣುವುದಿಲ್ಲ, ಈ ಸಮುದಾಯಗಳ ಬಗ್ಗೆ ಬಿಜೆಪಿ ನಾಯಕರ ಮನಸ್ಸಿನಲ್ಲಿ ತುಂಬಿರುವ ದ್ವೇಷ, ಅಸೂಯೆ, ಅಸಹನೆಗೆ ಮುನಿರತ್ನ ಬಾಯಿಂದ ಉದುರಿದ ಅಣಿಮುತ್ತುಗಳೇ ಸಾಕ್ಷಿ ಎಂದಿದ್ದಾರೆ. ವೈರಲ್ ಆಗಿರುವ ಆಡಿಯೋದಲ್ಲಿ ಮುನಿರತ್ನ ಅವರು ದಲಿತ ಮತ್ತು ಒಕ್ಕಲಿಗ ಸಮುದಾಯವನ್ನು ಅತ್ಯಂತ ಅಶ್ಲೀಲವಾಗಿ, ಮನಸ್ಸೋಇಚ್ಛೆ ನಿಂದಿಸಿದ್ದಾರೆ. ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ. ಕೊನೆಗೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ, ಇವೆಲ್ಲವೂ ಅತ್ಯಂತ ಗಂಭೀರ ಸ್ವರೂಪದ ಅಪರಾಧಗಳಾಗಿವೆ. 40% ಕಮಿಷನ್ ಸರ್ಕಾರ ತೊಲಗಿದರೂ ಅದರಿಂದ ಹುಟ್ಟಿರುವ ರಕ್ತಬೀಜಾಸುರರು ಉಳಿದಿದ್ದಾರೆ, ಈಗ ನಾವು ಕೈಗೆತ್ತಿಕೊಂಡಿರುವ ಸ್ವಚ್ಛತಾ ಅಭಿಯಾನದಲ್ಲಿ ಈ ಹೊಲಸನ್ನು ಎಲ್ಲಿ ಇಡಬೇಕು ಅಲ್ಲಿಗೆ ಖಂಡಿತಾ ತಲುಪಿಸುತ್ತೇವೆ. ಮಾಧ್ಯಮಗಳ ಮುಂದೆ ನಿಂತು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಉಪದೇಶ ಕೊಡುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ತಮ್ಮದೇ ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಈಗ ಬಿಜೆಪಿ ನಾಯಕರಿಗೆ ಉಳಿದಿರುವುದು ಎರಡೇ ದಾರಿ; ಒಂದು ಮುನಿರತ್ನ ಅವರ ಹೇಳಿಕೆಗೆ ಬೆಂಬಲ ಕೊಟ್ಟು ತಾವು ದಲಿತ ವಿರೋಧಿಗಳು ಎಂದು ಒಪ್ಪಿಕೊಳ್ಳುವುದು. ಇಲ್ಲವೇ, ನಾಡಿನ ದಲಿತ ಸಮುದಾಯದವರ ಬಳಿ ಬಹಿರಂಗ ಕ್ಷಮೆ ಕೇಳಿ, ಮುನಿರತ್ನ ಅವರನ್ನು ಪಕ್ಷದಿಂದ ಹೊರದಬ್ಬುವುದು ಎಂದು ಖಾರವಾಗಿ ನುಡಿದಿದ್ದಾರೆ.

ಬಿಜೆಪಿ ಶಿಸ್ತು ಸಮಿತಿಯಿಂದ ಶಾಸಕ ಮುನಿರತ್ನಗೆ ನೋಟಿಸ್

ಲಂಚ ಹಾಗೂ ಜಾತಿ ನಿಂದನೆ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದ ಸಂಬಂಧ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಸಂಕಷ್ಟ ಎದುರಾಗಿರುವ ಬೆನ್ನಲ್ಲೇ ಬಿಜೆಪಿಯಿಂದ ಅವರಿಗೆ ನೋಟಿಸ್ ಜಾರಿಯಾಗಿದೆ. ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರು ಮುನಿರತ್ನ ಮೇಲೆ ಕೇಳಿ ಬಂದಿರುವ ಆರೋಪದ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ನೋಟಿಸ್ ನೀಡಿದ್ದಾರೆ. ಮುನಿರತ್ನ ಅವರದ್ದು ಎನ್ನಲಾದ ಆಡಿಯೋದಲ್ಲಿ ಅವಹೇಳನಕಾರಿಯಾಗಿ ಮಾತನಾಡಲಾಗಿದೆ ಎಂಬುದು ಹಲವೆಡೆ ಪ್ರಸಾರವಾಗುತ್ತಿದೆ. ಇದು ಪಕ್ಷದ ಶಿಸ್ತಿಗೆ ಧಕ್ಕೆಯನ್ನುಂಟು ಮಾಡಿದೆ. ನೋಟಿಸ್ ತಲುಪಿದ 5 ದಿನಗಳ ಒಳಗಾಗಿ ಶಿಸ್ತು ಸಮಿತಿ ಮುಂದೆ ಹಾಜರಾಗಿ ಸ್ಪಷ್ಟೀಕರಣ ನೀಡಬೇಕು ಎಂದು ತಿಳಿಸಲಾಗಿದೆ.

ಸಿದ್ದರಾಮಯ್ಯ ಮನೆ ಕಟ್ಟಿಕೊಂಡರು

ಕುಮಾರಸ್ವಾಮಿ ಬಳಿ ಈಗಲೂ ದಾಖಲೆಗಳು ಇವೆ ಎಂದ ಅವರು, ಸಿದ್ದರಾಮಯ್ಯ ಅವರನ್ನು ದಲಿತನ ಜಾಗದಲ್ಲಿ ಮನೆ ಕಟ್ಟಿಕೊಂಡಿರುವ ಬಗ್ಗೆ ಮಾತನಾಡಲು ಹೇಳಿ ನೋಡೋಣ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದರು.

ಸಿದ್ದರಾಮಯ್ಯ ನನ್ನದು ತೆರೆದ ಪುಸ್ತಕ ಎಂದು ಹೇಳುತ್ತಾರೆ. ದಲಿತನ ನಿವೇಶನದಲ್ಲಿ ಕಟ್ಟಿದ ಮನೆಯನ್ನು ಯಾರಿಗೆ ಮಾರಾಟ ಮಾಡಿದಿರಿ? ಈಗ ಆ ಮನೆ ಯಾರ ವಶದಲ್ಲಿದೆ? ಎಂದು ಪ್ರಶ್ನಿಸಿದ ಅವರು, ಸುಮ್ಮನೆ ಮಾರಾಟ ಮಾಡಿದ್ದೇನೆ ಎಂದು ಸಿದ್ದರಾಮಯ್ಯ ಹೆಸರಿಗೆ ಮಾತ್ರ ತೋರಿಸಿದ್ದಾರೆ ಅಷ್ಟೇ. ದಾಖಲಾತಿ ತೆರೆದರೆ ಸಿದ್ದರಾಮಯ್ಯನವರ ಅಕ್ರಮದ ದೊಡ್ಡ ರಾಮಾಯಣವೇ ಶುರುವಾಗುತ್ತದೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು

ವಿರುದ್ಧ ತನಿಖೆಗೆ ಆದೇಶಿಸುವಂತೆ ಕೋರಿ ದೂರು ನೀಡಲಾಗಿದೆ. ವಂಚನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳ ಸಹಿತ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರೂ, ಪಕ್ಷಪಾತ ಧೋರಣೆಯಿಂದ ಮತ್ತು ಸಿದ್ದರಾಮಯ್ಯ ಒತ್ತಡದಿಂದ ಪ್ರಕರಣ ಮುಕ್ತಾಯಗೊಳಿಸಿರುವ ಪೊಲೀಸರ ನಡೆಯನ್ನು ಸಹ ವಿರೋಧಿಸಿ ದೂರು ದಾಖಲಿಸಲಾಗಿದೆ. 2013–2018ರ ಅವಧಿಯಲ್ಲಿ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಸರ್ಕಾರದ ಸಾಧನೆಗಳ ಪ್ರಚಾರ ಕಾರ್ಯಗಳಿಗಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪಾಲಿಕೆಯ ಒಡೆತನದ 493 ಬಸ್ ತಂಗುದಾಣಗಳನ್ನು ಬಳಸಿಕೊಳ್ಳಲಾಗಿತ್ತು. ಈ ವೇಳೆ ಬಿಬಿಎಂಪಿಗೆ ಕಾನೂನು ರೀತಿ ರಾಜ್ಯ ಸರ್ಕಾರವು ಪಾವತಿಸಬೇಕಿದ್ದ 68.14 ಕೋಟಿ ರೂ. ಪಾವತಿಸದೆ ವಂಚಿಸಲಾಗಿದೆ. 2015–2017ರ ಎರಡು ವರ್ಷಗಳ ಅವಧಿಯಲ್ಲಿ ಬಿಬಿಎಂಪಿಯ 493 ಬಸ್ ತಂಗುದಾಣಗಳನ್ನು ತಮ್ಮ ಸರ್ಕಾರದ ಸಾಧನೆಗಳ ಪ್ರಚಾರ ಕಾರ್ಯಗಳಿಗೆಂದು ಬಳಸಿಕೊಂಡು, ನಯಾಪೈಸೆಯಷ್ಟೂ ಜಾಹಿರಾತು ಶುಲ್ಕ ಪಾವತಿಸಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಎಸಿಬಿ ಮತ್ತು ಲೋಕಾಯುಕ್ತದಲ್ಲಿ ದೂರು ದಾಖಲಾದ ಬಳಿಕ ಎಚ್ಚೆತ್ತುಕೊಂಡಿದ್ದ ಅಂದಿನ ವಿಶೇಷ ಆಯುಕ್ತರು (ಹಣಕಾಸು) 12.98 ಕೋಟಿ ರೂ. ಮೊತ್ತವನ್ನು ಪಾಲಿಕೆಗೆ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿಗೊಳಿಸಿದ್ದರು. ಆದರೆ, ಸರ್ಕಾರ ನೋಟೀಸ್‌ಗೆ ಸೊಪ್ಪು ಹಾಕಿರಲಿಲ್ಲ. ಸಿದ್ದರಾಮಯ್ಯನವರು 2ನೇ ಬಾರಿ ಸಿಎಂ ಆದ ಬಳಿಕ ಅವರ ಪ್ರಭಾವಕ್ಕೊಳಗಾಗಿ ಲೋಕಾಯುಕ್ತ ಪೊಲೀಸರು, ಯಾವುದೇ ಮಾಹಿತಿ ನೀಡದೆ ಇದೇ ವರ್ಷದ ಜು.26ರಂದು ಪ್ರಕರಣವನ್ನು ಮುಕ್ತಾಯಗೊಳಿಸಿದ್ದಾರೆ ಎಂದು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಕೋರಿ ಕೋರ್ಟ್‌ಗೆ ದೂರು ನೀಡಲಾಗಿದೆ.

ನಿರ್ಲಕ್ಷ್ಯಕ್ಕೆ ಒಳಗಾದವರ ಪರ ಧ್ವನಿ ಎತ್ತಿದ ನಾರಾಯಣ ಗುರುಗಳು ಶ್ರೇಷ್ಠ ಸಮಾಜ ಸುಧಾರಕರು

- ಮೈಸೂರಲ್ಲಿ ಶ್ರೀ ನಾರಾಯಣ ಗುರು ಜಯಂತ್ಯುತ್ಸವದಲ್ಲಿ ಮೈಸೂರು ಉಸ್ತುವಾರಿ ಸಚಿವ ಡಾ.ಮಹದೇವಪ್ಪ ಬಣ್ಣನೆ
- ಬಡವರಿಗಾಗಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಜ್ಞಾನದಾನಗೈದ ಮಹಾತ್ಮರು




ಮೈಸೂರಿನ ಕಲಾಮಂದಿರದಲ್ಲಿ ಶನಿವಾರ ನಡೆದ ಬ್ರಹ್ಮಶ್ರೀ ಶ್ರೀ ನಾರಾಯಣ ಗುರು ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ನಾರಾಯಣ ಗುರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಬಲಚಿತ್ರದಲ್ಲಿ ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅವರ ಭಾವಚಿತ್ರ ಮೆರವಣಿಗೆ ನಡೆಸುತ್ತಿರುವುದನ್ನು ಕಾಣಬಹುದು.

ಮೈಸೂರು,ಸೆ.14(ಎಂಟಿವೈ)–ಜಾತೀಯತೆಯಂತಹ ಅನಿಷ್ಟ ಪದ್ಧತಿಯ ವಿರುದ್ಧ ಹೋರಾಟ ಮಾಡಿ, ಪುರೋಹಿತಶಾಹಿ ವ್ಯವಸ್ಥೆಯನ್ನು ಧಿಕ್ಕರಿಸುವ ಮೂಲಕ ನಿರ್ಲಕ್ಷ್ಯಕ್ಕೆ ಒಳಗಾದವರ ಪರ ಧ್ವನಿ ಎತ್ತಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಶ್ರೇಷ್ಠ ಸಮಾಜ ಸುಧಾರಕರಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶನಿವಾರ ಆಯೋಜಿಸಿದ್ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ತಮ್ಮ ಸೈದ್ಧಾಂತಿಕ ನಿಲುವುಗಳ ಮೂಲಕ ಅನಿಷ್ಟ ಪದ್ಧತಿಗಳಿಂದ ಕೂಡಿದ್ದ ಕಾಲದಲ್ಲಿ ಸಮಾಜ ಸುಧಾರಣೆಗೆ ಹೋರಾಡಿದ ನಾರಾಯಣ ಗುರುಗಳು, ಜಾತಿಯ ಕಾರಣಕ್ಕೆ ನಿರ್ಲಕ್ಷ್ಯತೆ ಹಾಗೂ ನಿರ್ದಾಕ್ಷಣ್ಯಕ್ಕೆ ಒಳಗಾದವರ ಪರವಾಗಿ ದನಿ ಎತ್ತಿದ ಶ್ರೇಷ್ಠ ಚಿಂತಕರಾಗಿದ್ದರು. ಹಿಂದೂ ಧರ್ಮದಲ್ಲಿನ ಮನುವಾದವು ತಳಸ್ತರದ ಜನರನ್ನು ಸೇವೆ ಮಾಡಲೆಂದೇ ಪರಿಗಣಿಸಿತ್ತು. ನಾರಾಯಣ ಗುರುಗಳು ಈ ಅನಿಷ್ಟ ಪದ್ಧತಿಗಳ ವಿರುದ್ಧ ಪ್ರತಿಭಟಿಸಿದರು. ಅವರ ಹೋರಾಟದ ಪರಿಣಾಮ ಈಗ ಎಲ್ಲರೂ ಪ್ರಯೋಜನ ಪಡೆದಿದ್ದಾರೆ ಎಂದರು.

ಶಿಕ್ಷಣ ನಮ್ಮ ಪ್ರಗತಿಗೆ ದಾರಿ ಎಂದು ಶಾಲಾ ಹಾಗೂ ಕಾಲೇಜುಗಳನ್ನು ತೆರೆದರು. ಶಿಕ್ಷಣದಿಂದ ನಮ್ಮ ಹಕ್ಕುಗಳನ್ನು ಪಡೆಯಬಹುದು ಎಂದು ಶ್ರಮಿಸಿದರು. ಪ್ರಸ್ತುತ ಕೇರಳ ರಾಜ್ಯವು ಶಿಕ್ಷಣದಲ್ಲಿ ಶೇ. ನೂರರಷ್ಟು ಸಾಧನೆ ಮಾಡಲು ನಾರಾಯಣ ಗುರು ಅವರು ಕಾರಣರಾಗಿದ್ದಾರೆ. ಶೋಷಿತರು ಶಿಕ್ಷಣ ಪಡೆಯುವ ಮೂಲಕ ಸಮಾನತೆ ಸಾಧ್ಯ ಎಂದು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ಸಮಾನತೆ ಸಾಕಾರ: ಶಿಕ್ಷಣದ ಮೂಲಕ ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವ ಬೆಳೆದು ನಾವು ಸಮಾನತೆಯ ಜೀವನ ನಡೆಸಿ ನಮ್ಮ ಹಕ್ಕುಗಳನ್ನು ಪಡೆಯಲು ನೆರವಾದ ನಾರಾಯಣ ಗುರುಗಳು ಪ್ರೇರಣಾಶಕ್ತಿಯಾಗಬೇಕೆ ಹೊರತು ಪೂಜಾ ಶಕ್ತಿಯಾಗಬಾರದು. ತುಳಿತಕ್ಕೊಳಗಾದ ಸಮುದಾಯಗಳು ಸಂಘಟನಾತ್ಮಕ ಹೋರಾಟಕ್ಕೆ ಅಣಿಯಾಗಬೇಕು. ಜಾತಿ ಸಂಕೋಲೆಗಳಿಂದ ಬಿಡುಗಡೆಯಾಗಿ ಸಮಾನತೆ, ಸಮಾನ ಅವಕಾಶಗಳಲ್ಲಿ ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬದುಕಬೇಕು ಎಂದು ಕರೆ ನೀಡಿದರು.

ಧರ್ಮ ಸುಧಾರಕರು

> “ಶೂದ್ರರಿಗೆ ದೇವಸ್ಥಾನ ಪ್ರವೇಶ ನಿರಾಕರಿಸಿದ ಸಂದರ್ಭದಲ್ಲಿ ನಾರಾಯಣ ಗುರುಗಳು ಪ್ರತ್ಯೇಕ ದೇವಸ್ಥಾನ ನಿರ್ಮಿಸಿದರು. ಅಸ್ಪೃಶ್ಯತೆಗೆ ಬೇಸತ್ತು ಕೆಲವರು ಅನ್ಯಧರ್ಮಗಳಿಗೆ ಮತಾಂತರವಾಗುತ್ತಿದ್ದ ಕಾಲಘಟ್ಟದಲ್ಲಿ ಹಿಂದೂ ಧರ್ಮದಲ್ಲಿ ಇದ್ದು, ಸ್ವಾಭಿಮಾನದಿಂದ ಬದುಕುವಂತೆ ಮಾಡಿದರು
> –ಡಾ.ಡಿ.ತಿಮ್ಮಯ್ಯ, ಎಂಎಲ್‌ಸಿ.

ಮೆರವಣಿಗೆ: ಕಾರ್ಯಕ್ರಮದ ಅಂಗವಾಗಿ ಬ್ರಹ್ಮಶ್ರೀ ನಾರಾಯಣಗುರು ಅವರ ಭಾವಚಿತ್ರದ ಮೆರ ವಣಿಗೆ ಆಯೋಜಿಸಲಾಗಿತ್ತು. ಪೂಜಾ ಕುಣಿತ, ಡೊಳ್ಳು ಕುಣಿತ, ಕಂಸಾಳೆ, ಗೊಂಬೆ ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಮಹಾತ್ಮಗಾಂಧಿ ವೃತ್ತದಿಂದ ಚಿಕ್ಕಗಡಿಯಾರ, ಡಿ.ದೇವರಾಜ ಅರಸ್ ರಸ್ತೆ, ಜೆಎಲ್‌ಬಿ ರಸ್ತೆ, ವಿನೋಬಾ ರಸ್ತೆ ಮೂಲಕ ಸಾಗಿದ ಮೆರವಣಿಗೆ ಕಲಾಮಂದಿರ ತಲುಪಿತು. ಬಳಿಕ ಸಭಾ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಿ, ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಪೀಠದ ವಿಖ್ಯಾತನಂದ ಸ್ವಾಮೀಜಿ, ಶಿವಮೊಗ್ಗದ ನಾರಾಯಣಗುರು ಮಹಾಸಂಸ್ಥಾನ ಪೀಠದ ರೇಣುಕಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಸಿ.ಎಸ್.ಮಂಜೇಗೌಡ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಈಡಿಗ ಸಂಘದ ರಾಜ್ಯಾಧ್ಯಕ್ಷ ತಿಮ್ಮೇಗೌಡ, ಜಿಲ್ಲಾಧ್ಯಕ್ಷ ಪೋತರಾಜು, ಆರ್ಯ–ಈಡಿಗ ಮಹಿಳಾ ಸಂಘದ ಅಧ್ಯಕ್ಷೆ ಸರೋಜಮ್ಮ, ನಿವೃತ್ತ ಎಸಿಪಿ ಬಿ.ಕೆ.ಶಿವರಾಮು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಲೋಕ ಅದಾಲತ್‌ನಲ್ಲಿ 6,505 ಪ್ರಕರಣ ಇತ್ಯರ್ಥ



ಮೈಸೂರಲ್ಲಿ ಶನಿವಾರ ಲೋಕ ಅದಾಲತ್ ಆಯೋಜಿಸಲಾಗಿತ್ತು.

ಮೈಸೂರು, ಸೆ.14(ಬಿಎಲ್‌ಯು)– ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 6,505 ಪ್ರಕರಣಗಳು ಇತ್ಯರ್ಥವಾಗಿವೆ.

ಮೈಸೂರು ನಗರದ 44 ನ್ಯಾಯಾಲಯ ಸೇರಿದಂತೆ ಜಿಲ್ಲೆಯ 66 ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ನಡೆಯಿತು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ಮೈಸೂರು ಜಿಲ್ಲೆಯಲ್ಲಿ ಲೋಕ ಅದಾಲತ್ ಆಯೋಜಿಸಲಾಗಿತ್ತು. ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1,17,013 ಪ್ರಕರಣ ವಿಚಾರಣೆಗೆ ಬಾಕಿ ಇದ್ದು, ಇವುಗಳ ಪೈಕಿ 58,030 ಸಿವಿಲ್ ಪ್ರಕರಣ ಹಾಗೂ 58,983 ಕ್ರಿಮಿನಲ್ ಪ್ರಕರಣಗಳಾಗಿವೆ.

ಇವುಗಳಲ್ಲಿ 19,363 ರಾಜಿಯಾಗಬಹುದಾದ ಪ್ರಕರಣಗಳಿದ್ದು, ಇವುಗಳ ಪೈಕಿ 9,123 ರಾಜೀ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು. ಇಂತಹ ಪ್ರಕರಣಗಳಲ್ಲಿ 6,505 ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗಿದೆ.

ಮೈಸೂರು ನಗರ ಹಾಗೂ ತಾಲೂಕುಗಳ ಕೌಟುಂಬಿಕ ನ್ಯಾಯಾಲಯಗಳಲ್ಲಿ 31 ದಂಪತಿ ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಂಡು ಒಂದಾಗಿದ್ದಾರೆ. ರಾಜೀ ಸಂಧಾನದ ಮೂಲಕ ಒಟ್ಟು 36.02,361 ರೂಪಾಯಿ ಪರಿಹಾರ ಇತ್ಯರ್ಥವಾಗಿದೆ. ಇದಕ್ಕೆ ಸಹಕರಿಸಿದ ವಕೀಲರು, ಕಕ್ಷಿದಾರರು, ಪೊಲೀಸ್ ಇಲಾಖೆಯವರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರವೀಂದ್ರ ಹೆಗಡೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಚುನಾವಣಾ ರಾಜಕಾರಣಕ್ಕೆ ಸಹಕಾರ ಸಚಿವ ರಾಜಣ್ಣ ಗುಡ್‌ಬೈ

ಇನ್ನು ಮುಂದೆ ಬೇಕಾದವರ ಗೆಲ್ಲಿಸುತ್ತೇನೆ; ಬೇಡವಾದವರ ಸೋಲಿಸುತ್ತೇನೆ...!



ಬೆಂಗಳೂರು, ಸೆ.14(ಕೆಎಂಶಿ)– ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆ ಸೇರಿದಂತೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ತಮ್ಮ ನಿರ್ಧಾರ ಪ್ರಕಟಿಸಿದ ರಾಜಣ್ಣ, ಮುಂದಿನ ಚುನಾವಣೆಯಲ್ಲಿ ಯಾರನ್ನು ಗೆಲ್ಲಿಸಬೇಕೋ ಅವರನ್ನು ಗೆಲ್ಲಿಸುತ್ತೇನೆ. ಯಾರನ್ನು ಸೋಲಿಸಬೇಕೋ ಅವರನ್ನು ಸೋಲಿಸುತ್ತೇನೆ. ಅಷ್ಟೇ ನನ್ನ ಮುಂದಿನ ರಾಜಕೀಯ ಎಂದರು.

ಸಿದ್ದರಾಮಯ್ಯ ಇರುವವರೆಗೂ ಸಚಿವನಾಗಿ ಮುಂದುವರೆಯುತ್ತೇನೆ. ನಂತರ ಅದಕ್ಕೂ ಗುಡ್‌ಬೈ ಹೇಳುವುದಾಗಿ ತಿಳಿಸಿದ್ದಾರೆ. ಸಕ್ರಿಯ ರಾಜಕಾರಣದಲ್ಲಿ ಹಲವು ವರ್ಷಗಳಿಂದ ದುಡಿದಿದ್ದೇನೆ, ಸೋತಿದ್ದೇನೆ, ಗೆದ್ದಿದ್ದೇನೆ. ಮಂತ್ರಿಯಾಗಿಯೂ ಕೆಲಸ ಮಾಡಿದ್ದೇನೆ. ಇನ್ನು ನನಗೆ ಚುನಾವಣಾ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಸಿದ್ದರಾಮಯ್ಯ ಸಂಪುಟದಲ್ಲಿ ಮಂತ್ರಿಯಾದ ದಿನದಿಂದಲೂ, ಒಂದಲ್ಲಾ ಒಂದು ಹೇಳಿಕೆಗೆ ಸದಾ ವಿವಾದದಲ್ಲೇ ಇರುತ್ತಿದ್ದ ರಾಜಣ್ಣ ಅವರ ರಾಜಕೀಯ ನಿವೃತ್ತಿ ಘೋಷಣೆ ಕೆಲವರಿಗೆ ಅಚ್ಚರಿ ಮೂಡಿಸಿದೆ.

ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಪೂರ್ಣಾವಧಿಗೆ ಇರುತ್ತಾರೆ. ಒಂದು ವೇಳೆ ಅವರು ಅಧಿಕಾರದಿಂದ ಕೆಳಗಿಳಿದರೆ, ಗೃಹ ಸಚಿವ ಡಾ.ಪರಮೇಶ್ವರ್ ಇಲ್ಲವೇ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುತ್ತಾರೆಂದು ಹೇಳುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದರು.

ಇಂತಹ ಹೇಳಿಕೆಗಳೂ ಸೇರಿದಂತೆ ಸರ್ಕಾರ ಮತ್ತು ಪಕ್ಷವನ್ನು ಪದೇ ಪದೆ ಇಕ್ಕಟ್ಟಿಗೆ ಸಿಲುಕಿಸಿ ಸಿದ್ದರಾಮಯ್ಯ ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು.

ಇವರ ಮಾತಿಗೆ ಬ್ರೇಕ್ ಹಾಕಲು ಕೆಲವೊಮ್ಮೆ ವರಿಷ್ಠರೇ ಮಧ್ಯೆ ಪ್ರವೇಶಿಸಬೇಕಾಗುತ್ತಿತ್ತು. ಇಂತಹ ಹೇಳಿಕೆಗಳಿಂದ ರಾಜಣ್ಣ ದೂರ ಸರಿದಿದ್ದು ಇದೀಗ ರಾಜಕೀಯ ನಿವೃತ್ತಿಯ ಘೋಷಣೆ ಮಾಡಿದ್ದಾರೆ.

ಪ್ರಬಂಧ ಸ್ಪರ್ಧೆಯಲ್ಲಿ ಬಹುಮಾನ



ಮೆಲ್ಲಹಳ್ಳಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಾಜಮಂಗಲದ ರೋಟರಿ ಮೈಸೂರು ಉತ್ತರ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಭವಿತಾಶ್ರೀ ಚಿತ್ರಕಲಾ ವಿಭಾಗದಲ್ಲಿ ಪ್ರಥಮ, ಕಥೆ ಹೇಳುವ ವಿಭಾಗದಲ್ಲಿ ದ್ವಿತೀಯ ಬಹುಮಾನ, ಗಗನ್ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಹಾಗೂ ನಿಸರ್ಗ ಚಿತ್ರಕಲಾ ವಿಭಾಗದಲ್ಲಿ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಭಾಗ್ಯಲಕ್ಷ್ಮಿಗೆ ಪಿಹೆಚ್.ಡಿ ಪದವಿ



ಮೈಸೂರು: ಡಾ.ಸಿ.ಎಲ್.ರಮೇಶ್‌ಬಾಬು ಅವರ ಮಾರ್ಗದರ್ಶನದಲ್ಲಿ ಭಾಗ್ಯಲಕ್ಷ್ಮಿ ಸಾದರಪಡಿಸಿದ ಅಕ್ಯುಪಂಕ್ಚರ್ ಚಿಕಿತ್ಸೆಯಿಂದ ಯಕೃತ್ತಿನ ತೊಂದರೆಗಳ ನಿವಾರಣೆ ಕುರಿತ ಮಹಾಪ್ರಬಂಧವನ್ನು ಅಮೇರಿಕಾದ ಫ್ಲೋರಿಡಾದ ಯೋಗ ಯೂನಿವರ್ಸಿಟಿ ಪಿಎಚ್.ಡಿ ಪದವಿಗೆ ಅಂಗೀಕರಿಸಿದೆ.

ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ಸೆ.22ರಂದು ಬೆಳಗಾವಿಯಲ್ಲಿ ವಕೀಲರ ಪ್ರಥಮ ರಾಜ್ಯ ಸಮ್ಮೇಳನ

ಸೆ.17, ಸಿಎಂ ಭೇಟಿಯಾಗಿ ಮನವಿ ಸಲ್ಲಿಕೆ; ಶ್ರೀ ಬಸವ ಜಯಮೃತ್ಯುಂಜಯಸ್ವಾಮಿ

ಮೈಸೂರು, ಸೆ.14(ಜಿಎ)–ಪಂಚಮಸಾಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿಯಲ್ಲಿ ಸೆ.22 ರಂದು ವಕೀಲರ ಪ್ರಥಮ ರಾಜ್ಯ ಸಮಾವೇಶ ಆಯೋಜಿಸಲಾದೆ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ನಗರದ ಹೊಸಮಠದಲ್ಲಿ ಶನಿವಾರ ವಕೀಲರ ಪೂರ್ವಭಾವಿ ಸಭೆಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ಸಮಾವೇಶ ನಡೆಯಲಿದೆ. ಜತೆಗೆ ಮಧ್ಯಾಹ್ನ 1 ಗಂಟೆಗೆ ಧರಣಿ ಮಾಡುತ್ತೇವೆ. ಅಂದು ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು ಭಾಗದ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಸಮುದಾಯದ ಮಕ್ಕಳಿಗೆ ನ್ಯಾಯ ಕೊಡಿಸಬೇಕು ಎಂದು ಮನವಿ ಮಾಡಿದರು.

ವಕೀಲರ ಮೂಲಕ ಪಂಚಮಸಾಲಿ ಮೀಸಲಾತಿ ಎರಡನೇ ಹಂತದ ಹೋರಾಟ ಪ್ರಾರಂಭಿಸಲಾಗಿದೆ. ಅದರ ಭಾಗವಾಗಿ ಮೈಸೂರಿನಲ್ಲಿ ವಕೀಲರ ಪೂರ್ವಭಾವಿ ಸಭೆ ನಡೆಸಿ ಚರ್ಚಿಸಲಾಗುತ್ತಿದೆ. ನಮ್ಮ



ಮೈಸೂರಿನ ಹೊಸಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು.

ಸಮಾಜದ ಜನರ ನ್ಯಾಯಯುತ ಹಕ್ಕಾಗಿರುವ 2ಎ ಮೀಸಲಾತಿ ಪಡೆಯುವ ನಿಟ್ಟಿನಲ್ಲಿ ವಕೀಲರ ಸಂಘಟನೆ ಕೂಡಾ ಮಾಡಲಾಗಿದೆ. ಈಗ ರಾಜ್ಯವ್ಯಾಪಿ ಸಮಾಜದ ವಕೀಲರ ಸಂಘಟನೆ ಮಾಡಲಾಗಿದೆ. ಈಗಾಗಲೇ ನಾವೆಲ್ಲರೂ ಹೋರಾಟ ಮಾಡಿದರು ಸದನದಲ್ಲಿ ಶಾಸಕರು ಮಾತನಾಡಲಿಲ್ಲ. ಅದಕ್ಕಾಗಿ ವಕೀಲರ ಸಂಘಟಿಸಿ ಆ ಮೂಲಕ ಒತ್ತಡ ತರಲು ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದೆ ಎಂದರು.

ಸೆ.17ರಂದು ಗುಲ್ಬರ್ಗಾ ಭಾಗದ ಸಮುದಾಯ ಮುಖಂಡರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲಿದ್ದಾರೆ. ಯಾರೇ ಸಿಎಂ ಆಗಲಿ, ಯಾವುದೇ ಸರ್ಕಾರ ಬರಲಿ ಮೀಸಲಾತಿ ನೀಡುವವರೆಗೂ ನಮ್ಮ ಹೋರಾಟ ನಿರಂತರ ಎಂದರು. ಈಗಲೂ ಸರ್ಕಾರ ನಮ್ಮನ್ನು ಕರೆದು ಮೀಸಲಾತಿ ಸಂಬಂಧ ಚರ್ಚೆ ನಡೆಸದೆ ಇದ್ದರೆ ಮುಂದೆ ಉಗ್ರ ಹೋರಾಟ ಮಾಡುತ್ತೇವೆ. ಡಿಸೆಂಬರ್‌ನಲ್ಲಿ ನಡೆಯುವ ಅಧಿವೇಶನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದು ಹೋರಾಟ ಮಾಡುತ್ತೇವೆ. ಸರ್ಕಾರ ನಮ್ಮ ಜತೆ ಮಾತನಾಡುವ ಸೌಜನ್ಯ ತೋರಿಸಬೇಕು ಎಂದರು.

> “ರಾಜಕೀಯವಾಗಿಯೂ ನಮ್ಮ ಸಮಾಜಕ್ಕೆ ಅನ್ಯಾಯವಾಗಿದೆ. ರಾಜಕೀಯ ಅನ್ಯಾಯವನ್ನು ನಾವು ಸಹಿಸುತ್ತೇವೆ. ನಾವು ಬೆಳೆದ ಬೆಳೆ ನಷ್ಟವಾದರೂ ಸಹಿಸುತ್ತೇವೆ. ಆದರೆ, ನಮ್ಮ ಸಮಾಜದ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೇಳುತ್ತಿರುವ ಮೀಸಲಾತಿ ಕೊಡದಿದ್ದರೆ ನಾವು ಎಂದೂ ಸಹಿಸಲ್ಲ. ನಮ್ಮ ಸಮುದಾಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮೀಸಲಾತಿ ಬೇಕು. ಈ ಸಂಬಂಧ ನಾವು ಮೂರೂವರೆ ವರ್ಷದಿಂದ ಹೋರಾಟ ಮಾಡುತ್ತಿದ್ದೇವೆ. ಇಬ್ಬರು ಮುಖ್ಯಮಂತ್ರಿಗಳು, ಸರ್ಕಾರ ಬದಲಾಗಿದೆ. ಆದರೂ ನಮ್ಮ ಹೋರಾಟಕ್ಕೆ ಸರ್ಕಾರದಿಂದ ಬೆಲೆ ಸಿಕ್ಕಿಲ್ಲ.
> –ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ

ಬೆಳಗಾವಿಯಲ್ಲಿ ವಕೀಲರ ಸಮಾವೇಶದ ಮೂಲಕ ಬೃಹತ್ ಹೋರಾಟ ರೂಪಿಸಲಾಗುವುದು, ಕಾನೂನಾತ್ಮಕವಾಗಿ ಯಾವ ರೀತಿ ಹೋರಾಟ ಮಾಡಬೇಕು ಎನ್ನುವ ಬಗ್ಗೆ ಚರ್ಚಿಸಲು 10 ಜನ ಹಿರಿಯ ವಕೀಲರ ಸಮಿತಿ ರಚನೆ ಮಾಡಿ ಆ ಮೇಲೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮುಂದಿನ ಹೋರಾಟದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

ಅಧಿವೇಶನದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಬಗ್ಗೆ ಮಾತನಾಡುವಂತೆ ನಮ್ಮ ಸಮುದಾಯದ ಎಲ್ಲ ಶಾಸಕರಿಗೆ ತಿಳಿಸಿದ್ದೆ. ಆದರೆ, ಯಾರೂ ಈ ಸಂಬಂಧ ಮಾತನಾಡಿಲ್ಲ. ಕೇಳಿದರೆ ವಿಧಾನಸಭಾ ಅಧ್ಯಕ್ಷರು ಅವಕಾಶ ನೀಡಿಲ್ಲ ಎಂದು ಹೇಳುತ್ತಾರೆ. ಹಿಂದಿನ ಸರ್ಕಾರ ನಮ್ಮ ಹೋರಾಟಕ್ಕೆ ಭಯ ಪಡುತ್ತಿತ್ತು. ಈಗ ಶಾಸಕರು ಮಾತನಾಡುತ್ತಿಲ್ಲ. ಹಿಂದಿನ ಸರ್ಕಾರದಲ್ಲಿ ಬಿಜೆಪಿಯ ಶಾಸಕರುಗಳು ಸದನದಲ್ಲಿ ಮಾತನಾಡುತ್ತಿದ್ದರು. ನಮ್ಮ ಸಮಾಜದ ಶಾಸಕರು ಸಭಾತ್ಯಾಗ ಮಾಡಬೇಕಿತ್ತು. ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕಬೇಕಿತ್ತು ಎಂದು ಆಗ್ರಹಿಸಿದರು.

ಮಳವಳ್ಳಿ ಭಾಗಕ್ಕೆ ನೀರು ಬಿಡದೇ ಜಲಪಾತೋತ್ಸವ ಆಚರಣೆಗೆ ಆಕ್ರೋಶ

ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾದ ದಳ- ಬಿಜೆಪಿ ಕಾರ್ಯಕರ್ತರ ಬಂಧನ

ಮಳವಳ್ಳಿ,ಸೆ.14– ಮಳವಳ್ಳಿಯ ಕಡೆ ಭಾಗಕ್ಕೆ ನೀರು ಬಿಡದೇ ಗಗನಚುಕ್ಕಿ ಜಲಪಾತೋತ್ಸವ ಆಚರಿಸಲಾಗುತ್ತಿರುವುದನ್ನು ವಿರೋಧಿಸಿ ಮಾಜಿ ಶಾಸಕ ಡಾ.ಕೆ.ಅನ್ನದಾನಿ ನೇತೃತ್ವದಲ್ಲಿ ಜಲಪಾತೋತ್ಸವ ಉದ್ಘಾಟನೆಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಲು ಸಜ್ಜಾಗಿದ್ದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.

ಪಟ್ಟಣದ ಅನಂತರಾವ್ ವೃತ್ತದಲ್ಲಿ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಸೇರಿದಂತೆ ನೂರಾರು ಕಾರ್ಯಕರ್ತರು ಜಮಾಯಿಸಿ, ಕಳೆದ ಎರಡು ವರ್ಷಗಳಿಂದ ಮಳವಳ್ಳಿಯ ಕಡೆ ಭಾಗ ಕಾವೇರಿ ನೀರನ್ನು ನೋಡಿಯೇ ಇಲ್ಲ. ತಾಲೂಕಲ್ಲಿ ಬರ ತಾಂಡವವಾಡುತ್ತಿದ್ದು, ನಾಲೆಗಳಿಗೆ ಕೆಆರ್‌ಎಸ್‌ನಿಂದ ನೀರು ಬಿಟ್ಟರೂ ಕಡೆ ಭಾಗಕ್ಕೆ ಬರುತ್ತಿಲ್ಲ. ಈ ಬಗ್ಗೆ ಗಮನ ಹರಿಸದೇ ಕೃತಕವಾಗಿ ನೀರು ಹರಿಸಿ ಗಗನಚುಕ್ಕಿ ಜಲಪಾತೋತ್ಸವ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವನಸಮುದ್ರಕ್ಕೆ ಹೋಗುವ ಮಾರ್ಗದಲ್ಲಿ ಕಪ್ಪುಬಾವುಟ ಪ್ರದರ್ಶನಕ್ಕೆ ಸಿದ್ದತೆ ನಡೆಸಿದ್ದ ಕಾರ್ಯಕರ್ತರನ್ನು ಬಂಧಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಾ.ಕೆ.ಅನ್ನದಾನಿ, ನೀರಿಲ್ಲದೇ ಮಳವಳ್ಳಿಯ ಜನ ಕಂಗೆಟ್ಟಿದ್ದಾರೆ. ಬೆಳೆ ಬೆಳೆಯದೇ ಜೀವನ ನಡೆಸಲಾಗದ ದುಸ್ಥಿತಿ ನಿರ್ಮಾಣವಾಗಿ ಕಂಗಾಲಾಗಿರುವ ರೈತನಿಗೆ ಸಾಂತ್ವಾನ ಹೇಳಿ ನೀರು ಬಿಡುವುದನ್ನು ಬಿಟ್ಟು ಹಾಲಿ ಶಾಸಕರು ಗಗನಚುಕ್ಕಿ ಜಲಪಾತೋತ್ಸವದ ಮೂಲಕ ಮೋಜು, ಮಸ್ತಿಗೆ ಮುಂದಾಗಿದ್ದಾರೆ. ನೀರಿಲ್ಲದ ಜನಕ್ಕೆ ಈ ಮನರಂಜನೆ ಬೇಕೆ ಎಂದು ಪ್ರಶ್ನಿಸಿದರು.

ಕಳೆದ ಮೂರು ತಿಂಗಳಿನಿಂದ ಕೆಆರ್‌ಎಸ್ ಡ್ಯಾಂನಿಂದ ನಾಲೆಗಳಿಗೆ ನೀರು ಬಿಡಲಾಗುತ್ತಿದೆ. ಆದರೆ ತಮಿಳುನಾಡಿಗೆ ಮತ್ತು ಕುಡಿಯುವ ಸಲುವಾಗಿ ಬೆಂಗಳೂರಿಗೆ ನೀರು ಸರಬರಾಜಾಗುವುದು ಮಳವಳ್ಳಿ ತಾಲೂಕಿನ ಮೂಲಕವೇ. ಆದರೆ ಈ ತಾಲೂಕಿಗೆ ನೀರಿಲ್ಲ ಬೆಳೆ ಬೆಳೆಯಲು ನೀರಿಲ್ಲದೇ ರೈತ ಕಂಗಾಲಾಗಿದ್ದು, ಮಳವಳ್ಳಿಯ ಬಹುತೇಕ ಕೆರೆ ಕಟ್ಟೆಗಳು ಖಾಲಿ ಹೊಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳಿಗೆ ತಾಕೀತು ಮಾಡಿ, ನಾಲೆ, ಕೆರೆಗಳ ಹೂಳು ತೆಗೆಸುವುದನ್ನು ಬಿಟ್ಟು ಜಲಪಾತೋತ್ಸವ ಅವಶ್ಯಕತೆ ಇದೆಯೇ ಎಂದು ಅಸಮಾಧಾನ ವ್ಯಕ್ತಪಡಿಸಿದರು.



ಜಲಪಾತೋತ್ಸವ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು.

ಮಳವಳ್ಳಿ ತಾಲೂಕಿನ ದೊರನಹಳ್ಳಿ, ಮಾರಹಳ್ಳಿ, ಕಿರುಗಾವಲು, ಮಿಕ್ಕೆರೆ, ಹಲಗೂರು, ತಳಗವಾದಿ ಸೇರಿದಂತೆ ಹಲವು ಗ್ರಾಮಗಳಲ್ಲಿ ನೀರಿಲ್ಲದೇ ಜನ ಕಂಗೆಟ್ಟಿದ್ದಾರೆ. ಕೆಲವು ಕಡೆಯಂತು ಜನ ಜೆಡಿಎಸ್‌ಗೆ ಮತ ಕೊಡುತ್ತಾರೆಂದು ಉದ್ದೇಶಪೂರ್ವಕವಾಗಿ ನೀರು ಬಿಡುತ್ತಿಲ್ಲ. ಈ ಜನರ ಸಮಸ್ಯೆ ಕೇಳುವವರು ಯಾರು? ಕೇಂದ್ರ ಸಚಿವ ಕುಮಾರಸ್ವಾಮಿ ಸಹ ಈ ಬಗ್ಗೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದು, ನೀರು ಬಿಡುವಂತೆ ಸೂಚಿಸಿದ್ದಾರೆ. ಅದ್ಯಾವಾಗ ನೀರು ಬಿಡುತ್ತಾರೋ ಕಾದು ನೋಡೋಣ ಎಂದರು.

ಗಗನಚುಕ್ಕಿ ಜಲಪಾತೋತ್ಸವ ಮಾಡಲು ನಮ್ಮ ವಿರೋಧವಿಲ್ಲ. ಆದರೆ ನೀರು ಇದ್ದಾಗ ಉತ್ಸವ ನಡೆಸದೇ ಅಣೆಕಟ್ಟೆಯಲ್ಲಿ ನೀರು ಕಡಿಮೆಯಾದ ಮೇಲೆ ಕೃತಕವಾಗಿ ನೀರನ್ನು ಬಿಡುತ್ತಾ ಜಲಪಾತೋತ್ಸವ ಮಾಡಲು ಮುಂದಾಗಿದ್ದಾರೆ. ಈ ಮೂಲಕ ತಮಿಳುನಾಡಿಗೆ ಸುಖಾಸುಮ್ಮನೆ ನೀರು ಬಿಡಲಾಗುತ್ತಿದೆ. ಗಗನಚುಕ್ಕಿ ಜಲಪಾತಕ್ಕೆ ನೀರು ಹೆಚ್ಚಿನ ಪ್ರಮಾಣದಲ್ಲಿ ಬಂದರೆ ಅದು ಮಂಡ್ಯ ಜಿಲ್ಲೆಯ ರೈತರಿಗೆ ಅನುಕೂಲವಾಗುವುದಿಲ್ಲ ಬದಲಾಗಿ ಜಲಪಾತದಿಂದ ನೇರವಾಗಿ ಮುತ್ತತ್ತಿ, ಮೇಕೆದಾಟು ಮಾರ್ಗವಾಗಿ ತಮಿಳುನಾಡಿನ ಮೆಟ್ಟೂರು ಜಲಾಶಯ ಸೇರಲಿದೆ. ತಮಿಳುನಾಡಿಗೆ ಅನುಕೂಲ ಮಾಡಿಕೊಡಲು ನೀರು ಬಿಡಲಾಗುತ್ತಿದೆ ಎಂದು ಕಿಡಿಕಾರಿದರು.

ಬಳಿಕ ವಶಕ್ಕೆ ಪಡೆದ ಎಲ್ಲಾ ಕಾರ್ಯಕರ್ತರನ್ನು ಖಾಸಗಿ ಸಮುದಾಯ ಭವನಕ್ಕೆ ಕರೆದೋಯ್ದು ಕಾರ್ಯಕ್ರಮ ಮುಗಿದ ಬಳಿಕ ಎಲ್ಲರನ್ನು ಬಿಡುಗಡೆ ಮಾಡಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಕಂಸಾಗರ ರವಿ, ಮುಖಂಡರಾದ ಮುನಿರಾಜು, ಚಂದಹಳ್ಳಿ ಶ್ರೀಧರ್, ನಂದಕುಮಾರ್, ಮಹೇಶ್ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

ಗಗನಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೇಳಿದಾಗೆಲ್ಲಾ ಅಗತ್ಯವಿದ್ದಷ್ಟು ಅನುದಾನ ನೀಡುತ್ತಲೇ ಇದ್ದೇವೆ

ಮಳವಳ್ಳಿ: ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕೇಳಿದಾಗೆಲ್ಲಾ ಅಗತ್ಯವಿದ್ದಷ್ಟು ಅನುದಾನ ನೀಡುತ್ತಲೇ ಇದ್ದೇವೆ. ಅಧಿಕಾರ ಇದ್ದಾಗ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ನಯಾಪೈಸೆ ಕೊಡದ ಸುಳ್ಳಿನ ಸರದಾರರ ಪಿತೂರಿ, ಷಡ್ಯಂತ್ರಗಳಿಗೆ ತಲೆ ಒತ್ತೆ ಇಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ಸಂಜೆ ತಾಲೂಕಿನ ಶಿವನಸಮುದ್ರದಲ್ಲಿರುವ ಗಗನಚುಕ್ಕಿ ಜಲಪಾತೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಜನರ ಆರ್ಥಿಕ ಪ್ರಗತಿ–ಸಾಮಾಜಿಕ ನ್ಯಾಯ ಮತ್ತು ನಾಡಿನ ಸಮಗ್ರ ಪ್ರಗತಿ ವಿಚಾರದಲ್ಲಿ ರಾಜಿಯೇ ಇಲ್ಲ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.

ರಾಜ್ಯದ ಎಲ್ಲಾ ಜಾತಿ, ಎಲ್ಲಾ ವರ್ಗ, ಎಲ್ಲಾ ಧರ್ಮದ ಜನರಿಗೆ ಆರ್ಥಿಕ ಶಕ್ತಿ ಕೊಡುವುದು ನಮ್ಮ ಗುರಿಯಾಗಿದೆ. ನಾವು ಜಾರಿ ಮಾಡಿರುವ ಐದೂ ಯೋಜನೆಗಳೂ ಎಲ್ಲಾ ಜಾತಿಯ ಬಡವರು ಮತ್ತು ಮಧ್ಯಮ ವರ್ಗದವರಿಗೆ ತಲುಪಿಸಿದ್ದು, ನಮ್ಮ ಗ್ಯಾರಂಟಿಗಳನ್ನು ಟೀಕೆ ಮಾಡುತ್ತಾ ಇವುಗಳನ್ನು ಸ್ಥಗಿತಗೊಳಿಸಲು ಪಿತೂರಿ ಮಾಡುತ್ತಿರುವ ಬಿಜೆಪಿ, ಜೆಡಿಎಸ್ ಯಾವತ್ತೂ ಜನಪರ ಯೋಜನೆಗಳನ್ನು ಜಾರಿ ಮಾಡಲಿಲ್ಲ. ಆದ್ದರಿಂದ ಸುಳ್ಳಿನ ಸರದಾರರ ಪಿತೂರಿ, ಷಡ್ಯಂತ್ರಗಳಿಗೆ ತಲೆ ಒತ್ತೆ ಇಡಬೇಡಿ ಎಂದು ಕರೆ ನೀಡಿದರು.

ಗಗನಚುಕ್ಕಿ–ಬರಚುಕ್ಕಿ ಜಲಪಾತಗಳನ್ನು ಪ್ರವಾಸೋದ್ಯಮ ದೃಷ್ಟಿಯಿಂದ ಅಭಿವೃದ್ಧಿಗೊಳಿಸಲಾಗುವುದು. ಅಗತ್ಯವಿದ್ದಷ್ಟು ಹಣ ನೀಡಿ ಪ್ರವಾಸಿಗರಿಗೆ ಮೂಲಭೂತ ಸೌಕರ್ಯ ಒದಗಿಸಲಾಗುವುದು. ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರುತ್ತಿದ್ದೇವೆ. ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಅಗತ್ಯವಾದ ಆಕರ್ಷಕವಾದ ನೂರಾರು ಸ್ಥಳಗಳಿವೆ. ಇವುಗಳ ಬೆಳವಣಿಗೆಗೆ ಎಷ್ಟು ಬೇಕಾದರೂ ಹಣ ಕೊಡಲು ಸರ್ಕಾರ ಸಿದ್ಧವಿದೆ ಎಂದರು.


ಗಗನಚುಕ್ಕಿ ಜಲಪಾತೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡುತ್ತಿರುವುದು.

ರಾಜ್ಯ ಸರ್ಕಾರದ ಗ್ಯಾರಂಟಿಗಳನ್ನು ನಿಲ್ಲಿಸಲು ಪಿತೂರಿ ಮಾಡುತ್ತಿರುವವರು ಕೇಂದ್ರದಿಂದ ಹಣ ತಂದು ಮಂಡ್ಯದ ಅಭಿವೃದ್ಧಿಗೆ ಕೆಲಸ ಮಾತ್ರ ಮಾಡುತ್ತಿಲ್ಲ. ಆದ್ದರಿಂದ ಕೇವಲ ಮಾತಾಡಿಕೊಂಡು ಕಾಲ ಕಳೆಯುವವರಿಗೆ ರೈತರು, ಹಿಂದುಳಿದವರು, ದಲಿತರ ಪರವಾದ ಕಾಳಜಿಯೇ ಇಲ್ಲ ಎನ್ನುವುದು ಸಾಬೀತಾಗಿದೆ. ರಾಜ್ಯದಲ್ಲಿ ಕೃಷಿ ಇಲಾಖೆ, ನೀರಾವರಿ ಇಲಾಖೆ, ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಹಿಂದುಳಿದ ವರ್ಗಗಳ ಇಲಾಖೆ, ಲೋಕೋಪಯೋಗಿ ಇಲಾಖೆಯ ಎಲ್ಲಾ ಕೆಲಸಗಳೂ ನಡೆಯುತ್ತಿವೆ. ಯಾವುದೇ ಇಲಾಖೆಯ ಒಂದೂ ಕೆಲಸವೂ ಸ್ಥಗಿತಗೊಂಡಿಲ್ಲ. ಆದ್ದರಿಂದ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಸುಳ್ಳಿನ ಸರದಾರರ ಮಾತಿಗೆ ಬೆಲೆ ಕೊಡಬೇಡಿ. ಪೂರಿಗಾಲಿ ಏತ ನೀರಾವರಿ ಯೋಜನೆಯನ್ನು ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗಲೇ ಆರಂಭಿಸಿದ್ದೆ. ಈ ಯೋಜನೆಯನ್ನು ನಾನೇ ಉದ್ಘಾಟಿಸುತ್ತೇನೆ. ಸದ್ಯದಲ್ಲೇ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಚಿವ ಎನ್.ಚಲುವರಾಯ ಸ್ವಾಮಿ, ಶಾಸಕರಾದ ಮಾಗಡಿ ಬಾಲಕೃಷ್ಣ, ಎ.ಆರ್.ಕೃಷ್ಣ ಮೂರ್ತಿ, ಹನೂರು ಮಂಜುನಾಥ್, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ, ಸುದಾಮ್ ದಾಸ್, ಪ್ರಕಾಶ್ ರಾಥೋಡ್, ಜಿಲ್ಲಾ ಗ್ಯಾರಂಟಿ ಯೋಜನೆ ಉಪಾಧ್ಯಕ್ಷ ಸ್ಟಾರ್‌ಚಂದ್ರು ಉಪಸ್ಥಿತರಿದ್ದರು.

ಯುವಶಕ್ತಿ ಸಮಿತಿ ರಚಿಸಿ ನಾಗಮಂಗಲದಲ್ಲಿ ಶಾಂತಿ, ಸೌಹಾರ್ದತೆಗೆ ಆದ್ಯತೆ ನೀಡಿ

ಉಭಯ ಸಮುದಾಯಗಳ ಶಾಂತಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ

ನಾಗಮಂಗಲ,ಸೆ.14–ನಾಗಮಂಗಲದ ವಿವಿಧ ಸಮುದಾಯದ ಯುವಶಕ್ತಿ ಸಮಿತಿ ರಚಿಸಿ ಶಾಂತಿ ಹಾಗೂ ಸೌಹಾರ್ದತೆಗೆ ಆದ್ಯತೆ ನೀಡಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು.

ಶನಿವಾರ ಪಟ್ಟಣದ ಜಯಮ್ಮ–ಕೃಷ್ಣಪ್ಪ ಸಮುದಾಯ ಭವನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿವಿಧ ಸಮುದಾಯದ ಯುವಜನರು ಸಮಿತಿ ರಚಿಸಿಕೊಂಡು ಧಾರ್ಮಿಕ ಕಾರ್ಯಕ್ರಮಗಳ ಮೆರವಣಿಗೆ ನಡೆಯುವ ಸಂದರ್ಭದಲ್ಲಿ ಯಾವುದೇ ಬೀದಿಯಲ್ಲಿ ಸಾಗಿದರೂ ಯಾವುದೇ ಗಲಭೆಯಾಗದಂತೆ ಸೌಹಾರ್ದತೆ ಮೆರೆಯಬೇಕು. ತಾಲೂಕು ಇತರರಿಗೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.

ನಾಗಮಂಗಲದಲ್ಲಿ ಸೆ.11ರಂದು ಗಣಪತಿ ಮೆರವಣಿಗೆಯ ಸಂದರ್ಭದಲ್ಲಿ ಉಂಟಾಗ ಗಲಾಟೆ ವೈಯಕ್ತಿಕವಾಗಿ ಅತೀವ ನೋವು ಉಂಟು ಮಾಡಿದೆ. ಘಟನೆ ನಡೆದು ಹೋಗಿದೆ. ಅದನ್ನು ಪುನ: ಸ್ಮರಿಸುತ್ತ ಅದರ ಸುತ್ತ ಸುತ್ತುವುದು ಬೇಡ. ಅದರ ಬದಲಿಗೆ ಶಾಂತ ಚಿತ್ತದಿಂದ ಒಂದಾಗಿ ಎಲ್ಲರೂ ಮುಂದೆ ಸಾಗೋಣ ಎಂದು ಕರೆ ನೀಡಿದರು.

ಗಲಭೆ ಪೂರ್ವನಿಯೋಜಿತ ಅಥವಾ ಅನಿರೀಕ್ಷಿತವೂ ಎಂಬುದು ತನಿಖೆಯಿಂದ ತಿಳಿದು ಬರಲಿದೆ. ಕೆಲವು ಅಂಗಡಿ ಮುಂಗಟ್ಟುಗಳಿಗೆ ಹಾನಿಯಾಗಿದೆ. ಇದರ ಬಗ್ಗೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆದು ಸರ್ಕಾರದಿಂದ ಹಾಗೂ ವೈಯಕ್ತಿಕವಾಗಿಯೂ ಸಹ ಪರಿಹಾರ ಒದಗಿಸಿ ಜೀವನ ಕಟ್ಟಿಕೊಳ್ಳಲು ಸಹಕರಿಸಲಾಗುವುದು. ಇದಲ್ಲದೇ ತಾಲೂಕಿಗೆ ಭೇಟಿ ನೀಡಿ ಅಂಗಡಿ, ಮುಂಗಟ್ಟು ಹಾನಿಯಾದವರಿಗೆ ಕೆಲವರು ವೈಯಕ್ತಿಕವಾಗಿ ಸಹಾಯ ಮಾಡಿದ್ದಾರೆ. ಅವರಿಗೂ ಸಹ ಧನ್ಯವಾದಗಳು. ಸೋಮವಾರ ಈದ್ ಮಿಲಾದ್ ಹಬ್ಬವಿದ್ದು, ಅಂದು ಗಣೇಶ ವಿಸರ್ಜನೆ ಮೆರವಣಿಗೆ ಮಾಡುವುದು ಬೇಡ ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಗಲಭೆ ಉಂಟು ಮಾಡಿದವರಿಗೆ ಕಾನೂನು ರೀತಿ ಶಿಕ್ಷೆಯಾಗಲಿದೆ. ಆದರೆ ಈ ಸಣ್ಣ ಪ್ರಕರಣದಿಂದ 25 ಕ್ಕೂ ಹೆಚ್ಚು ಅಂಗಡಿ ಮುಂಗಟ್ಟಿಗೆ ಹಾನಿಯಾಗಿದೆ. ಇವರು ಜೀವನ ಕಟ್ಟಿಕೊಳ್ಳುವ ರೀತಿ ಹಾಗೂ ಮಾನಸಿಕ ಒತ್ತಡದ ಬಗ್ಗೆ ಚಿಂತಿಸಬೇಕಿದೆ. ಮಾನವೀಯ ಮೌಲ್ಯ ಮತ್ತು ಹೃದಯ ಶ್ರೀಮಂತಿಕೆಯನ್ನು ಭಾವನೆ ಬೆಳೆದರೆ ಇಂತಹ ಘಟನೆಗಳು ಘಟಿಸುವುದಿಲ್ಲ. ಸಹಬಾಳ್ವೆ ಹಾಗೂ ಭಾವೈಕ್ಯತೆಯನ್ನು ಹೆಚ್ಚು ಬೆಳೆಸಿಕೊಳ್ಳಬೇಕು. ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಕಾರ್ಯಕ್ರಮಗಳನ್ನು ಆಯೋಜಿಸಿಕೊಳ್ಳಬೇಕು. ಸರ್ಕಾರದಿಂದ ನೀಡಲಾಗುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಯಾವುದೇ ವದಂತಿಗಳಿಗೆ ಕಿವಿಕೊಡಬಾರದು. ಅವುಗಳನ್ನು ನಂಬಿ ಸಮಾಜದಲ್ಲಿ ಶಾಂತಿ ಕದಡುವ ಕೆಲಸಗಳಿಗೆ ಕೈ ಹಾಕಬಾರದು ಎಂದು ತಿಳಿಸಿದರು.

ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿ ಶಿವಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ವಚ್ಛವಾಹಿನಿ ಚಾಲಕರೆಂಬ ಕೀಳರಿಮೆ ಬೇಡ

● ಮಹಿಳೆಯರಿಗೆ ಸಚಿವ ಡಾ.ಮಹದೇವಪ್ಪ ಕಿವಿಮಾತು ● ವಾಹನ ಚಾಲನ ಪರವಾನಗಿ ವಿತರಣೆ



ಮೈಸೂರು,ಸೆ.14(ಎಸ್‌ಪಿಎನ್)– ಸ್ವಚ್ಛವಾಹಿನಿಯಲ್ಲಿ ಚಾಲಕ ವೃತ್ತಿಯಲ್ಲಿದ್ದೇವೆ ಎಂಬ ಹಿಂಜರಿಕೆ ತೊರೆದು ಇದನ್ನು ಉದ್ಯೋಗವಾಗಿ ಪರಿಗಣಿಸಿ ಕರ್ತವ್ಯ ನಿರ್ವಹಿಸಿ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಮಹಿಳೆಯರಿಗೆ ಕಿವಿಮಾತು ಹೇಳಿದರು.

ಮೈಸೂರು ಜಿಪಂ ಸಭಾಂಗಣದಲ್ಲಿ ಸ್ವಚ್ಛ ಭಾರತ್ ಯೋಜನೆಯಡಿ ಗ್ರಾಪಂಗಳಲ್ಲಿ ಕಸ ಸಂಗ್ರಹಿಸಿ ಸ್ವಚ್ಛವಾಹಿನಿ ಮೂಲಕ ವಿಲೇವಾರಿ ಮಾಡುವ ಸ್ವ-ಸಹಾಯ ಸಂಘದ ಮಹಿಳಾ ಪದಾಧಿಕಾರಿಗಳಿಗೆ ವಾಹನ ಪರವಾನಗಿಯನ್ನು ಸಾಂಕೇತಿಕವಾಗಿ ವಿತರಿಸಿ ಮಾತನಾಡಿದರು. ಧರ್ಮ– ಜಾತಿ ಆಧಾರದಲ್ಲಿ ಕೀಳು ಅಭಿರುಚಿಯುಳ್ಳ ಜನರು ಈ ಕೆಲಸದ ಬಗ್ಗೆ ಅಣಕಿಸುತ್ತಾರೆ ಎಂದು ಸಮಾಜದಲ್ಲಿ ಧೃತಿಗೆಡದೆ ಆತ್ಮವಿಶ್ವಾಸದಿಂದ, ನಿಮ್ಮ ಮನಸಾಕ್ಷಿ ಮೆಚ್ಚುವಂತೆ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಮೈಸೂರು ಜಿಲ್ಲೆ ಗ್ರಾ.ಪಂ ವ್ಯಾಪ್ತಿಯ 176 ಮಹಿಳೆಯರು ವಾಹನ ಚಾಲನಾ ತರಬೇತಿ ಪಡೆದು, ಸ್ವಚ್ಛವಾಹಿನಿಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿರುವುದು ಸಂತೋಷದ ವಿಚಾರ. ಇದು ಗ್ರಾಮೀಣ ಭಾಗದ ಮಹಿಳಾ ಸಬಲೀಕರಣಕ್ಕೆ ಉತ್ತೇಜನ ನೀಡಲಿದ್ದು, ಕಟ್ಟಕಡೆಯ ಮಹಿಳೆ ಸ್ವಾಭಿಮಾನದಿಂದ ಬದುಕು ರೂಪಿಸಿಕೊಳ್ಳಲು ನೆರವಾಗಲಿದೆ ಎಂದು ಹೇಳಿದರು.

ಅಲ್ಲದೆ ಗ್ರಾಪಂ ಮಟ್ಟದಲ್ಲಿ ಮಹಿಳೆಯರಿಗೆ ಹೆಚ್ಚು ಕೌಶಲಾಧರಿತ ತರಬೇತಿ ನೀಡುವ ಮೂಲಕ ಅವರಿಗೆ ಹೆಚ್ಚು ಉದ್ಯೋಗಾವಕಾಶ ಕಲ್ಪಿಸುವಂತೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಕೊರೊನಾ ಸಂದರ್ಭದಲ್ಲಿ ಮೃತಪಟ್ಟ ಗ್ರಾಪಂ ನೌಕರರಿಗೆ ಸಹಾಯ ಧನದ ಚೆಕ್ ವಿತರಿಸಿ, ಹಸು ಖರೀದಿಸಿ ಹೈನುಗಾರಿಕೆ ಮೂಲಕ ಆರ್ಥಿಕವಾಗಿ ಸಬಲರಾಗುವಂತೆ ಸಲಹೆ ನೀಡಿದರು.

ಶಿಕ್ಷಣ ಫೌಂಡೇಶನ್ ವತಿಯಿಂದ ನೀಡಿದ ಟ್ಯಾಬ್ ಹಾಗೂ ಲ್ಯಾಪ್‌ಟಾಪ್‌ಗಳನ್ನು ಗ್ರಂಥಾಲಯ (ಅರಿವು ಕೇಂದ್ರ)ಗಳಿಗೆ ನೀಡಿ, ಎಸ್ಸಿ ಹಾಗೂ ಒಬಿಸಿ ವರ್ಗದವರು ಹೆಚ್ಚು ವಾಸಿಸುವ ಗ್ರಾಮಗಳಲ್ಲಿ ಸುಸಜ್ಜಿತ ಗ್ರಂಥಾಲಯ ತೆರೆಯಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ಈ ವೇಳೆ ಜಿಪಂ ಸಿಇಒ ಕೆ.ಎಂ.ಗಾಯಿತ್ರಿ, ಉಪ ಕಾರ್ಯದರ್ಶಿ ಸವಿತಾ, ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

ಪಾರ್ಟ್‌ಟೈಂ ಜಾಬ್ ಆಸೆ ತೋರಿ ಯುವಕನಿಗೆ 30.49 ಲಕ್ಷ ರೂ. ವಂಚನೆ

ಮೈಸೂರು, ಸೆ.14(ಎಸ್‌ಬಿಡಿ)– ಪಾರ್ಟ್‌ಟೈಂ ಜಾಬ್ ನೆಪದಲ್ಲಿ ಲಕ್ಷಾಂತರ ರೂ. ಹಣ ಹೂಡಿಕೆ ಮಾಡಿಸಿ, ವಂಚಿಸಿರುವ ಸಂಬಂಧ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾರ್ಕೆಟಿಂಗ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಮಕೃಷ್ಣನಗರದ ಯುವಕ, ಅಧಿಕ ಲಾಭದ ಆಸೆಯಿಂದ 30.49 ಲಕ್ಷ ರೂ. ಹಣ ಹೂಡಿಕೆ ಮಾಡಿ, ಮೋಸ ಹೋಗಿದ್ದಾರೆ. ಪಾರ್ಟ್‌ಟೈಂ ಜಾಬ್ ಬಗ್ಗೆ ಟೆಲಿಗ್ರಾಂನಲ್ಲಿ ಆ.30ರಂದು ಸಂದೇಶ ನೋಡಿದ ಯುವಕ, ಆ ಬಗ್ಗೆ ಹೆಚ್ಚಿನ ವಿವರ ಕೇಳಿದ್ದಾರೆ. ಆ ವೇಳೆ ಅನುಷಾ ಹೆಸರಿನಲ್ಲಿ ಪರಿಚಯಿಸಿಕೊಂಡ ಮಹಿಳೆ, '1095ಪ್ರೆಸ್ಟೀಜ್–ಅರ್ನಿಂಗ್–ಗ್ರೂಪ್'ಗೆ ಸೇರ್ಪಡೆ ಮಾಡಿಸಿದ್ದಾರೆ. ಬಳಿಕ ಯುವಕನ ಬ್ಯಾಂಕ್ ಖಾತೆಯ ಮಾಹಿತಿ ಪಡೆದು, ಮೊದಲೇ 1250 ರೂ. ವರ್ಗಾಯಿಸಿ, ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ಸಿಗುವುದಾಗಿ ನಂಬಿಕೆ ಹುಟ್ಟಿಸಲಾಗಿದೆ. ಇದರಿಂದ ಆ ಯುವಕ ತನ್ನ ಹಾಗೂ ಸಂಬಂಧಿಕರ ಖಾತೆ ಮೂಲಕ ಒಟ್ಟು 30.49 ಲಕ್ಷ ರೂ. ಹೂಡಿಕೆ ಮಾಡಿದ್ದಾರೆ. ಆದರೆ ಯಾವುದೇ ಲಾಭ ನೀಡದಿದ್ದಾಗ ಮೋಸ ಹೋಗಿರುವುದು ಗೊತ್ತಾಗಿ ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರನಿಗೆ ಜಾತಿ ನಿಂದನೆ, ಕೊಲೆ ಬೆದರಿಕೆ ಶಾಸಕ ಮುನಿರತ್ನ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ಮೈಸೂರು, ಸೆ.14(ಎಂಟಿವೈ)– ಗುತ್ತಿಗೆದಾರರೊಬ್ಬರಿಂದ 30 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, ಜಾತಿನಿಂದನೆ ಮಾಡಿರುವ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವುದರ ಜೊತೆಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದ್ದಾರೆ

ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘನ ತ್ಯಾಜ್ಯ ವಿಲೇವಾರಿ ಗುತ್ತಿಗೆಗೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ 30 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಕಿರುಕುಳ ನೀಡುತ್ತಿದ್ದಾರೆ. ಹಣ ಕೊಡದಿದ್ದರೆ ರೇಣುಕಸ್ವಾಮಿಯಂತೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಆರೋಪವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಮುನಿರತ್ನ ಗುತ್ತಿಗೆದಾರರ ಜಾತಿನಿಂದನೆ ಮಾಡಿದ್ದಾರೆ. ಅಲ್ಲದೆ ಜೀವ ಬೆದರಿಕೆ ಹಾಕಿದ್ದಾರೆ. ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ. ಹೀಗಾಗಿ, ಅವರ ಮೇಲೆ ಜಾತಿನಿಂದನೆ ಪ್ರಕರಣ ದಾಖಲಿಸಬೇಕು. ಬಿಜೆಪಿಯಿಂದ ಉಚ್ಚಾಟಿಸಿ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.


ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ, ಶಾಸಕ ಮುನಿರತ್ನ ಗುತ್ತಿಗೆದಾರರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆಡಿಯೋ ಕೇಳಿಸಿದರು.

ಶಾಸಕ ಮುನಿರತ್ನ ಒಕ್ಕಲಿಗ ಸಮಾಜದ ವಿರುದ್ಧವೂ ಕೆಟ್ಟದಾಗಿ ಮಾತನಾಡಿದ್ದಾರೆ. ಅದೆಲ್ಲವೂ ಆಡಿಯೊನಲ್ಲಿದೆ. ಹೀಗಾಗಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕೋರಿ ಪೊಲೀಸ್ ಮಹಾನಿರ್ದೇಶಕರಿಗೂ ದೂರು ಸಲ್ಲಿಸಿದ್ದೇನೆ. ಮುನಿರತ್ನ ಶೇ.50ರಷ್ಟು ಕಮಿಷನ್ ಕೇಳಿದ್ದಾರೆ. ಬಿಜೆಪಿಯವರ ಮನಸ್ಥಿತಿ ಇದು. ಎರಡು ಪ್ರಬಲ ಸಮುದಾಯಗಳನ್ನು ನಿಂದನೆ ಮಾಡಿರುವ ವ್ಯಕ್ತಿಯನ್ನು ಪೊಲೀಸರು ಸುಮ್ಮನೆ ಬಿಡಬಾರದು. ಈಗ ನಿರ್ಲಕ್ಷ್ಯ ವಹಿಸಿದರೆ ಮುಂದಾಗುವ ಅನಾಹುತಗಳಿಗೆ ಅವರೇ ಕಾರಣವಾಗಬೇಕಾಗುತ್ತದೆ. ಮುನಿರತ್ನ ವಿರುದ್ಧ ಸೋಮವಾರ (ಸೆ.16) ಒಕ್ಕಲಿಗ ಹಾಗೂ ದಲಿತ ಸಮುದಾಯದವರು ಸೇರಿ ಪಕ್ಷಾತೀತವಾಗಿ ಪ್ರತಿಭಟನೆ ಮಾಡಲಿದ್ದೇವೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಈಶ್ವರ ಚಕ್ಕಡಿ, ಶಿವಣ್ಣ, ಮಾಧ್ಯಮ ವಕ್ತಾರ ಮಹೇಶ್ ಇದ್ದರು.

ಶಾಸಕ ಮುನಿರತ್ನ ವಿರುದ್ಧ ಮೈಸೂರಲ್ಲಿ ಪ್ರತಿಭಟನೆ



ಮೈಸೂರಿನ ಎಫ್‌ಟಿಎಸ್ ವೃತ್ತದಲ್ಲಿ ಶನಿವಾರ ರಾತ್ರಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಮೈಸೂರು,ಸೆ.14(ಪಿಎಂ)– ಎರಡು ಸಮುದಾಯಗಳ ಕುರಿತು ಅವಾಚ್ಯ ಶಬ್ದಗಳಲ್ಲಿ ನಿಂದಿಸಿರುವ ಆರೋಪ ಹೊತ್ತಿರುವ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಕರ್ನಾಟಕ ಭೀಮ್ ಸೇನೆ ಮತ್ತು ಕರ್ನಾಟಕ ದಲಿತ ಪ್ಯಾಂಥರ್ಸ್ ಸಂಘಟನೆಗಳ ವತಿಯಿಂದ ಶನಿವಾರ ರಾತ್ರಿ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಎಫ್‌ಟಿಎಸ್ ವೃತ್ತದಲ್ಲಿ (ಡಾ.ಅಂಬೇಡ್ಕರ್ ವೃತ್ತ) ಜಮಾಯಿಸಿದ ಪ್ರತಿಭಟನಾಕಾರರು, ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರ ಜೊತೆ ಮಾತನಾಡುವಾಗ ಮುನಿರತ್ನರವರು ಪರಿಶಿಷ್ಟ ಜಾತಿ ಮತ್ತು ಒಕ್ಕಲಿಗ ಸಮುದಾಯಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಪರಿಶಿಷ್ಟ ಜಾತಿ ಮತ್ತು ಒಕ್ಕಲಿಗ ಸಮುದಾಯಕ್ಕೆ ಮುನಿರತ್ನ ಅಪಮಾನ ಮಾಡಿದ್ದಾರೆ. ಜನಪ್ರತಿನಿಧಿಯಾದ ಇವರು ಸಮಾಜಕ್ಕೆ ಮಾದರಿಯಾಗಿ ಎಲ್ಲಾ ಜಾತಿ–ಜನಾಂಗದವರನ್ನು ಗೌರವದಿಂದ ಕಾಣಬೇಕು. ಆದರೆ ಇವರೇ ಈ ರೀತಿ ವರ್ತಿಸಿರುವುದು ನೋವಿನ ಸಂಗತಿ. ಇವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ಭೀಮ್ ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಮಂಜುನಾಥ್, ಮೈಸೂರು ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಉದಯ ಕುಮಾರ್, ದಲಿತ ಪ್ಯಾಂಥರ್ಸ್ ಸಂಘಟನೆ ಅಧ್ಯಕ್ಷ ನರಸಿಂಹ, ಪ್ರಧಾನ ಕಾರ್ಯದರ್ಶಿ ಎಸ್.ಸುರೇಶ್, ಉಪಾಧ್ಯಕ್ಷ ಗಿರೀಶ್, ಮುಖಂಡರಾದ ಗಾಂಧಿನಗರ ನಾಗಣ್ಣ, ನಾಡನಹಳ್ಳಿ ಎಂ.ಪ್ರಸಾದ್, ನಾಗರಾಜು, ಅನೂಪ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬಸ್‌ನಲ್ಲಿ ನಾಣ್ಯ ಬಿದ್ದರೆ ಎತ್ತಿಕೊಳ್ಳುವ ಪ್ರಯತ್ನ ಮಾಡಬೇಡಿ; ನಿಮ್ ಅಕ್ಕಪಕ್ಕ ಸರ ಕಳ್ಳಿಯರಿರಬಹುದು!

ಎರಡು ಪ್ರಕರಣಗಳಲ್ಲಿ ಲಕ್ಷಾಂತರ ಮೌಲ್ಯದ ಸರ ಕಳೆದುಕೊಂಡ 'ದಯಾಪರ' ಗೃಹಿಣಿಯರು

ಮೈಸೂರು, ಸೆ.14(ಎಸ್‌ಬಿಡಿ)– ಬಸ್‌ಗಳಲ್ಲಿ ನಾಣ್ಯ ಬೀಳಿಸಿ, ಸರ ಎಗರಿಸುವ ಖತರ್ನಾಕ್ ಕಳ್ಳಿಯರು ಕಾರ್ಯ ಪ್ರವೃತ್ತರಾಗಿದ್ದು, ಮಹಿಳಾ ಪ್ರಯಾಣಿಕರು ಎಚ್ಚರ ವಹಿಸಬೇಕಿದೆ. ಸಿಟಿ ಬಸ್‌ನಲ್ಲಿ ನಾಣ್ಯ ಬೀಳಿಸಿ, ಅದನ್ನು ತೆಗೆದುಕೊಡಲು ಮುಂದಾದ ಮಹಿಳೆಯ ಮಾಂಗಲ್ಯ ಸರವನ್ನೇ ಎಗರಿಸಿರುವ ಮತ್ತೊಂದು ಪ್ರಕರಣ ವರದಿಯಾಗಿದೆ. ಹುಣಸೂರು ತಾಲೂಕು, ಬಿಳಿಕೆರೆ ಹೋಬಳಿ, ಕರಿಮುದ್ದನಹಳ್ಳಿಯ ಗೌರಮ್ಮ(70) ಅವರು ಖತರ್ನಾಕ್ ಕಳ್ಳಿಯರ ಕುತಂತ್ರಕ್ಕೆ ಬಲಿಯಾಗಿ ಸುಮಾರು 1.70 ಲಕ್ಷ ರೂ. ಮೌಲ್ಯದ 32 ಗ್ರಾಂ ಚಿನ್ನದ ಮಾಂಗಲ್ಯ ಸರ ಕಳೆದುಕೊಂಡಿದ್ದಾರೆ.

ಗೌರಮ್ಮ ಅವರು ಸೆ.8ರಂದು ಮೈಸೂರಿಗೆ ಬಂದು, ಇಲ್ಲಿಂದ ಹಿನಕಲ್‌ನಲ್ಲಿರುವ ಮಗಳ ಮನೆಗೆ ಹೋಗಲು ಸಿಟಿ ಬಸ್ ಹತ್ತಿದ್ದರು. ಮಗಳ ಮನೆಗೆ ಹೋಗಿ ಮುಖ ತೊಳೆಯುವಾಗ ಕತ್ತಿನಲ್ಲಿದ್ದ ಮಾಂಗಲ್ಯ ಸರವೇ ಇರಲಿಲ್ಲ. ಸಮಾಧಾನದಿಂದ ಯೋಚಿಸಿದಾಗ ಸರ ಹೇಗೆ ಕಳುವಾಗಿರಬಹುದು ಎಂಬುದು ಗೊತ್ತಾಗಿದೆ.

ಬಸ್‌ನಲ್ಲಿ ರಶ್ ಇದ್ದ ಕಾರಣ ಸೀಟ್ ಸಿಗದೆ ಗೌರಮ್ಮ ಅವರು ನಿಂತಿದ್ದರು. ಅವರ ಹಿಂದೆ–ಮುಂದೆ ಮೂವರು ಪರಸ್ಪರ ಪರಿಚಿತರಾದ ಮಹಿಳೆಯರು ನಿಂತಿದ್ದರು. ಅವರಲ್ಲಿ ಒಬ್ಬಾಕೆ ಎರಡು ಬಾರಿ ನಾಣ್ಯವನ್ನು ಕೆಳಗೆ ಬೀಳಿಸಿ, ಅದನ್ನು ಎತ್ತಿಕೊಡುವಂತೆ ಗೌರಮ್ಮ ಅವರಿಗೆ ಮನವಿ ಮಾಡಿದ್ದಳು. ನಾಣ್ಯ ತಮ್ಮ ಕಾಲ ಬಳಿ ಬಿದ್ದಿದ್ದರಿಂದ ಗೌರಮ್ಮ ಸಹಾಯ ಮಾಡಿದ್ದರು. ಆದರೆ ಖತರ್ನಾಕ್ ಕಳ್ಳಿಯರು ಗೌರಮ್ಮ ನಾಣ್ಯ ತೆಗೆದುಕೊಳ್ಳಲು ಬಗ್ಗುತ್ತಿದ್ದಂತೆ ಅವರ ಕೊರಳಲ್ಲಿದ್ದ ಮಾಂಗಲ್ಯ ಸರವನ್ನು ಎಗರಿಸಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಗೌರಮ್ಮ ಅವರು ವಿಜಯನಗರ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮರುದಿನ ಮತ್ತೊಂದು ಘಟನೆ: ಮರುದಿನ ಅಂದರೆ ಆ.9ರಂದು ಮತ್ತೊಂದು ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಕುವೆಂಪುನಗರ ನಿವಾಸಿ ಸಿ.ಎನ್.ಜ್ಯೋತಿ(54) ಅವರ ಸುಮಾರು 2 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಚಾಲಾಕಿ ಕಳ್ಳಿಯರು ಇದೇ ರೀತಿ ಎಗರಿಸಿದ್ದಾರೆ. ಹಾರ್ಡಿಂಜ್ ವೃತ್ತದಿಂದ ಸಿಟಿ ಬಸ್ ನಿಲ್ದಾಣಕ್ಕೆ ಬಂದಾಗ ಮುಂಭಾಗದ ಸೀಟ್‌ನಲ್ಲಿ ಕುಳಿತಿದ್ದ ಅಪರಿಚಿತ ಮಹಿಳೆ ಎದ್ದು ನಿಂತು ನಾಣ್ಯ ಬೀಳಿಸಿ, ಅದನ್ನು ಎತ್ತಿಕೊಡಲು ಮುಂದಾದ ಜ್ಯೋತಿ ಅವರ ಸರವನ್ನು ಎಗರಿಸಿ, ನಾಪತ್ತೆಯಾಗಿರುವ ಬಗ್ಗೆ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಶ್ ಇರುವ ಬಸ್‌ನಲ್ಲಿ ಕೈಚಳಕ: ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿರುವುದು ಮಹಿಳೆಯರಿಗೆ ಅನುಕೂಲವಾಗಿದೆ. ಆದರೆ ಇದೇ ಕಳ್ಳಿಯರಿಗೆ ಒಂದು ರೀತಿ ವರದಾನವಾಗಿದೆ. ಕಳ್ಳಿಯರು ತುಂಬಾ ರಶ್ ಇರುವ ಬಸ್‌ಗೆ ಹತ್ತಿ, ಆ ಮಾರ್ಗದ ಯಾವುದೋ ಒಂದು ಪಾಯಿಂಟ್‌ಗೆ ಟಿಕೆಟ್ ಪಡೆಯುತ್ತಾರೆ. ಚಿನ್ನದ ಸರವನ್ನು ಧರಿಸಿರುವ ಅದರಲ್ಲೂ ವೃದ್ಧ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಾರೆ. ಅವರ ಸುತ್ತಲೂ ನಿಂತುಕೊಂಡು, ಬೇಕಂತಲೇ ನಾಣ್ಯ ಬೀಳಿಸುತ್ತಾರೆ. ರಶ್ ಇರುವ ಕಾರಣ ಬಗ್ಗಿ ತೆಗೆದುಕೊಳ್ಳಲಾಗುವುದಿಲ್ಲ ಎಂದು ತಾವು ಟಾರ್ಗೆಟ್ ಮಾಡಿರುವ ಮಹಿಳೆಯ ಸಹಾಯ ಕೇಳುತ್ತಾರೆ. ಅವರು ನಾಣ್ಯ ತೆಗೆದುಕೊಡಲು ಬಗ್ಗುತ್ತಿದ್ದಂತೆ ಸರ ಎಗರಿಸಿ, ಸಹಜವಾಗಿಯೇ ವರ್ತಿಸುತ್ತಾರೆ. ನಿಲ್ಲುವುದಕ್ಕೂ ಕಷ್ಟವಿರುವಾಗ ಯಾರೂ ತಾವು ಧರಿಸಿರುವ ಚಿನ್ನಾಭರಣ ಪರಿಶೀಲಿಸಿಕೊಳ್ಳುವುದಿಲ್ಲ. ಕದ್ದ ಮೇಲೆ ಮುಂದಿನ ನಿಲ್ದಾಣದಲ್ಲಿ ಇಳಿದು ಪರಾರಿಯಾಗುತ್ತಾರೆ. ನಗರ ಸಾರಿಗೆ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು. ನಿಲ್ದಾಣದಲ್ಲಿ ಚಾಲಾಕಿ ಕಳ್ಳಿಯರ ಚಲನವಲನದ ಬಗ್ಗೆ ನಿಗಾ ಇಡಬೇಕು. ಚಿನ್ನಾಭರಣ ಹಾಗೂ ಮೌಲ್ಯಯುತ ವಸ್ತುಗಳ ಬಗ್ಗೆ ಎಚ್ಚರವಿರಲಿ ಎಂಬ ಅನೌನ್ಸ್‌ಮೆಂಟ್ ಪದೇ ಪದೆ ಮಾಡಬೇಕು. ಅನುಮಾನಾಸ್ಪದ ಮಹಿಳೆಯರು ಕಾಣಿಸಿದರೆ ಮಹಿಳಾ ಪೊಲೀಸ್ ಸಿಬ್ಬಂದಿ ಪ್ರಯಾಣಿಕರ ಸೋಗಿನಲ್ಲಿ ಅವರನ್ನು ಹಿಂಬಾಲಿಸಬೇಕು. ಒಟ್ಟಾರೆ ಸುರಕ್ಷಿತ ಪ್ರಯಾಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮಹಿಳಾ ಪ್ರಯಾಣಿಕರು ಮನವಿ ಮಾಡಿದ್ದಾರೆ.

ಎಐ ಬಗ್ಗೆ ಆತಂಕ ಬೇಡ; ಇಂಗ್ಲಿಷ್ ಕಲಿಯಿರಿ; ಆದರೆ ಕನ್ನಡ ಮರೆಯದಿರಿ!

ಮೈಸೂರು, ಮಂಡ್ಯದಲ್ಲಿ ಕನ್ನಡದ ಕಂಪು; ಮೈಸೂರು ವಿಶ್ವವಿದ್ಯಾನಿಲಯದ ಸಂವಾದದಲ್ಲಿ ಇನ್‌ಫೋಸಿಸ್ ಫೌಂಡೇಷನ್‌ನ ಡಾ.ಸುಧಾಮೂರ್ತಿ ಸಂತಸ

ಮೈಸೂರು, ಸೆ.14(ಬಿಎಲ್‌ಯು)– ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ) ಬಗ್ಗೆ ಆತಂಕ ಬೇಡ. ಪದವಿ ಜೊತೆಗೆ ಕೌಶಲ ಬೇಕು. ಬಡವರಿಂತ ಶ್ರೀಮಂತರು ಹೆಚ್ಚು ಮೋಸ ಮಾಡುತ್ತಾರೆ. ಇಂಗ್ಲಿಷ್ ಕಲಿಯಿರಿ, ಆದರೆ ಕನ್ನಡ ಮರೆಯದಿರಿ, ಮೈಸೂರು, ಮಂಡ್ಯದಲ್ಲಿ ಕನ್ನಡದ ಕಂಪು, ಹೋಲಿಕೆ ಮಾಡಬೇಡಿ, ಗುರಿ ಸಾಧಿಸಿ, ಪತ್ನಿ ಯಶಸ್ಸಿಗೆ ಪತಿ ಅಡುಗೆ ಮನೆಗೆ ಬರಬೇಕು, ಸೋಷಿಯಲ್ ಮೀಡಿಯಾ ನೋಡುವುದೇ ಇಲ್ಲ, ರಾಜಕೀಯ ಪ್ರಶ್ನೆ ಮಾತ್ರ ಕೇಳಬೇಡಿ...

ರಾಜ್ಯಸಭಾ ಸದಸ್ಯರೂ ಆದ ಇನ್ಫೋಸಿಸ್ ಫೌಂಡೇಷನ್‌ನ ಸಂಸ್ಥಾಪಕ ಅಧ್ಯಕ್ಷೆ ಡಾ.ಸುಧಾಮೂರ್ತಿ ನೀಡಿದ ಟಿಪ್ಸ್‌ಗಳಿವು.

ಮೈಸೂರು ವಿಶ್ವ ವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಶನಿವಾರ ಮೈಸೂರು ವಿಶ್ವವಿದ್ಯಾನಿಲಯ ಪ್ರಕಟಿಸಿರುವ ಕನ್ನಡ ವಿಶ್ವಕೋಶ 10 ಮತ್ತು 13ನೇ ಸಂಪುಟ (ಪರಿಷ್ಕೃತ ಆವೃತ್ತಿ) ಲೋಕಾರ್ಪಣೆ ಮಾಡಿದ ವೇಳೆ ನಡೆದ ಸಂವಾದದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸಿಬ್ಬಂದಿಗಳ ಪ್ರಶ್ನೆಗಳಿಗೆ ಡಾ.ಸುಧಾಮೂರ್ತಿ ಅಭಿಪ್ರಾಯ, ಸಲಹೆ, ಮಾರ್ಗದರ್ಶನ ನೀಡಿದರು.

ಎಐ ಬಗ್ಗೆ ಆತಂಕ ಬೇಡ: ಎಐ (ಕೃತಕ ಬುದ್ಧಿಮತ್ತೆ) ಹಾಗೂ ರೋಬೋಟ್ ಬಗ್ಗೆ ಯಾರೂ ಆತಂಕಪಡುವುದು ಬೇಡ. ಎಐ ಬಗ್ಗೆ ಹಲವು ರೀತಿಯ ಸಂಶೋಧನೆ ನಡೆಯುತ್ತಿದ್ದು, ಇನ್ನೂ ಪೂರ್ತಿಯಾಗಿಲ್ಲ. ಕಂಪ್ಯೂಟರ್‌ಗಳು ಬಂದಾಗ ಉದ್ಯೋಗ ಕಸಿದುಕೊಳ್ಳುತ್ತವೆ ಎಂಬ ಆತಂಕವಿತ್ತು. ಆದರೆ ಅಷ್ಟರಮಟ್ಟಿಗೆ ಉದ್ಯೋಗ ಕಡಿತವಾಗಲಿಲ್ಲ ಎಂದರು.

ಕಂಪ್ಯೂಟರ್ ಪ್ರೋಗ್ರಾಂಗಳನ್ನು ಮಾಡುತ್ತದೆ. ಆದರೆ ಅದಕ್ಕೆ ಹೃದಯ ಇಲ್ಲ. ಕಂಪ್ಯೂಟರ್‌ಗಳನ್ನು ಸೃಷ್ಟಿಸುವ ಮನುಷ್ಯನಿಗೆ ಹೃದಯವಿದೆ. ಮನುಷ್ಯನ ಎಲ್ಲಾ ಕೆಲಸಗಳನ್ನು ಕಂಪ್ಯೂಟರ್‌ಗಳು ಮಾಡಲು ಸಾಧ್ಯವಿಲ್ಲ. ಇದರಿಂದ ಎಐ ಪರಿಚಯವಾದ ಮೇಲೆ ಭಾರಿ ಪ್ರಮಾಣದ ಉದ್ಯೋಗ ಕಡಿತವಾಗುತ್ತದೆ ಎಂಬ ಆತಂಕ ಬೇಡ ಎಂದು ಡಾ.ಸುಧಾಮೂರ್ತಿ ಸಲಹೆ ನೀಡಿದರು.

ಪದವಿ ಜೊತೆಗೆ ಕೌಶಲವಿರಬೇಕು: ಶ್ರಮ ಕಾರ್ಯದ ಜೊತೆಗೆ ಕೌಶಲವುಳ್ಳವರಾಗಬೇಕು. ಯಶಸ್ಸು ಎಲ್ಲರಿಗೂ ಒಲಿಯುವುದಿಲ್ಲ. ಹತ್ತು ಕಂಪನಿಗಳು ಸ್ಥಾಪನೆಯಾದರೆ ಶ್ರಮ ಹಾಗೂ ಸೃಜನಶೀಲತೆಯಿಂದ ಒಂದು ಕಂಪನಿ ಯಶಸ್ವಿಯಾಗುತ್ತದೆ. ಬರೀ ಪದವಿ ಪಡೆದರೆ ಏನೂ ಪ್ರಯೋಜನವಾಗುವುದಿಲ್ಲ. ಪದವಿ ಜೊತೆಗೆ ಕೌಶಲವಿರಬೇಕು. ಇಲ್ಲದಿದ್ದರೆ ಎಷ್ಟೇ ಪದವಿ ಪಡೆದರೂ ಯಾವುದೇ ಪ್ರಯೋಜನವಾಗುವುದಿಲ್ಲ. ಉದಾಹರಣೆಗೆ ನಮ್ಮಲ್ಲಿ ಗುಮಾಸ್ತ ಹುದ್ದೆಗೆ ಎಂಕಾಂ ಪದವಿ ಪಡೆದ 40 ಮಂದಿ ಸಂದರ್ಶನದಲ್ಲಿ ಭಾಗಿಯಾಗಿದ್ದರು. ಕೌಶಲವಿಲ್ಲದ ಕಾರಣ ಯಾರೂ ಆಯ್ಕೆಯಾಗಲಿಲ್ಲ. ಆದ್ದರಿಂದ ಕೌಶಲವಿದ್ದರೆ ಮಾತ್ರ ಅವಕಾಶ ದಕ್ಕಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಬಂದಂತೆ ಸ್ವೀಕರಿಸಬೇಕು: ಜೀವನದಲ್ಲಿ ಎದುರಾದ ಮಜಲುಗಳು ನನ್ನಲ್ಲಿ ಪ್ರಭಾವ ಬೀರಿತು. ಜೀವನ ಹೀಗೆ ಸಾಗುತ್ತದೆ ಎಂಬ ನಿರೀಕ್ಷೆ ಇರಬಾರದು. ಜೀವನ ಕೊಡುವುದನ್ನು ಸಹಜವಾಗಿಯೇ ಸ್ವೀಕರಿಸಬೇಕು. ಇದರಿಂದ ನನಗೆ ಜೀವನ ದೊಡ್ಡ ಪಾಠ ಕಲಿಸಿಕೊಟ್ಟಿತೆ ಹೊರತು, ಯಾರೂ ಪ್ರೇರಣೆಯಾಗಲಿಲ್ಲ ಎಂದು ಹೇಳಿದರು.



ಮೈಸೂರು ವಿಶ್ವ ವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಪ್ರಕಟಿಸಿರುವ ಕನ್ನಡ ವಿಶ್ವಕೋಶ 10 ಮತ್ತು 13ನೇ ಸಂಪುಟ (ಪರಿಷ್ಕೃತ ಆವೃತ್ತಿ)ವನ್ನು ರಾಜ್ಯಸಭಾ ಸದಸ್ಯೆ ಡಾ.ಸುಧಾಮೂರ್ತಿ ಲೋಕಾರ್ಪಣೆ ಮಾಡಿದರು. ಕುಲಪತಿ ಪ್ರೊ.ಎನ್.ಕೆ.ಲೋಕನಾಥ್, ಕುಲಸಚಿವೆ ಶೈಲಜಾ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರೊ.ಎನ್.ಕೆ.ಲೋಲಾಕ್ಷಿ, ಪ್ರಸಾರಾಂಗದ ವಿಶ್ರಾಂತ ನಿರ್ದೇಶಕ ಪ್ರೊ.ಕೆ.ಟಿ.ವೀರಪ್ಪ ಹಾಗೂ ಇತರರನ್ನು ಚಿತ್ರದಲ್ಲಿ ಕಾಣಬಹುದು.

ಮೈಸೂರು, ಮಂಡ್ಯದಲ್ಲಿ ಶುದ್ಧ ಕನ್ನಡ

“ ನನಗೆ ಮೈಸೂರಿಗೆ ಬರಬೇಕು ಎಂದರೆ ಸಂಭ್ರಮವಾಗುತ್ತದೆ. ಬೆಂಗಳೂರಿನಿಂದ ಮಂಡ್ಯ ಪ್ರವೇಶ ಪಡೆಯುತ್ತಲೆ ನನಗೆ ಸಂತಸದ ಭಾವವಾಗುತ್ತದೆ. ಮೈಸೂರು ಹಾಗೂ ಮಂಡ್ಯದಲ್ಲಿ ಕನ್ನಡದ ಕಂಪು ಇದೆ. ಇಲ್ಲಿ ಎಲ್ಲರೂ ಅಚ್ಚ ಕನ್ನಡದಲ್ಲಿ ಮಾತನಾಡುತ್ತಾರೆ. ಅನ್ಯ ಭಾಷೆಯ ಪ್ರಭಾವದಿಂದ ಶುದ್ಧ ಕನ್ನಡಕ್ಕೆ ಈ ಪರಿಸ್ಥಿತಿ ಬಂತಲ್ಲ ಎಂದು ಒಂದೊಂದು ಬಾರಿ ಬೇಸರವಾಗುತ್ತದೆ. ಆದರೆ ಇಲ್ಲಿನ ಶುದ್ಧ ಕನ್ನಡ ನನ್ನ ಬೇಸರವನ್ನು ಮರೆಯಾಗಿಸುತ್ತದೆ. – **ಡಾ.ಸುಧಾಮೂರ್ತಿ**

5 ವರ್ಷಕ್ಕೊಮ್ಮೆ ವಿಶ್ವಕೋಶ ಪರಿಷ್ಕರಣೆಯಾಗಬೇಕು

ಮೈಸೂರು, ಸೆ.14(ಬಿಎಲ್‌ಯು) ಡಿಜಿಟಲ್ ಜಗತ್ತು ಕ್ಷಣ ಕ್ಷಣಕ್ಕೂ ಬದಲಾಣೆ ಆಗುತ್ತಿರುವ ಕಾರಣ ವಿಶ್ವಕೋಶವನ್ನು ಕನಿಷ್ಠ ಐದು ವರ್ಷಗಳಿಗೊಮ್ಮೆ ಪರಿಷ್ಕರಣೆ ಮಾಡಬೇಕು ಎಂದು ಮೈಸೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಸಲಹೆ ನೀಡಿದರು.

ಡಿಜಿಟಲ್ ಜಗತ್ತಿನಲ್ಲಿ ಕ್ಷಣ ಕ್ಷಣಕ್ಕೂ ಬದಲಾವಣೆ ಆಗುತ್ತಿರುವ ಕಾರಣ ವಿಶ್ವಕೋಶದಲ್ಲಿ ದಾಖಲಾದ ಮಾಹಿತಿ ಬಹುಬೇಗ ಹಳತಾಗಿ ಬಿಡುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಕನ್ನಡ ವಿಶ್ವಕೋಶದ 10 ಮತ್ತು 13ನೇ ಸಂಪುಟವನ್ನು ಈಗ ಪರಿಷ್ಕರಣೆ ಮಾಡಲಾಗಿದೆ. 18ನೇ ಶತಮಾನದ ಮಧ್ಯ ಭಾಗದಲ್ಲಿ ಆರಂಭವಾದ ವಿಶ್ವಕೋಶದ ಕೆಲಸ ನಿರಂತರವಾಗಿ ನಡೆಯುತ್ತಿದೆ. ಇದು 200 ವರ್ಷಗಳ ಪ್ರಯೋಗವಾಗಿದ್ದು, ಜರ್ಮನ್ ಭಾಷೆಯ ವಿಶ್ವಕೋಶದಲ್ಲಿ 60 ಸಂಪುಟ ಹಾಗೂ ಫ್ರೆಂಚ್ ಭಾಷೆಯಲ್ಲಿ 17 ಸಂಪುಟ ಪ್ರಕಟವಾಗಿದೆ ಎಂದು ಪ್ರೊ.ಲೋಕನಾಥ್ ತಿಳಿಸಿದರು.

ಶ್ರೀಮಂತರೇ ಮೋಸ ಮಾಡೋದು: ಬಡವರಿಂದ ಉದಾರತೆ, ಸ್ನೇಹ ಹಾಗೂ ಪ್ರೀತಿಯ ಆದರ್ಶವನ್ನು ನಾನು ಕಲಿತೆ. ಲೈಂಗಿಕ ಕಾರ್ಯಕರ್ತರನ್ನು ಮುಖ್ಯವಾಹಿನಿಗೆ ತರಲು ಬ್ಯಾಂಕ್ ಮೂಲಕ 3 ಸಾವಿರ ಮಂದಿಗೆ ತಲಾ 10 ಸಾವಿರ ಸಾಲ ಕೊಡಿಸಲು ಮುಂದಾದೆ. ಸಾಲ ನೀಡಲು ಬ್ಯಾಂಕ್ ಮ್ಯಾನೇಜರ್ ಒಪ್ಪದ ವೇಳೆ ನಾನೇ ಗ್ಯಾರಂಟಿ ನೀಡಲು ಮುಂದಾದೆ. ಆದರೆ ಸಾಲ ಪಡೆದ ಯಾರೂ ಮರು ಪಾವತಿ ಮಾಡುವುದಿಲ್ಲ. ಈ ದುಸ್ಸಾಹಸ ಬೇಡವೆಂದು ಬ್ಯಾಂಕ್ ಮ್ಯಾನೇಜರ್ ಕಿವಿಮಾತು ಹೇಳಿದರು. ಆದರೆ ನಾನು ನನ್ನ ನಿರ್ಧಾರಕ್ಕೆ ಬದ್ಧನಾಗಿ 3 ಕೋಟಿ ರೂಪಾಯಿಗೆ ಗ್ಯಾರಂಟಿ ಕೊಟ್ಟು 3 ಸಾವಿರ ಲೈಂಗಿಕ ಕಾರ್ಯಕರ್ತೆಯರಿಗೆ ವೃತ್ತಿ ಸಾಲ ಕೊಡಿಸಿದೆ. ನನ್ನ ನಿರೀಕ್ಷೆ ಹುಸಿಯಾಗಲಿಲ್ಲ. ಎಲ್ಲರೂ ಸಾಲ ಮರು ಪಾವತಿ ಮಾಡಿದರು. ಬಡವರು ಮೋಸ ಮಾಡಲ್ಲ, ಆದರೆ ಶ್ರೀಮಂತರು ಹೆಚ್ಚು ಮೋಸ ಮಾಡುತ್ತಾರೆ ಎಂದು ಡಾ.ಸುಧಾಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು.

ಪುಸ್ತಕ ಖರೀದಿಸಿ: ಇಂಗ್ಲಿಷ್ ಕಲಿಯಬೇಡಿ ಎಂದು ಹೇಳುವುದಿಲ್ಲ. ದೇಶ–ವಿದೇಶದಲ್ಲಿ ನೌಕರಿ ಗಿಟ್ಟಿಸಲು ಇಂಗ್ಲಿಷ್ ಅವಶ್ಯ. ಇದರಿಂದ ಇಂಗ್ಲಿಷ್ ಕಲಿಯಿರಿ, ಕನ್ನಡ ಮರೆಯದಿರಿ. ಕಳೆದ 55 ವರ್ಷದ ಹಿಂದೆ ನನ್ನ ತಾತ ನನಗೆ ನೀಡಿದ ಕನ್ನಡ ವಿಶ್ವಕೋಶವನ್ನು ಇಂದು ಬಿಡುಗಡೆ ಮಾಡುತ್ತಿದ್ದೇನೆ ಎಂದು ಅಂದಿನ ಪ್ರಸಂಗವನ್ನು ಮೆಲುಕು ಹಾಕಿದ ಡಾ.ಸುಧಾಮೂರ್ತಿ, ಹೆಣ್ಣು ಮಕ್ಕಳು ಹೂವು ಸೇರಿದಂತೆ ಹಲವು ವಸ್ತುಗಳನ್ನು ಖರೀದಿ ಮಾಡಿದಂತೆ ಪುಸ್ತಕ ಖರೀದಿಸಬೇಕು. ಹೂವು ಬಾಡಬಹುದು, ಆದರೆ ಪುಸ್ತಕ ಬಾಡುವುದಿಲ್ಲ. ಪುಸ್ತಕ ನಮ್ಮ ಜ್ಞಾನಾರ್ಜನೆ ಇಮ್ಮಡಿಗೊಳಿಸುತ್ತದೆ.

ಸರಳತೆಗೆ ಡಾ.ಸುಧಾಮೂರ್ತಿ ಸಾಕ್ಷಿ!

ರಾಜ್ಯಸಭಾ ಸದಸ್ಯರೂ ಆದ ಡಾ.ಸುಧಾಮೂರ್ತಿ ಸಾವಿರಾರು ಕೋಟಿ ಒಡತಿ. ಆದರೆ ನಯ, ವಿನಯ ಹಾಗೂ ಸರಳತೆಗೆ ಡಾ.ಸುಧಾಮೂರ್ತಿ ಅವರಿಗೆ ಸರಿಸಾಟಿ ಯಾರೂ ಇಲ್ಲ. ಮೈಸೂರು ವಿಶ್ವವಿದ್ಯಾನಿಲಯ ಕ್ರಾಫರ್ಡ್ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಸಾರಾಂಗದ ವಿಶ್ರಾಂತ ನಿರ್ದೇಶಕ ಪ್ರೊ.ಕೆ.ಟಿ.ವೀರಪ್ಪ ಅವರಿಗೆ ಕನ್ನಡ ವಿಶ್ವಕೋಶ 10 ಮತ್ತು 13ನೇ ಸಂಪುಟದ ಪ್ರತಿ ನೀಡಿದ ಡಾ.ಸುಧಾಮೂರ್ತಿ ಅವರ ಕಾಲಿಗೆರಗಿ ನಮಸ್ಕರಿಸಿದರು.

ಗುರು, ಹಿರಿಯರ ಬಗ್ಗೆ ಡಾ.ಸುಧಾಮೂರ್ತಿ ತೋರಿದ ಈ ವಿನಮ್ರ ಗೌರವಕ್ಕೆ ಪ್ರೇಕ್ಷಕರು ಜೋರು ಚಪ್ಪಾಳೆ ಮೂಲಕ ಹರ್ಷೋದ್ಗಾರಗೈಯ್ದರು.



ಕನ್ನಡ ವಿಶ್ವಕೋಶ 10 ಮತ್ತು 13ನೇ ಸಂಪುಟ (ಪರಿಷ್ಕೃತ ಆವೃತ್ತಿ) ವನ್ನು ರಾಜ್ಯಸಭಾ ಸದಸ್ಯೆ ಡಾ.ಸುಧಾಮೂರ್ತಿ ಪ್ರಸರಾಂಗದ ವಿಶ್ರಾಂತ ನಿರ್ದೇಶಕ ಪ್ರೊ.ಕೆ.ಟಿ.ವೀರಪ್ಪ ಅವರಿಗೆ ನೀಡಿ, ನಮಸ್ಕರಿಸಿದರು.

ಮೊದಲು ತಾಯಿಯಾದವಳು ಓದಬೇಕು, ತರುವಾಯ ಮಕ್ಕಳಿಗೆ ಪಾಠ ಮಾಡಬೇಕು. ಈ ಹಿನ್ನೆಲೆ ಪುಸ್ತಕದ ಜೊತೆ ಒಡನಾಟ ಇಟ್ಟುಕೊಳ್ಳಿ ಎಂದು ಸಲಹೆ ನೀಡಿದರು.

ಹೊಣೆಗಾರಿಕೆ ಹಾಗೂ ಪರಿಶ್ರಮದೊಂದಿಗೆ ಗುರಿಯತ್ತ ಸಾಗಿದರೆ ಮನುಷ್ಯ ಯಶಸ್ಸು ಸಾಧಿಸಬಹುದು. ಏನಾದರೂ ತಪ್ಪು ಮಾಡಿದ್ದರೆ ಸಂಕೋಚವಿಲ್ಲದೆ ಕ್ಷಮೆ ಕೇಳಬೇಕು. ಆಡಳಿತದಲ್ಲಿ ಪಾರದರ್ಶಕತೆ ಇದ್ದರೆ ನಂಬಿಕೆ ಇರುತ್ತದೆ. ಇನ್ಫೋಸಿಸ್ ಬೆಳವಣಿಗೆಗೆ ಈ ತತ್ವಗಳೇ ಬುನಾದಿ ಎಂದು ಡಾ.ಸುಧಾಮೂರ್ತಿ ಹೇಳಿದರು.

ಅನ್ಯರಿಗೆ ಹೋಲಿಸಿಕೊಳ್ಳಬಾರದು: ಹಾಗೆಯೇ ನಾನೇ ಸ್ಫುರದ್ರೂಪಿ ಎಂಬ ಅಹಂ ಇರಬಾರದು, ಹಾಗೆ ಭ್ರಮೆಯಲ್ಲಿದ್ದರೆ ನಾವು ಮೂರ್ಖರಾಗುತ್ತೇವೆ. ಬೇರೆಯವರ ಅನುಕೂಲಕ್ಕೆ ನಮ್ಮ ಸಂತೋಷವಿರಬಾರದು. ನಮಗಾಗಿ ನಾವು ಬದುಕಬೇಕು ಎಂದು ಕಿವಿಮಾತು ಹೇಳಿದರು.

ಪಕ್ಕದ ಮನೆಯ ಮಗ ಹೆಚ್ಚು ಅಂಕ ಗಳಿಸಿದ್ದಾನೆ, ಪಕ್ಕದ ಮನೆಯವರು ನಿವೇಶನ ಖರೀದಿಸಿದ್ದಾರೆ, ಆಸ್ತಿ ಮಾಡಿದ್ದಾರೆ, ನಾನೇನು ಮಾಡಿಲ್ಲವಲ್ಲ ಎಂಬ ಹೋಲಿಕೆ ಮಾಡಿಕೊಳ್ಳಬಾರದು. ಹಾಗಾದಾಗ ನಮಗೆ ನಾವೇ ಒತ್ತಡ ಹೇರಿಕೊಂಡು ಮನಃಶಾಂತಿ ಕೆಡಿಸಿಕೊಳ್ಳುತ್ತೇವೆ. ಕೆಲವು ಮಕ್ಕಳು ವೇಗವಾಗಿದ್ದರೆ, ಕೆಲವು ಮಕ್ಕಳು ಸ್ವಲ್ಪ ಮೆತ್ತೆ ಇರುತ್ತಾರೆ. ಹಾಗೆಂದು ಅವರು ದಡ್ಡರೆಂಬ ತೀರ್ಮಾನಕ್ಕೆ ಬರಬಾರದು ಎಂದು ಡಾ.ಸುಧಾಮೂರ್ತಿ ಪೋಷಕರಿಗೆ ಸಲಹೆ ನೀಡಿದರು.

ಸಾಧನೆ ಮಾಡಲು ಹೆಣ್ಣು ಮಕ್ಕಳು ದುಪ್ಪಟ್ಟು ಶಕ್ತಿ ಹೊಂದಿರಬೇಕು. ಪುರುಷ ಮಹಿಳೆಯ ಸಾಧನೆಗೆ ಬೆನ್ನೆಲುಬಾಗಿ ನಿಲ್ಲಬೇಕು. ಮನೆ, ಆಫೀಸ್‌ನಲ್ಲಿ ದುಡಿಯುವ ಮಹಿಳೆಗೆ ಪುರುಷರು ಸಹಾಯಕನಾಗಿರಬೇಕು. ಪತ್ನಿ ಯಶಸ್ವಿಯ ಹಾದಿಯಲ್ಲಿ ಸಾಗಲು ಪತಿ ಅಡುಗೆ ಮನೆಗೆ ಬರಬೇಕು ಎಂದು ಡಾ.ಸುಧಾಮೂರ್ತಿ ಹೇಳಿದರು.

ಸೋಷಿಯಲ್ ಮಿಡಿಯಾ ನೋಡಲ್ಲ: ನಾನು ಸೋಷಿಯಲ್ ಮೀಡಿಯಾ ನೋಡುವುದಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಹೊಗಳುತ್ತಾರೆ, ತೆಗಳುತ್ತಾರೆ. ನಾವು ಅದಕ್ಕೆ ತಲೆ ಕೆಡಿಸಿಕೊಳ್ಳಬಾರದು. ಮುಂದಿನ ರಾಷ್ಟ್ರಪತಿ ಆಗುತ್ತಾರೆ ಎಂದು ನನ್ನ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡಿತ್ತು. ಇದರ ಬಗ್ಗೆ ನಾನು ಗಮನ ಹರಿಸಲಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಬಂದ ವಿಚಾರದಲ್ಲಿ ನ್ಯಾಯಾಲಯದ ಮೆಟ್ಟಿಲು ಹತ್ತಬಾರದು, ಕೋರ್ಟ್‌ಗೆ ಹೋದರೂ ಅಲ್ಲಿ ಕೇಸ್ ನಿಲ್ಲುವುದಿಲ್ಲ. ಆದ ಕಾರಣ ಸೋಷಿಯಲ್ ಮೀಡಿಯಾ ಬಗ್ಗೆ ಆಗುಹೋಗುಗಳ ಬಗ್ಗೆ ಗಮನ ಹರಿಸಬಾರದು ಎಂದು ಸಲಹೆ ನೀಡಿದರು.

ಯಾವುದೇ ರೀತಿಯ ರಾಜಕೀಯ ಪ್ರಶ್ನೆ ಕೇಳದಂತೆ ಡಾ.ಸುಧಾಮೂರ್ತಿ ಆರಂಭದಲ್ಲೆ ತಾಕೀತು ಮಾಡಿದರು. ರಾಜಕೀಯ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ, ರಾಜಕೀಯ ನನಗೆ ಗೊತ್ತು ಇಲ್ಲ. ಆದ ಕಾರಣ ರಾಜಕೀಯ ವಿಚಾರ ಹೊರತುಪಡಿಸಿ ಬೇರೆ ಪ್ರಶ್ನೆ ಕೇಳಿ ಎಂದು ಡಾಸುಧಾಮೂರ್ತಿ ಸಲಹೆ ನೀಡಿದರು.

ಕನ್ನಡ ನನ್ನ ಉಸಿರಲ್ಲಿದೆ

“ ನಾನು ಎಸ್‌ಎಸ್‌ಎಲ್‌ಸಿ ತನಕ ಕನ್ನಡ ಮಾಧ್ಯಮದಲ್ಲೇ ವ್ಯಾಸಂಗ ಮಾಡಿದೆ. ತರುವಾಯ ಉನ್ನತ ಶಿಕ್ಷಣಕ್ಕಾಗಿ ಅನಿವಾರ್ಯವಾಗಿ ಇಂಗ್ಲಿಷ್ ಕಲಿಯಬೇಕಾಯಿತು. ನಾನು ಇಂಗ್ಲಿಷ್, ಹಿಂದಿ, ಮರಾಠಿ, ಕೊಂಕಣಿ ಸೇರಿದಂತೆ ಹಲವು ಭಾಷೆ ಮಾತನಾಡುತ್ತೇನೆ. ಆದರೆ ಕನ್ನಡ ಮಾತ್ರ ಮರೆಯುವುದಿಲ್ಲ. ಕನ್ನಡ ನನ್ನಲ್ಲಿ ಆಳವಾಗಿ ಬೇರೂರಿದೆ. ತಾಯಿ ಭಾಷೆಯ ಪ್ರೇಮ ನನ್ನಲ್ಲಿ ಅಚಲವಾಗಿದೆ. ವಿಶ್ವದ ಯಾವುದೇ ದೇಶಕ್ಕೆ ಹೋದರೂ ಕನ್ನಡ ನನ್ನ ಉಸಿರಲ್ಲಿರುತ್ತದೆ.

ತೃಪ್ತಿಯಿಂದ ಮನಃಶಾಂತಿ

“ ನನ್ನ ಹಸನ್ಮುಖ ಭಾವನೆಗೆ ತೃಪ್ತಿಯೇ ಕಾರಣ. ಮನುಷ್ಯನಿಗೆ ತೃಪ್ತಿ ಇದ್ದರೆ ಮನಃಶಾಂತಿ ಇರುತ್ತದೆ. ಹೆಚ್ಚು ಹಣ, ಆಸ್ತಿಗೆ ಪ್ರಾಧಾನ್ಯತೆ ನೀಡಬಾರದು. ಸರಳತೆಯನ್ನು ಮೈಗೂಡಿಸಿಕೊಳ್ಳಬೇಕು. ನಮ್ಮ ಬಗ್ಗೆ ಯಾರೂ ಏನೇ ಕೀಳಾಗಿ ಮಾತನಾಡಿದರೂ ಅದಕ್ಕೆ ತಲೆ ಕೆಡಿಸಿಕೊಳ್ಳಬಾರದು. ಜಗತ್ತಿನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ.

–**ಡಾ.ಸುಧಾಮೂರ್ತಿ**

ಕೋರ್ಟ್ ತೀರ್ಪು ಏನೇ ಬಂದರೂ ನನ್ನ ಅಧಿಕಾರ ಅಬಾಧಿತ

- ಆಪ್ತ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ
- ಧೃತಿಗೆಡದೆ ನಿಮ್ಮ ಕೆಲಸ ನೀವು ಮುಂದುವರೆಸಿ
- ಜನಸ್ಪಂದನ ಮೂಲಕ ಜನರ ವಿಶ್ವಾಸ ಗಳಿಸೋಣ
- ಮೂರ್‍ನಾಲ್ಕು ದಿನದಲ್ಲಿ ಬಾಕಿ ನಿಗಮ–ಮಂಡಳಿಗಳಿಗೆ ನೇಮಕ



ಬೆಂಗಳೂರು, ಸೆ.14(ಕೆಎಂಶಿ)– ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ವಿಷಯದಲ್ಲಿ ನ್ಯಾಯಾಲಯದಿಂದ ಯಾವುದೇ ತೀರ್ಪು ಬರಲಿ ನಾನು ಅಧಿಕಾರದಿಂದ ಕೆಳಗಿಳಿಯುವುದಿಲ್ಲ. ಧೃತಿಗೆಡದೆ ನಿಮ್ಮ ಕೆಲಸದಲ್ಲಿ ಮುಂದುವರೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತ ಸಚಿವರಿಗೆ ಅಭಯ ನೀಡಿದ್ದಾರೆ.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ನಾವು ಅಧಿಕಾರದಲ್ಲಿ ಇರುವುದನ್ನು ಸಹಿಸುತ್ತಿಲ್ಲ. ನಾನೇನೂ ಬ್ರಹ್ಮಾಂಡ ತಪ್ಪು ಮಾಡಿಲ್ಲ. ನನಗೂ ಕಾನೂನಿನ ಇತಿಮಿತಿ ಗೊತ್ತಿದೆ. ನಾನು ಯಾವುದೇ ಲಾಭಕ್ಕೆ ಅಧಿಕಾರ ಬಳಕೆ ಮಾಡಿಲ್ಲ. ಪ್ರತಿಪಕ್ಷಗಳ ರಾಜಕೀಯವನ್ನು ಎದುರಿಸುತ್ತೇನೆ. ಹೈಕೋರ್ಟ್‌ನ ತೀರ್ಪು ಒಂದು ವೇಳೆ ತಮ್ಮ ವಿರುದ್ಧವಾದರೂ ಕಾನೂನು ಹೋರಾಟ ನಡೆಸುತ್ತೇನೆಯೇ ಹೊರತು ಅಧಿಕಾರ ತ್ಯಜಿಸುವುದಿಲ್ಲ ಎಂದಿದ್ದಾರೆ.

ತಮ್ಮ ಆಪ್ತ ಸಚಿವರ ನಿವಾಸದಲ್ಲಿ ಈ ಮಾತುಗಳನ್ನು ಆಡಿರುವ ಮುಖ್ಯಮಂತ್ರಿ ಅವರು, ನಾವು ಮತ್ತು ನಮ್ಮ ಸರ್ಕಾರ ಗಟ್ಟಿಯಾಗಿದ್ದೇವೆ ಎಂಬುದನ್ನು ಜನರಿಗೆ ತೋರಿಸಲು ರಾಜ್ಯಾದ್ಯಂತ ಜನಸ್ಪಂದನ ಬೃಹತ್ ಸಭೆಗಳನ್ನು ಮಾಡೋಣ. ಇದಕ್ಕೆ ಸಿದ್ಧತೆ ಮಾಡಿಕೊಳ್ಳಿ ಎಂದಿದ್ದಾರೆ. ಇದೇ ಕಾರಣಕ್ಕೆ ಬೆಂಗಳೂರು ನಗರ ಪ್ರದಕ್ಷಿಣೆ ಹಾಕಿದ್ದು, ಇದೇ 30ರಂದು ಕಲಬುರಗಿಯಿಂದಲೇ ಮೊದಲ ಜನಸ್ಪಂದನ ಕಾರ್ಯಕ್ರಮ ಆರಂಭವಾಗಲಿ. ನಂತರ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಇಂತಹ ಸಭೆಗಳನ್ನು ನಡೆಸಿ ಸರ್ಕಾರ ಯಾವ ಒತ್ತಡಕ್ಕೂ ಸಿಲುಕದೆ, ಜನರಿಗೆ ಸ್ಪಂದಿಸುತ್ತಿದೆ ಎಂಬುದನ್ನು ತೋರಿಸೋಣ.

ನಿಗಮ–ಮಂಡಳಿಗೆ ನೇಮಕ: ಇನ್ನು ಮೂರು–ನಾಲ್ಕು ದಿನದಲ್ಲಿ ಖಾಲಿ ಇರುವ ಎಲ್ಲಾ ನಿಗಮ–ಮಂಡಳಿಗಳಿಗೆ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸುತ್ತೇನೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನೇಮಕಗೊಂಡಿದ್ದ ಸಮಿತಿ ಪಕ್ಷದ ಕಾರ್ಯಕರ್ತರಿಗೆ ನಿಗಮ–ಮಂಡಳಿಗಳಿಗಷ್ಟೇ ಅಲ್ಲದೆ, ಸದಸ್ಯರ ನೇಮಕಕ್ಕೂ ಪ್ರಾಥಮಿಕ ವರದಿ ಮತ್ತು ಪಟ್ಟಿ ನೀಡಿದೆ. ಕಾರ್ಯಕರ್ತರಿಗೆ ಅಧಿಕಾರ ನೀಡುವ ಮೂಲಕ ಅವರನ್ನೂ ಹುರಿದುಂಬಿಸಿ ಪಕ್ಷ ಮತ್ತು ಸರ್ಕಾರ ಭದ್ರವಾಗಿದೆ ಎಂಬುದನ್ನು ತೋರಿಸೋಣ. ಬಿಜೆಪಿಯವರು ಜೆಡಿಎಸ್ ಜೊತೆ ಕೈಜೋಡಿಸಿಕೊಂಡು ನನ್ನನ್ನು ಅಧಿಕಾರದಿಂದ ಕೆಳಗಿಳಿಸಿದರೆ ಸರ್ಕಾರ ಪತನಗೊಳ್ಳುತ್ತದೆ ಎಂಬ ಭ್ರಮೆಯಲ್ಲಿದ್ದಾರೆ. ಅವರು ಭ್ರಮೆಯಲ್ಲೇ ಇರಲಿ. ನಾವು ದಿಟ್ಟ ನಿರ್ಧಾರ ಕೈಗೊಂಡು ಅಧಿಕಾರ ನಡೆಸೋಣ, ಎಲ್ಲರೂ ಒಟ್ಟಾಗಿರೋಣ.

ನಮ್ಮ 60 ಶಾಸಕರನ್ನು ಒಟ್ಟುಗೂಡಿಸಿ ಆಪರೇಷನ್ ಕಮಲ ಮಾಡುವುದು ಅಸಾಧ್ಯದ ಮಾತು. ಅದು ಸಾಧ್ಯವಿಲ್ಲ ಎಂಬುದನ್ನು ಮನಗಂಡೇ ನನ್ನ ಮೇಲೆ ಅಸ್ತ್ರ ಪ್ರಯೋಗ ಮಾಡುತ್ತಿದ್ದಾರೆ. ಇಂತಹ ಷಡ್ಯಂತ್ರಗಳಿಗೆ ನಾವು ಮಣಿಯಲು ಸಾಧ್ಯವೇ ಎಂದಿರುವ ಮುಖ್ಯಮಂತ್ರಿ, ನೀವು ಯಾವುದೇ ಹಿಂಜರಿಕೆ ಇಲ್ಲದೆ ಕೆಲಸ ಮಾಡಿ, ನಾನೇ ಪೂರ್ಣಾವಧಿಗೆ ಇರುತ್ತೇನೆ, ದಿ. ದೇವರಾಜ ಅರಸರ ದಾಖಲೆಯನ್ನೂ ಮೀರಿಸೋಣ ಎಂದಿದ್ದಾರೆ.



ಸಚಿವರಿಗೆ ಸ್ವಾಗತ....

ಕಾರ್ಯ ನಿಮಿತ್ತ ಶುಕ್ರವಾರ ಮೈಸೂರಿಗೆ ಆಗಮಿಸಿದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ಸಚಿವ ವಿ.ಸೋಮಣ್ಣ ಅವರನ್ನು ಮೈಸೂರಿನ ಹೊರವಲಯದ ಮಣಿಪಾಲ್ ಆಸ್ಪತ್ರೆ ಬಳಿ ವಿ.ಸೋಮಣ್ಣ ಅಭಿಮಾನಿ ಬಳಗದ ಮೈಸೂರು, ಚಾಮರಾಜನಗರ ಜಿಲ್ಲೆಯ ಪದಾಧಿಕಾರಿಗಳು, ಪಕ್ಷದ ಶಾಸಕರು, ಮಾಜಿ ಶಾಸಕರು, ಮುಖಂಡರು ಮತ್ತು ಸಾವಿರಾರು ಅಭಿಮಾನಿಗಳು ಭಾರಿ ಗಾತ್ರದ ಸೇಬಿನ ಹಾರ ಹಾಕಿ, ಅದ್ದೂರಿಯಾಗಿ ಸ್ವಾಗತಿಸಿದರು.

ಸೆ.17, ಮೈಸೂರಲ್ಲಿ ವಿಶ್ವಕರ್ಮ ಜಯಂತ್ಯುತ್ಸವ

ಮೈಸೂರು, ಸೆ.14(ಜಿಎ)–ಮೈಸೂರು ಜಿಲ್ಲಾಡಳಿತ, ಜಿಲ್ಲಾ ವಿಶ್ವಕರ್ಮ ಜಯಂತ್ಯುತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಸೆ.17ರಂದು ಬೆಳಗ್ಗೆ 10.30ಕ್ಕೆ ನಗರದ ಕಲಾಮಂದಿರದ ಆವರಣದ ಕಿರು ರಂಗ ಮಂದಿರದಲ್ಲಿ ವಿಶ್ವಕರ್ಮ ಜಯಂತ್ಯುತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸಮಿತಿ ಮುಖಂಡ ಕೆ.ಕೆಂಡಗಣ್ಣ ವಿಶ್ವಕರ್ಮ ಈ ವಿಷಯ ತಿಳಿಸಿ, ಡಾ. ನೀಲಕಂಠಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಕೆ. ಹರೀಶ್ ಗೌಡ ಅಧ್ಯಕ್ಷತೆ ವಹಿಸುವರು ಎಂದರು.



ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಜಿ.ಟಿ. ದೇವೇಗೌಡ, ತನ್ವೀರ್‌ಸೇಠ್, ಶ್ರೀವತ್ಸ ಮತ್ತಿತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್, ಡಾ.ಕೆ.ಎಸ್. ರಾಜಣ್ಣ, ಡಾ.ಸಿ.ಆರ್.ಚಂದ್ರಶೇಖರ್, ಪ್ರೊ.ಸಿ.ನಾಗಣ್ಣ ಅವರನ್ನು ಅಭಿನಂದಿಸಲಾಗುತ್ತದೆ ಎಂದರು.

ಮುಖಂಡರಾದ ಮೊಗ್ಗಣ್ಣಚಾರ್ ಮಾತನಾಡಿ, ವಿಶ್ವಕರ್ಮ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕು, ನಗರದ ರಿಂಗ್ ರಸ್ತೆಯ ಯಾವುದಾದರೊಂದು ವೃತ್ತಕ್ಕೆ ವಿಶ್ವಕರ್ಮ ವೃತ್ತ ಎಂದು ನಾಮಕರಣ ಮಾಡಬೇಕು, ಸಮುದಾಯದ ಶೈಕ್ಷಣಿಕ ಸಂಸ್ಥೆಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು ಎಂಬ ಮೊದಲಾದ ಬೇಡಿಕೆಗಳ ಮನವಿ ಪತ್ರವನ್ನು ಸಚಿವರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮುದಾಯದ ಮುಖಂಡರಾದ ಹುಯಿಲಾಳು ಕುಮಾರ್, ಸಿದ್ದಚಾರ್ ಜೆ.ಪಿ.ನಗರ, ಸುರೇಶ್‌ಗೋಲ್ಡ್, ಕೆಂಪರಾಜು ಯರಗನಹಳ್ಳಿ, ಸ್ವಾಮಿ ಕ್ಯಾತಮಾರನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

ಚೆಸ್ ಪಂದ್ಯಾವಳಿಯಲ್ಲಿ ಹುಂಡಿಮಾಳ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಮೈಸೂರು,ಸೆ.14(ಎಸ್‌ಪಿಎನ್)– ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮೈಸೂರಿನ ವಿಜಯ ವಿಠಲ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಹುಣಸೂರು ತಾಲೂಕು ಹುಂಡಿಮಾಳ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ವರ್ಷಿಣಿ, ಪೂಜಾ ಜಯಗಳಿಸಿ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಅಲ್ಲದೆ, ಹುಣಸೂರು ಪಟ್ಟಣದ ಕ್ರೀಡಾಂಗಣದಲ್ಲಿ ನಡೆದ ಬಾಲಕರ ವಿಭಾಗದ ವಿದ್ಯಾರ್ಥಿನಿ ಕಿರಣ್ 1500 ಮೀ. ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಹಾಗೂ ಬಾಲಕಿಯರ ವಿಭಾಗದ 200, 400 ಮೀ. ಓಟ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಅಂಜಲಿ ಪ್ರಥಮ, ವಿದ್ಯಾರ್ಥಿನಿ ಪಲ್ಲವಿ 3000 ಮೀ. ಓಟ ಸ್ಪರ್ಧೆಯಲ್ಲಿ ಪ್ರಥಮ, ಅಭಿನಯ 800 ಮತ್ತು 1500 ಮೀ. ಓಟ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. **ಬಾಲಕಿಯರ ವಿಭಾಗದ** 4X100 ಮತ್ತು 4X400 ರಿಲೆಯಲ್ಲಿ ಅಂಜಲಿ, ಅಭಿನಯ, ಗೌರಿ ಹಾಗೂ ಶ್ವೇತ ಕ್ರಮವಾಗಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.



ಚೆಸ್ ಪಂದ್ಯಾವಳಿ ವಿಜೇತರು.

ಬಾಲಕರ ವಿಭಾಗದ ಖೋ–ಖೋ ಸ್ಪರ್ಧೆಯಲ್ಲಿ ಹುಂಡಿಮಾಳ ಶಾಲಾ ತಂಡ ದ್ವಿತೀಯ ಸ್ಥಾನ ಪಡೆದಿದೆ. ಈ ಪಂದ್ಯದಲ್ಲಿ ವಿದ್ಯಾರ್ಥಿ ಅಭಿನಯ ವೈಯಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ಹುಂಡಿಮಾಳ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ 'ತಾಲೂಕು ಸಮಗ್ರ ಪ್ರಶಸ್ತಿ' ತಮ್ಮದಾಗಿಸಿಕೊಂಡಿದ್ದಾರೆ.

ದೇಶ – ವಿದೇಶ

ಅಮೆರಿಕ ಗ್ರೀನ್ ಕಾರ್ಡ್, ಪೌರತ್ವಕ್ಕಾಗಿ ನಕಲಿ ಮದುವೆ



ಲಾಸ್ ಏಂಜಲೀಸ್: ಶಿಕ್ಷಣ ಹಾಗೂ ಉದ್ಯೋಗದ ಕಾರಣಕ್ಕೆ ಅಮೆರಿಕಕ್ಕೆ ವಲಸೆ ಹೋಗುವ ವಿದೇಶಿಯರು ಅಮೆರಿಕದ ಗ್ರೀನ್ ಕಾರ್ಡ್ ಹಾಗೂ ಪೌರತ್ವ ಪಡೆಯಲು ಅಮೆರಿಕ ಪೌರತ್ವ ಹೊಂದಿರುವ ವ್ಯಕ್ತಿಯನ್ನು ನಕಲಿಯಾಗಿ ಮದುವೆಯಾಗುತ್ತಿರುವುದನ್ನು ಅಮೆರಿಕದ ಭದ್ರತಾ ಪಡೆಗಳು ಬಯಲು ಮಾಡಿವೆ. ಲಾಸ್ ಏಂಜಲೀಸ್ ಮೂಲದ ವಿವಾಹ ನಿರ್ವಹಣಾ ಏಜೆನ್ಸಿಯೊಂದು ಈ ರೀತಿ ನಕಲಿ ಮದುವೆ ಮಾಡುವ ದಂಧೆ ನಡೆಸುತ್ತಿದೆ ಎಂದು ಅಮೆರಿಕ ಸರ್ಕಾರದ ಭದ್ರತಾ ವಿಭಾಗ ಬಯಲು ಮಾಡಿದೆ. ಈವರೆಗೆ ಸುಮಾರು 400ಕ್ಕೂ ಹೆಚ್ಚು ಮಂದಿ ಈ ರೀತಿ ನಕಲಿ ವಿವಾಹವಾಗಿ ಅಮೆರಿಕದ ಗ್ರೀನ್ ಕಾರ್ಡ್ ಸಂಪಾದಿಸಿದ್ದು, ಈ ಪೈಕಿ ಸಾಕಷ್ಟು ಭಾರತೀಯರೂ ಇದ್ದಾರೆ. ನಕಲಿ ಮದುವೆ ಆಗಲು ಬಯಸುವ ವಿದೇಶೀಯರು ಈ ವಿವಾಹ ಏಜೆನ್ಸಿಗೆ ಸುಮಾರು 28 ಸಾವಿರ ಅಮೆರಿಕನ್ ಡಾಲರ್ ಹಣ ನೀಡಬೇಕು. ಭಾರತೀಯ ರೂಪಾಯಿಗಳಲ್ಲಿ ಹೇಳೋದಾದರೆ 23 ಲಕ್ಷ ರೂ. ಆಗುತ್ತದೆ. ಈ ಪೈಕಿ 15 ಲಕ್ಷ ರೂ. ವಿದೇಶೀಯರು ಮದುವೆ ಆಗುವ ಅಮೆರಿಕ ಪ್ರಜೆಗೆ ಸಂದಾಯವಾದರೆ, 8 ಲಕ್ಷ ರೂ. ಹಣವನ್ನು ವಿವಾಹ ಏಜೆನ್ಸಿಗೆ ಸಲ್ಲುತ್ತದೆ.

ಅಯೋಧ್ಯೆ ರಾಮಮಂದಿರ ಸ್ಫೋಟದ ಬೆದರಿಕೆ ಹಾಕಿದ್ದವನ ಬಂಧನ



ಭಾಗಲ್ಪುರ: ಅಯೋಧ್ಯೆಯ ಶ್ರೀರಾಮ ದೇಗುಲಕ್ಕೆ ಬಾಂಬ್ ಹಾಕಿ ಸ್ಫೋಟ ಮಾಡುವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಇನ್‌ಸ್ಪೆಕ್ಟರ್ ರಜನೀಶ್‌ಕುಮಾರ್ ಪಾಂಡೆ ನೇತೃತ್ವದಲ್ಲಿ ಅಯೋಧ್ಯೆಯಿಂದ ಬಿಹಾರಕ್ಕೆ ಆಗಮಿಸಿದ ಪೊಲೀಸ್ ತಂಡವು ಬಾಂಬ್ ಸ್ಫೋಟಿಸುವ ಬೆದರಿಕೆ ಹಾಕಿದ ಅಮೀರ್‌ನ ಸಹಚರ ಮೊಹಮ್ಮದ್ ಮಕ್ಸೂದ್ ಅನ್ಸಾರಿಯನ್ನು ಬರಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಖಂಜರಪುರದ ಮಸೀದಿ ಬಳಿ ಬಂಧಿಸಿದ್ದಾರೆ. ಈ ವೇಳೆ ಆತನಿಂದ 4 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮೊಬೈಲ್‌ನಲ್ಲಿ ಅಮೀರ್‌ಗೆ ಸಂಬಂಧಿಸಿದ ಮಾಹಿತಿ ಮತ್ತು ಅಯೋಧ್ಯೆ ಧಾಮ್ ದೇವಾಲಯವನ್ನು ಸ್ಫೋಟಿಸುವ ಕುರಿತು ಹಲವು ಮಾಹಿತಿಗಳು ಪತ್ತೆಯಾಗಿವೆ. ಶುಕ್ರವಾರ ತಡರಾತ್ರಿ ಯುಪಿ ಪೊಲೀಸರು ಆರೋಪಿಯನ್ನು ಬಂಧಿಸಿ ಉತ್ತರ ಪ್ರದೇಶಕ್ಕೆ ಕರೆದೊಯ್ದಿದ್ದಾರೆ.

ಎಸ್‌ಎಸ್‌ಪಿ ಆನಂದ್‌ಕುಮಾರ್ ಅವರ ಸೂಚನೆ ಮೇರೆಗೆ ಇನ್‌ಸ್ಪೆಕ್ಟರ್ ಅಭಯ್ ಶಂಕರ್ ನೇತೃತ್ವದ ಪೊಲೀಸ್ ತಂಡವನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದ್ದು, ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ತರಗತಿಯಲ್ಲೇ ವಿದ್ಯಾರ್ಥಿ ಜತೆ ಚಕ್ಕಂದವಾಡಿದ ಅಮೆರಿಕ ಶಿಕ್ಷಕಿ!


ಮಿಸ್ಸೋರಿ: 16 ವರ್ಷದ ವಿದ್ಯಾರ್ಥಿ ಜತೆ ಲೈಂಗಿಕ ಸಂಬಂಧ ಹೊಂದಿದ ಪ್ರಕರಣದಲ್ಲಿ ಅಮೆರಿಕದ ಹೈಸ್ಕೂಲಿನ ಗಣಿತ ಶಿಕ್ಷಕಿ ತಪ್ಪೊಪ್ಪಿಕೊಂಡಿದ್ದಾರೆ. 26 ವರ್ಷದ ಹೇಲಿ ಕ್ಲಿಫ್ಟನ್ ಕಾರ್ಮಾಕ್, ಶಾಲಾ ಅವಧಿಯಲ್ಲಿ ಇತರೆ ವಿದ್ಯಾರ್ಥಿಗಳು ಹೊರಗೆ ಕಾವಲಾಗಿ ಇರುವಾಗ ವಿದ್ಯಾರ್ಥಿ ಜತೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದುದಾಗಿ ತಿಳಿಸಿದ್ದಾರೆ. ಶಿಕ್ಷಕಿ ಮತ್ತು ವಿದ್ಯಾರ್ಥಿ ನಡುವಿನ ಸಂಬಂಧದ ಬಗ್ಗೆ ವಿದ್ಯಾರ್ಥಿಯ ತಂದೆಗೂ ತಿಳಿದಿತ್ತು. ಆದರೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡುವ ಬದಲು ಅವರು ಅದನ್ನು ಮುಚ್ಚಿಟ್ಟಿದ್ದರು ಎನ್ನುವುದು ಬೆಳಕಿಗೆ ಬಂದಿದೆ. ಎರಡು ಮಕ್ಕಳ ವಿಚ್ಛೇದಿತ ತಾಯಿ ಕ್ಲಿಫ್ಟನ್ ಕಾರ್ಮಾಕ್ ನಾಲ್ಕು ವರ್ಷಗಳವರೆಗೆ ಜೈಲು ಶಿಕ್ಷೆ ಅನುಭವಿಸಲಿದ್ದು, ಅಕ್ಟೋಬರ್ 11ರಂದು ಶಿಕ್ಷೆ ಜಾರಿಯಾಗುವವರೆಗೂ ಗೃಹಬಂಧನದಲ್ಲಿ ಇರಲಿದ್ದಾರೆ. ಶಿಕ್ಷಕಿ ಮತ್ತು ಸಹಪಾಠಿ ನಡುವಿನ ಅನೈತಿಕ ಸಂಬಂಧದ ಕುರಿತು ಪ್ರತ್ಯಕ್ಷದರ್ಶಿ ವಿದ್ಯಾರ್ಥಿಯೊಬ್ಬ ಶಾಲಾ ಸಂಪನ್ಮೂಲ ಅಧಿಕಾರಿಗೆ ಮಾಹಿತಿ ನೀಡಿದ ಬಳಿಕ ಶಿಕ್ಷಕಿಯನ್ನು ಬಂಧಿಸಲಾಗಿತ್ತು.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಂತರಿಕ್ಷದಿಂದಲೇ ಸುನೀತಾ ವಿಲಿಯಮ್ಸ್ ಮತ ಚಲಾವಣೆ!



ನ್ಯೂಯಾರ್ಕ್: ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು 2025ರ ಫೆಬ್ರವರಿ ತಿಂಗಳವರೆಗೆ ಬಾಹ್ಯಾಕಾಶದಲ್ಲಿಯೇ ಉಳಿಯಬೇಕಾದ ಪರಿಸ್ಥಿತಿ ಇರುವುದರಿಂದ ಮುಂದಿನ ನವೆಂಬರ್‌ನಲ್ಲಿ ನಡೆಯಲಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದಲೇ ಮತ ಚಲಾಯಿಸಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಜೂನ್ ತಿಂಗಳಿನಿಂದ ಇಬ್ಬರೂ ಗಗನಯಾತ್ರಿಗಳು ಭೂಮಿಯಿಂದ 250 ಮೈಲುಗಳ ದೂರದಲ್ಲಿ ಅಂತರಿಕ್ಷದಲ್ಲಿ ನಿನ್ನೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸ್ಟಾರ್‌ಲೈನರ್ ಭೂಮಿಗೆ ಮರಳಿದ ಒಂದು ವಾರದ ನಂತರ ಸುದ್ದಿಗೋಷ್ಠಿ ನಡೆಸಿದ್ದಾರೆ. ಇವರಿಬ್ಬರೂ ಜೂ.5ರಂದು ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ತನ್ನ ಮೊದಲ ಸಿಬ್ಬಂದಿ ಹಾರಾಟಕ್ಕಾಗಿ ಉಡಾವಣೆ ಮಾಡಿತು. ಜೂ.6ರಂದು ಬಾಹ್ಯಾಕಾಶ ನಿಲ್ದಾಣ ತಲುಪಿತು. ಇಬ್ಬರೂ ಗಗನಯಾತ್ರಿಗಳು ಮುಂದಿನ ವರ್ಷ ಫೆಬ್ರವರಿಯಲ್ಲಿ ಭೂಮಿಗೆ ಮರಳಲಿದ್ದಾರೆ.

ಆಗ್ರಾದಲ್ಲಿ ಮಳೆ: ತಾಜ್ ಮಹಲ್ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ



ಆಗ್ರಾ: ಆಗ್ರಾದಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರುತ್ತಿದ್ದು, ಆವರಣದಲ್ಲಿರುವ ಉದ್ಯಾನಕ್ಕೂ ನೀರು ನುಗ್ಗಿದೆ. ತಾಜ್‌ಮಹಲ್ ಆವರಣದಲ್ಲಿರುವ ಉದ್ಯಾನ ಮುಳುಗಡೆಯಾಗಿರುವ ವಿಡಿಯೋ ವೈರಲ್ ಆಗಿದ್ದು, ಪ್ರವಾಸಿಗರ ಗಮನ ಸೆಳೆದಿದೆ. ಆಗ್ರಾ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣೆ(ಎಎಸ್‌ಐ)ಯ ಹಿರಿಯ ಅಧಿಕಾರಿಯೊಬ್ಬರು, ಸೋರಿಕೆಯಿಂದಾಗಿ ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿಯಾಗಿಲ್ಲ. ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿನ ಸೋರಿಕೆ ಕುರಿತು ಮಾತನಾಡಿದ ಆಗ್ರಾ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಅಧೀಕ್ಷಕ ರಾಜ್‌ಕುಮಾರ್ ಪಟೇಲ್, ಹೌದು, ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆಯಾಗಿರುವುದನ್ನು ನಾವು ನೋಡಿದ್ದೇವೆ. ನಾವು ಪರಿಶೀಲಿಸಿದಾಗ ಸೋರಿಕೆಯಿಂದಾಗಿ ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿಯಾಗಿಲ್ಲ. ನಾವು ಡ್ರೋನ್ ಕ್ಯಾಮೆರಾ ಮೂಲಕ ಮುಖ್ಯ ಗುಮ್ಮಟವನ್ನು ಪರಿಶೀಲಿಸಿದ್ದೇವೆ ಎಂದು ತಿಳಿಸಿದರು.

ಮೈಸೂರು ಮಿತ್ರ ಭಾನುವಾರ 15 ಸೆಪ್ಟೆಂಬರ್ 2024

ಮಡಿಕೇರಿ, ಗೋಣಿಕೊಪ್ಪ ದಸರಾಗೆ 2-3 ದಿನದಲ್ಲಿ ಅನುದಾನ

ಕೊಡವ ಸಂಸ್ಕೃತಿಯ ಪ್ರತಿ ಬಿಂಬದಂತೆ ದಸರಾ ಆಚರಿಸಲು ಸೂಚನೆ

ಮಡಿಕೇರಿ,ಸೆ.14– ಮಡಿಕೇರಿ ದಸರಾ ಸೇರಿದಂತೆ ಗೋಣಿಕೊಪ್ಪಲಿನ ದಸರಾ ಉತ್ಸವವನ್ನು ಇಲ್ಲಿನ ಸಂಸ್ಕೃತಿಯ ಪ್ರತಿ ಬಿಂಬದಂತೆ ಯಶಸ್ವಿಯಾಗಿ ಆಚರಿಸಬೇಕು. ಈ ಕಾರ್ಯಕ್ಕೆ ರಾಜ್ಯ ಸರ್ಕಾರ ನಿಮ್ಮೊಂದಿಗೆ ಇರುತ್ತದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಭರವಸೆ ನೀಡಿದರು.



ಮಡಿಕೇರಿ ಮತ್ತು ಗೋಣಿಕೊಪ್ಪಲು ದಸರಾ ಪೂರ್ವಭಾವಿ ಸಭೆಯಲ್ಲಿ ಸಚಿವ ಎನ್.ಎಸ್.ಭೋಸರಾಜು ಮಾತನಾಡಿದರು.

ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿತ ಮಡಿಕೇರಿ ಮತ್ತು ಗೋಣಿಕೊಪ್ಪಲು ದಸರಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಡಿಕೇರಿ, ಗೋಣಿಕೊಪ್ಪ ದಸರಾ ಉತ್ಸವ ಆಚರಣೆಗೆ ಪೂರಕವಾಗಿ ಅಗತ್ಯ ಅನುದಾನವನ್ನು ಮುಂದಿನ ಎರಡು ಮೂರು ದಿನಗಳಲ್ಲೆ ಒದಗಿಸಲು ಪ್ರಯತ್ನಿಸಲಾಗುತ್ತದೆ ಎಂದು ತಿಳಿಸಿದರು.

ಕಳೆದ ಸಾಲಿನ ಮಡಿಕೇರಿ ದಸರಾ ಉತ್ಸವಕ್ಕೆ ಸರ್ಕಾರ 95 ಲಕ್ಷ ರೂ. ಅನುದಾನವನ್ನು ಒದಗಿಸಿತ್ತು. ಈ ಬಾರಿ ಹೆಚ್ಚಿನ ಅನುದಾನವನ್ನು ಒದಗಿಸುವಂತೆ ಕೋರಲಾಗಿದೆ. ಸರಕಾರ ಕಳೆದ ಬಾರಿಗಿಂತ ಒಂದಷ್ಟು ಹೆಚ್ಚಿನ ಅನುದಾನವನ್ನು ಒದಗಿಸುವ ವಿಶ್ವಾಸ ವ್ಯಕ್ತಪಡಿಸಿದ ಸಚಿವರು, ದಸರಾ ಉತ್ಸವಕ್ಕೆ ಕಳೆದ ಸಾಲಿನಂತೆಯೇ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದರು.

ಮಡಿಕೇರಿ ದಸರಾ ಉತ್ಸವ ಕಳೆದ ಒಂದೂವರೆ ಶತಮಾನಗಳಿಂದ ಆಚರಿಸಿಕೊಂಡು ಬರಲಾಗುತ್ತಿದ್ದು ಭವ್ಯ ಇತಿಹಾಸವನ್ನು ಹೊಂದಿದೆ. ಈ ಬಾರಿಯು ದಸರಾ ಉತ್ಸವಕ್ಕೆ 3 ಕೋಟಿ ಅನುದಾನವನ್ನು ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ದಸರಾ ಸಮಿತಿ ಕಾರ್ಯಾಧ್ಯಕ್ಷ ಸಹಿತ ದಶ ಮಂಟಪ ಸಮಿತಿ ಪ್ರಮುಖರು ಇದೇ ಸಂದರ್ಭ ಮನವಿ ಮಾಡಿದರು.

ರಸ್ತೆಗಳ ದುರಸ್ತಿ ನಡೆಸಿ: ಮಡಿಕೇರಿ ದಸರಾ ದಶ ಮಂಟಪಗಳು ಮತ್ತು ಕರಗಗಳು ತೆರಳುವ ರಸ್ತೆಗಳು ಸಂಪೂರ್ಣ ಹದಗೆಟ್ಟಿರುವ ಬಗ್ಗೆ ವಿವಿಧ ಸಮಿತಿಗಳ ಅಧ್ಯಕ್ಷರು ನೀಡಿದ ಮಾಹಿತಿಗೆ ಸ್ಪಂದಿಸಿದ ಉಸ್ತುವಾರಿ ಸಚಿವ ಭೋಸರಾಜು ಮುಂದಿನ 1 ವಾರದ ಒಳಗಾಗಿ ಎನ್‌ಡಿಆರ್‌ಎಫ್ ನಿಧಿಯಡಿ, ರಸ್ತೆಗಳ ದುರಸ್ತಿ ಕಾರ್ಯವನ್ನು ಸಮರೋಪಾದಿಯಲ್ಲಿ ನಡೆಸಬೇಕು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳೆ ತೆಗೆದುಕೊಳ್ಳುವಂತೆ ಸೂಚಿಸಿದರು. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಾಯೋಜಕರ ಮೂಲಕ ನಡೆಸಲು ಆದ್ಯತೆ ನೀಡುವಂತೆ ಸಲಹೆ ನೀಡಿದ ಸಚಿವರು ಇದರಿಂದ ದಸರಾ ಆಚರಣೆಗೂ ಹೆಚ್ಚಿನ ಹೊರೆ ಬೀಳುವುದಿಲ್ಲವೆಂದು ಇದೇ ಸಂದರ್ಭ ಅಭಿಪ್ರಾಯ ವ್ಯಕ್ತಪಡಿಸಿದರು.

ಶಾಶ್ವತ ವೇದಿಕೆಗೆ ಕ್ರಮ: ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ವರ್ಷಂಪ್ರತಿ ದಸರಾ ಉತ್ಸವದ ಸಂದರ್ಭ ಗಾಂಧಿ ಮೈದಾನದ ವೇದಿಕೆಗೆ ಹೆಚ್ಚಿನ ವೆಚ್ಚ ತಗಲುತ್ತದೆ. ಈ ಹಿನ್ನೆಲೆ ದಸರಾ ಉತ್ಸವ ಪೂರ್ಣಗೊಂಡ ಬಳಿಕ ಶಾಶ್ವತವಾದ ಸುಸಜ್ಜಿತ ವೇದಿಕೆಯನ್ನು ಎಲ್ಲರಿಗೂ ಅನುಕೂಲಕರವಾದ ರೀತಿಯಲ್ಲಿ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ವಿಜಯ ದಶಮಿಯ ಶೋಭಾಯಾತ್ರೆಯ ಸಂದರ್ಭ ಮಂಟಪ ಸಮಿತಿಗಳು ತಾವಾಗಿಯೇ ಅಬ್ಬರದ ಡಿ.ಜೆಗೆ ಕಡಿವಾಣ ಹಾಕಬೇಕೆಂದು ಮನವಿ ಮಾಡಿದ್ದಲ್ಲದೆ, ಇಲ್ಲಿನ ರಸ್ತೆಗಳ ವಿಸ್ತೀರ್ಣಕ್ಕೆ ಅನುಗುಣವಾದ ರೀತಿಯ ಮಂಟಪಗಳನ್ನು ಸಜ್ಜುಗೊಳಿಸಿ ಮೆರವಣಿಗೆ ನಡೆಸಬೇಕೆಂದು ಸ್ಪಷ್ಟ ಸೂಚನೆಯನ್ನು ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾತನಾಡಿ, ಶೋಭಾಯಾತ್ರೆಯ ಸಂದರ್ಭ ಅಬ್ಬರದ ಡಿಜೆಗೆ ಕಡಿವಾಣ ಹಾಕುವುದು ಅವಶ್ಯ. ಇದರಲ್ಲಿ ಮಂಟಪಗಳ ನಡುವೆ ಪೈಪೋಟಿ ಬೇಡ. ದಸರಾ ವೀಕ್ಷಣೆಗೆ ಹೊರಗಿನಿಂದ ಬರುವವರಿಗೆ ಇಲ್ಲಿನ ಸಂಸ್ಕೃತಿಯನ್ನು ತೋರಿಸುವುದಕ್ಕೆ ದಸರಾ ಉತ್ಸವದಲ್ಲಿ ಹೆಚ್ಚಿನ ಒತ್ತು ನೀಡಬೇಕೆಂದು ತಿಳಿಸಿದರು. ಈ ಹಿಂದಿನ ದಸರಾ ಉತ್ಸವದಲ್ಲಿ ಮಂಟಪ ಬಿದ್ದು ಕೆಲವು ಅಹಿತಕರ ಘಟನೆಗಳು ನಡೆದಿವೆ. ಈ ಹಿನ್ನೆಲೆ ಮಂಟಪ ಸಮಿತಿಗಳು ಸುರಕ್ಷತೆಗೆ ಹೆಚ್ಚಿನ ಕಾಳಜಿ ವಹಿಸುವುದು ಅತ್ಯವಶ್ಯವೆಂದು ತಿಳಿಸಿದರು.

ಶಾಸಕ ಡಾ. ಮಂತರ್‌ಗೌಡ ಮಾತನಾಡಿ, ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆ ಯಶಸ್ವಿಯಾಗಿ ನಡೆಯುವುದಕ್ಕೆ ಪೂರಕವಾಗಿ ರಸ್ತೆಗಳ ದುರಸ್ತಿ ಸೇರಿದಂತೆ, ಅಗತ್ಯ ಅನುಕೂಲತೆ ಮಾಡಿಕೊಡಬೇಕಾಗಿದೆ. ಮಂಟಪಗಳು ಸಾಗುವ ಹಾದಿಯಲ್ಲಿರುವ ವಿದ್ಯುತ್ ಸಂಪರ್ಕ ವ್ಯವಸ್ಥೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ವಹಿಸಲಾಗುತ್ತದೆ ಎಂದು ತಿಳಿಸಿದರು.

ಹೆಚ್ಚಿನ ಹಸ್ತಕ್ಷೇಪ ಬೇಡ: ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಈ ಬಾರಿಯ ದಸರಾಕ್ಕೆ ಹೆಚ್ಚಿನ ಅನುದಾನಕ್ಕೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ ಉತ್ಸವನ್ನು ಎಲ್ಲರೂ ಒಗ್ಗೂಡಿ ಶಾಂತಿಯುತವಾಗಿ ಆಚರಿಸೋಣವೆಂದು ಕರೆ ನೀಡಿದರು. ಇತರರಿಗೆ ತೊಂದರೆಯಾಗದಂತೆ ಡಿಜೆ ಬಳಕೆಯತ್ತ ಗಮನ ಹರಿಸುವಂತೆ ಸಲಹೆ ನೀಡಿದರು. ಉತ್ಸವ ಆಚರಣೆಯಲ್ಲಿ ಅಧಿಕಾರಿಗಳು ಹೆಚ್ಚಿನ ಹಸ್ತಕ್ಷೇಪ ಇಲ್ಲದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗೋಣಿಕೊಪ್ಪಲು ದಸರಾ ಸಮಿತಿ ಅಧ್ಯಕ್ಷ ಪ್ರಮೋದ್ ಗಣಪತಿ ಮಾತನಾಡಿ, ಈ ಬಾರಿ ಗೋಣಿಕೊಪ್ಪಲಿನಲ್ಲಿ 46ನೇ ವರ್ಷದ ದಸರಾ ಉತ್ಸವವನ್ನು ಆಚರಿಸಲಾಗುತ್ತಿದ್ದು, ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಅನುದಾನ ಒದಗಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ದಶ ಮಂಟಪ ಸಮಿತಿ ಅಧ್ಯಕ್ಷ ಜಗದೀಶ್, ನಗರಸಭಾ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ, ಮಾಜಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಕೆ.ಎಸ್.ರಮೇಶ್, ಜಿ.ಎಂ.ಸತೀಶ್ ಪೈ, ಮಹೇಶ್ ಜೈನಿ, ಅರುಣ್ ಶೆಟ್ಟಿ, ಎಚ್.ಟಿ.ಅನಿಲ್, ಎಂ.ಬಿ.ದೇವಯ್ಯ, ಬಿ.ಎಂ.ರಾಜೇಶ್ ಅವರು ಹಲವು ಸಲಹೆಗಳನ್ನು ನೀಡಿದರು.

ವೇದಿಕೆಯಲ್ಲಿ ಎಡಿಸಿ ಐಶ್ವರ್ಯ, ಎ.ಸಿ.ವಿನಾಯಕ ನರ್ವಾಡೆ ಸೇರಿದಂತೆ ಹಲ ಅಧಿಕಾರಿಗಳು ಪಾಲ್ಗೊಂಡಿದ್ದರು.

ಅ.17ರಂದು ಕಾವೇರಿ ತೀರ್ಥೋದ್ಭವ



ಮಡಿಕೇರಿ,ಸೆ.14– ಪೌರಾಣಿಕ ಹಿನ್ನೆಲೆ ಹೊಂದಿರುವ ತಲಕಾವೇರಿ ಕ್ಷೇತ್ರದ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದೆ ಅಕ್ಟೋಬರ್ 17ರ ಗುರುವಾರ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ 'ತುಲಾ' ಲಗ್ನದಲ್ಲಿ ಪವಿತ್ರ ತೀರ್ಥ ಕುಂಡಿಕೆಯಿಂದ ಕಾವೇರಿ ಮಾತೆ ತೀರ್ಥ ಸ್ವರೂಪಿಣಿಯಾಗಿ ಆವಿರ್ಭವಿಸುವ ಮೂಲಕ ತನ್ನ ಭಕ್ತರಿಗೆ ದರ್ಶನ ನೀಡಲಿದ್ದಾಳೆ.

ಪೂಜಾ ಕಾರ್ಯಗಳು: ಕಾವೇರಿಯ ಕ್ಷೇತ್ರದಲ್ಲಿ ತುಲಾ ಸಂಕ್ರಮಣ ಜಾತ್ರೆಗೆ ಪೂರ್ವಭಾವಿಯಾಗಿ ಸೆ.26ರ ಗುರುವಾರ ಬೆಳಗೆ 8 ಗಂಟೆ 35 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ 'ಪತ್ತಾಯಕ್ಕೆ ಅಕ್ಕಿ ಹಾಕುವ' ಕಾರ್ಯಕ್ರಮ ಸಂಪ್ರದಾಯದಂತೆ ನಡೆಯಲಿದೆ.

ಅಕ್ಟೋಬರ್ 4ರ ಶುಕ್ರವಾರ ಬೆಳಿಗ್ಗೆ 10 ಗಂಟೆ 21 ನಿಮಿಷಕ್ಕೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ 'ಆಜ್ಞಾ ಮುಹೂರ್ತ', ಅ.14ರ ಸೋಮವಾರ ಬೆಳಗ್ಗೆ 1 ಗಂಟೆ 35 ನಿಮಿಷಕ್ಕೆ ಸಲ್ಲುವ ಧನು ಲಗ್ನದಲ್ಲಿ 'ಅಕ್ಷಯ ಪಾತ್ರೆ ಇರಿಸುವುದು' ಮತ್ತು ಸಂಜೆ 4 ಗಂಟೆ 15 ನಿಮಿಷಕ್ಕೆ ಸಲ್ಲುವ ಕುಂಭ ಲಗ್ನದಲ್ಲಿ 'ಕಾಣಿಕೆ ಡಬ್ಬಿ ಇಡುವುದು' ಸೇರಿದಂತೆ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯ ಪ್ರಕಟಣೆ ತಿಳಿಸಿದೆ.

ಮಡಿಕೇರಿ ದಸರಾ ಉತ್ಸವಕ್ಕೆ 'ಕಾಫಿ ದಸರಾ' ಸೇರ್ಪಡೆ

ಶಾಸಕ ಡಾ. ಮಂತರ್ ಗೌಡರ ಪ್ರಯತ್ನದ ಫಲ

ಮಡಿಕೇರಿ,ಸೆ.14– ಪೌರಾಣಿಕ ಹಿನ್ನೆಲೆ ಹೊಂದಿರುವ ಮಡಿಕೇರಿ ದಸರಾ ಉತ್ಸವಕ್ಕೆ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಪ್ರಯತ್ನದ ಫಲವಾಗಿ ಈ ವರ್ಷದಿಂದ 'ಕಾಫಿ ದಸರಾ' ಸೇರ್ಪಡೆಯಾಗಿದೆ. ಕೊಡಗು ಕಾಫಿ ಕೃಷಿ ಜಿಲ್ಲೆ ಆಗಿರುವುದರಿಂದ ಕಾಫಿ ಕೃಷಿಕರಿಗೆ ಸೂಕ್ತ ಮಾಹಿತಿ, ಕಾಫಿಯ ಪ್ರಯೋಜನ, ತೋಟಗಾರಿಕಾ ಕೃಷಿ ಮಾಹಿತಿ ಸಂಬಂಧಿತ 20 ಮಳಿಗೆಗಳು ಕಾಫಿ ದಸರಾದಲ್ಲಿ ಇರಲಿವೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷರು ಹಾಗೂ ಪತ್ರಕರ್ತರಾದ ಅನಿಲ್ ಹೆಚ್.ಟಿ. ಮಾಹಿತಿ ನೀಡಿದ್ದಾರೆ.



ಡಾ.ಮಂತರ್‌ಗೌಡ

ಅಕ್ಟೋಬರ್ 6 ಮತ್ತು 7ರಂದು ಈ ಕಾರ್ಯಕ್ರಮ ಆಯೋಜಿತವಾಗಿದ್ದು, ಮೊದಲ ದಿನ ಕಾಫಿ ಕೃಷಿ ಬಗ್ಗೆ ಮಾಹಿತಿ ಕಾರ್ಯಾಗಾರ ಕೂಡ ಜರುಗಲಿದೆ. ಕರ್ನಾಟಕ ಬೆಳೆಗಾರರ ಒಕ್ಕೂಟ, ಕೊಡಗು ಪ್ಲಾಂಟರ್ಸ್ ಅಸೋಸಿಯೇಷನ್, ಕಾಫಿ ಮಂಡಳಿ ಸಹಕಾರ ನೀಡುತ್ತಿವೆ. ಕಾಫಿ ಕೃಷಿಕರಿಗೆ ಸೂಕ್ತ ಮಾಹಿತಿ, ನೆರವು ದೊರಕಬೇಕು ಎಂಬ ನಿಟ್ಟಿನಲ್ಲಿ ಶಾಸಕ ಡಾ. ಮಂತರ್ ಗೌಡ ಅವರ ವಿಶೇಷ ಪ್ರಯತ್ನ ಈ ಕಾಫಿ ದಸರಾ ಪ್ರಾರಂಭಿಸಲಾಗುತ್ತಿದೆ. ಇದರೊಂದಿಗೆ ಮಕ್ಕಳ ದಸರಾ 11 ವರ್ಷ, ಮಹಿಳಾ ದಸರಾ 7 ವರ್ಷ, ಜನಪದ ದಸರಾ 5 ವರ್ಷ ಪೂರೈಸುತ್ತಿದ್ದು, ಮಡಿಕೇರಿ ದಸರಾಕ್ಕೆ ಮತ್ತೊಂದು ಪ್ರಯತ್ನವಾಗಿ ಕಾಫಿ ದಸರಾ ಸೇರ್ಪಡೆಯಾಗುತ್ತಿದೆ ಎಂದು ಅನಿಲ್ ಎಚ್.ಟಿ. ಹೇಳಿದ್ದಾರೆ.

ದಕ್ಷಿಣ ಏಷ್ಯಾ ಜೂನಿಯರ್ ಅಥ್ಲೆಟಿಕ್‌ನಲ್ಲಿ ಕೊಡಗಿನ ಉನ್ನತಿಗೆ 2 ಚಿನ್ನದ ಪದಕ



ಬೊಳ್ಳಂಡ ಉನ್ನತಿ ಅಯ್ಯಪ್ಪ

ಮಡಿಕೇರಿ,ಸೆ.14– ದಕ್ಷಿಣ ಏಷ್ಯಾ ಜೂನಿಯರ್ ಅಥ್ಲೆಟಿಕ್ ಜೂನಿಯರ್ ಚಾಂಪಿಯನ್‌ಶಿಪ್ ಚೆನ್ನೈನಲ್ಲಿ ನಡೆದ ಕೊಡಗಿನ ಬೊಳ್ಳಂಡ ಉನ್ನತಿ ಅಯ್ಯಪ್ಪ 100 ಮೀಟರ್ ಹರ್ಡಲ್ಸ್ ಹಾಗೂ 200 ಮೀಟರ್ ಅನ್ನು 23.91 ಕ್ರಮಾಂಕದಲ್ಲಿ ಪೂರ್ಣ ಗೊಳಿಸಿ ತಲಾ 2 ಚಿನ್ನದ ಪದಕ ತನ್ನ ದಾಗಿಸಿಕೊಂಡಿದ್ದಾರೆ. ಪುರುಷರ 800 ಮೀಟರ್ ಓಟದಲ್ಲಿ ತೇಲಪಂಡ ಬೋಪಣ್ಣ ರಾಜ್ಯವನ್ನು ಪ್ರತಿನಿಧಿಸಿ ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಮಹಿಳೆಯರ 100 ಮೀ. ಹರ್ಡಲ್ಸ್ ಹಾಗೂ 200 ಮೀ.ನಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಉನ್ನತಿ ಅಯ್ಯಪ್ಪ ದಕ್ಷಿಣ ಏಷ್ಯಾ ದಾಖಲೆ ನಿರ್ಮಿಸಿದ್ದಾರೆ. ಈಕೆ ರಾಷ್ಟ್ರೀಯ ಅಥ್ಲೆಟ್ ಕೋಚ್ ಬೊಳ್ಳಂಡ ಅಯ್ಯಪ್ಪ ಹಾಗೂ ಮಾಜಿ ಒಲಂಪಿಯನ್ ಪ್ರಮೀಳಾ ದಂಪತಿ ಪುತ್ರಿಯಾಗಿದ್ದಾರೆ.

ವಿರಾಜಪೇಟೆ ಪಿಎಲ್‌ಡಿ ಬ್ಯಾಂಕ್‌ನಿಂದ ಸದಸ್ಯರಿಗೆ ಶೇ.5ರಷ್ಟು ಡಿವಿಡೆಂಡ್

ವಿರಾಜಪೇಟೆ, ಸೆ.14– ವಿರಾಜಪೇಟೆ-ಪೊನ್ನಂಪೇಟೆ ಪ್ರಾಥಮಿಕ ಸಹಕಾರ ಮತ್ತು ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಎಲ್‌ಡಿ ಬ್ಯಾಂಕ್) ಪ್ರಸಕ್ತ ಸಾಲಿನಲ್ಲಿ 65.94 ಲಕ್ಷ ರೂ. ಲಾಭ ಗಳಿಸಿರುವ ಹಿನ್ನೆಲೆಯಲ್ಲಿ ಸದಸ್ಯರಿಗೆ ಶೇ.5ರಷ್ಟು ಡಿವಿಡೆಂಡ್ ನೀಡಲಾಗುತ್ತಿದ್ದು, ಮುಂದಿನ ಸಾಲಿನಿಂದ ಶೇ.10 ಡಿವಿಡೆಂಡ್ ನೀಡುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸ್ಥಳೀಯ ಪುರಭವನದ ಸಭಾಂಗಣದಲ್ಲಿ ಬೊಟ್ಟಂಗಡ ಬಿ.ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಮಾತನಾಡಿ, ನಷ್ಟದಲ್ಲಿದ್ದ ಬ್ಯಾಂಕನ್ನು ಲಾಭದ ಹೊಸ್ತಿಲಿಗೆ ತರಲಾಗಿದೆ. ಬ್ಯಾಂಕಿನಲ್ಲಿ 2695 ಸದಸ್ಯರಿದ್ದಾರೆ. 134.87 ಲಕ್ಷ ರೂ.ಗಳ ಬಂಡವಾಳವಿದ್ದು, ಸಂಘದಲ್ಲಿ ಒಟ್ಟು ದುಡಿಯುವ ಬಂಡವಾಳ



ಮಹಾಸಭೆಯಲ್ಲಿ ಬೊಟ್ಟಂಗಡ ಬಿ.ಮುತ್ತಪ್ಪ ಮಾತನಾಡಿದರು.

2639.99 ಲಕ್ಷ ರೂ.ಗಳಾಗಿದೆ. ಬ್ಯಾಂಕಿನಿಂದ 394 ಜನ ರೈತರಿಗೆ ಕೃಷಿ ಉದ್ದೇಶಕ್ಕಾಗಿ ನಬಾರ್ಡ್‌ನಿಂದ ದೀರ್ಘಾವಧಿ ಸಾಲ 1441.69 ಲಕ್ಷ ನೀಡಲಾಗಿದ್ದು, ಬ್ಯಾಂಕಿಂಗ್ ವಿಭಾಗದಲ್ಲಿ 128 ಸದಸ್ಯರಿಗೆ ಕೃಷಿ ಸಾಲ 37.53 ಲಕ್ಷ ರೂ.ಗಳನ್ನು ವಿತರಿಸಲಾಗಿದೆ.

ಸಾಲ ವಸೂಲಾತಿಯಲ್ಲಿ ರಾಜ್ಯದಲ್ಲಿಯೇ ಕೊಡಗು ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು 2023-24ನೇ ಸಾಲಿಗೆ 601.88 ಲಕ್ಷ ರೂ. ತಗಾದೆ ಹೊಂದಿದ್ದು, ಈ ಪೈಕಿ 566.47 ಲಕ್ಷ ರೂ.ಗಳ ವಸೂಲಿ ಮಾಡುವ ಮೂಲಕ ಶೇ.94.12 ವಸೂಲಾತಿ ಸಾಧನೆ ಮಾಡಿ ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ಪಡೆದು 2024-25 ಸಾಲಿಗೆ ಸಾಲ ಹಂಚಿಕೆ ಗುರಿ 10 ಕೋಟಿ ನೀಡಲು ಪ್ರಯತ್ನಿಸಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.

ಮಹಾಸಭೆಯ ಕಂಜಿತಂಡ ಮಂದಣ್ಣ, ಮುಲ್ಲೆಂಗಡ ಶಂಕರಿ ಪೊನ್ನಪ್ಪ, ಚೇಂದ್ರಿಮಾಡ ಪ್ರಿನ್ಸ್ ಸೋಮಯ್ಯ, ನೆಲ್ಲಮಕ್ಕಡ ಮುತ್ತಣ್ಣ, ಕಾಂಡಂಡ ಚರ್ಮಣ, ಪಟ್ರಪಂಡ ರಘು ನಾಣಯ್ಯ, ದಿವಾಕರ್‌ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು. ಪಿಗ್ಮಿ ಸಾಲ ನೀಡುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದು ಪಿಗ್ಮಿ ಸಾಲ ನೀಡದಂತೆ ಸದಸ್ಯರ ಒತ್ತಾಯವಾಗಿತ್ತು. ವೇದಿಕೆಯಲ್ಲಿ ಉಪಾಧ್ಯಕರಾದ ಬಾನಂಡ ಕೆ.ಅಶೋಕ್ ಕುಮಾರ್, ನಿರ್ದೇಶಕರುಗಳಾದ ಕೆ.ಪಿ. ನಾಗರಾಜ್, ಕೆ.ಬಿ.ಪ್ರತಾಪ್, ಕೆ.ಎಸ್.ವಿಶ್ವನಾಥ್, ವಿ.ಎ.ಅಪ್ಪಚ್ಚು, ಪಿ.ಬಿ.ದಯಾನಂದ, ಬಿ.ಜೆ ಬೋಪಣ್ಣ, ಸಿ.ಬಿ ನಂಜಪ್ಪ, ಪಿ.ಎಂ. ಕರುಂಬಯ್ಯ, ಎಂ.ಕೆ ಪೂವಮ್ಮ, ಪಿ.ಬಿ ಸವಿತಾ, ವ್ಯವಸ್ಥಾಪಕರಾದ ಜೆ.ಸಿ ಬಸವರಾಜ್ ಉಪಸ್ಥಿತರಿದ್ದರು.

ವಿಶ್ವಚೇತನ ಮಕ್ಕಳ ಸಾಧನೆ; ವಿಭಾಗೀಯ ಮಟ್ಟಕ್ಕೆ ಆಯ್ಕೆ



ಕೊಳ್ಳೇಗಾಲದ ವಿಶ್ವಚೇತನ ಸಂಸ್ಥೆ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆ ಸಂಸ್ಥೆ ವತಿಯಿಂದ ಅಭಿನಂದಿಸಲಾಯಿತು. ಪ್ರೇಮಲತಾ ಕೃಷ್ಣಸ್ವಾಮಿ, ರಾಜೇಶ್, ಭಾಸ್ಕರನ್ ಇದ್ದಾರೆ.

ಕೊಳ್ಳೇಗಾಲ, ಸೆ.14– ಪಟ್ಟಣದ ವಿಶ್ವಚೇತನ ಕಾಲೇಜು ವಿದ್ಯಾರ್ಥಿಗಳು ವಿಭಾಗೀಯ ಮಟ್ಟದ ಕ್ರೀಡೆಗೆ ಆಯ್ಕೆಯಾಗುವ ಮೂಲಕ ಸಾಧನೆಗೈದಿದ್ದಾರೆ.

ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದ ಖೋ-ಖೋ ಪಂದ್ಯಾವಳಿಯಲ್ಲಿ ವಿಶ್ವಚೇತನ ಪದವಿಪೂರ್ವ ಕಾಲೇಜಿನ ಸಂದೀಪ್ ಮತ್ತು ತಂಡ ಪ್ರಥಮ ಸ್ಥಾನ, ವಾಲಿಬಾಲ್ ಪಂದ್ಯಾವಳಿಯಲ್ಲಿ ಅಶ್ವಿನಿ ಮತ್ತು ತಂಡ ದ್ವಿತೀಯ ಸ್ಥಾನ ಹಾಗೂ ಚೆಸ್ ಪಂದ್ಯಾವಳಿಯಲ್ಲಿ ರವಿ ಎಂಬ ವಿದ್ಯಾರ್ಥಿ ದ್ವಿತೀಯ ಸ್ಥಾನ ಪಡೆದು ವಿಭಾಗೀಯ ಮಟ್ಟದ ಕ್ರೀಡಾಕೂಟಕ್ಕೆ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ವಿಶ್ವಚೇತನ ಸಮೂಹ ಸಂಸ್ಥೆ ಕಾರ್ಯದರ್ಶಿ ಶ್ರೀಮತಿ ಪ್ರೇಮಲತಾ ಕೃಷ್ಣಸ್ವಾಮಿ, ಸಂಯೋಜಕ ಜಗದೀಶ್, ರಾಜೇಶ್, ಪ್ರಾಂಶುಪಾಲ ಎಸ್.ಭಾಸ್ಕರನ್ ಅಭಿನಂದಿಸಿದ್ದಾರೆ.

ಮಾನವ ಸರಪಳಿ ನಿರ್ಮಾಣಕ್ಕೆ ಡಿಸಿ ಸಮ್ಮುಖದಲ್ಲಿ ಪೂರ್ವ ತಾಲೀಮು



ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ ನಿರ್ಮಾಣ ಸಂಬಂಧ ಶನಿವಾರ ಪೂರ್ವ ತಾಲೀಮು ನಡೆಯಿತು.

ಚಾಮರಾಜನಗರ, ಸೆ.14– ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮ ಸಂಬಂಧ ಇಂದು ಪೂರ್ವ ತಾಲೀಮು ನಡೆಯಿತು.

ಮೊದಲಿಗೆ ನಗರದ ಜಿಲ್ಲಾಡಳಿತ ಭವನದ ಮುಂಭಾಗ ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರ ಸಮ್ಮುಖದಲ್ಲಿ ಮಾನವ ಸರಪಳಿ ರಚನೆ ಸಂಬಂಧ ನಿಯೋಜನೆಗೊಂಡಿರುವ ನೋಡೆಲ್ ಅಧಿಕಾರಿಗಳು ಪೂರ್ವಾಭ್ಯಾಸ ನಡೆಸಿದರು.

ಮಾನವ ಸರಪಳಿ ನಿರ್ಮಾಣ ಕಾರ್ಯದ ಉಸ್ತುವಾರಿ ವಹಿಸಿರುವ ವಿವಿಧ ಹಂತದ ಅಧಿಕಾರಿಗಳು ತಮಗೆ ವಹಿಸಲಾದ ಕಾರ್ಯಕ್ಷೇತ್ರದಲ್ಲಿ ನಿರ್ವಹಿಸಬೇಕಿರುವ ಜವಾಬ್ದಾರಿಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ವಿವರಿಸಲಾಯಿತು. ಮಾನವ ಸರಪಳಿಯಲ್ಲಿ ಭಾಗವಹಿಸುವವರು ಸರತಿ ಸಾಲಿನಲ್ಲಿ ನಿಲ್ಲುವ ಬಗ್ಗೆ, ಡ್ರೋನ್, ವಿಡಿಯೋ ಚಿತ್ರೀಕರಣ, ಇನ್ನಿತರ ಬಗ್ಗೆ ಜಿಲ್ಲಾಧಿಕಾರಿಗಳು, ಹೆಚ್ಚುವರಿ ಜಿಲ್ಲಾಧಿಕಾರಿಗಳು ಮಾರ್ಗದರ್ಶನ ಮಾಡಿದರು.

ಬಳಿಕ ನಿಯೋಜಿತ ಅಧಿಕಾರಿಗಳು, ಸಿಬ್ಬಂದಿ ಮಾನವ ಸರಪಳಿ ನಿರ್ವಹಣೆ ಸಂಬಂಧ ನಿಗದಿಯಾಗಿರುವ ಸ್ಥಳಗಳಿಗೆ ತೆರಳಿ ಅಲ್ಲಿಯೂ ಪೂರ್ವಾಭ್ಯಾಸ ನಡೆಸಿದರು. ಜಿಲ್ಲಾಧಿಕಾರಿಗಳು, ಹೆಚ್ಚುವರಿ ಜಿಲ್ಲಾಧಿಕಾರಿಗಳು ಮಾನವ ಸರಪಳಿ ಪ್ರಾರಂಭವಾಗುವ ಚಾಮರಾಜನಗರ ಜಿಲ್ಲೆಯ ಸರಹದ್ದಿನ ಮೂಗೂರು ಕ್ರಾಸ್‌ವರೆಗೂ ತೆರಳಿ ಮಾನವ ಸರಪಳಿ ತಾಲೀಮು ವೀಕ್ಷಿಸಿದರು.

ಮಾನವ ಸರಪಳಿ ಆರಂಭದ ಸ್ಥಳ ಹಾಗೂ ಸಮಾರೋಪ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿದರು.

ಪ್ರಮಾಣ ಪತ್ರ ಪಡೆಯಲು ನೋಂದಾಯಿಸಿ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15ರಂದು ಬೆಳಿಗ್ಗೆ 9.30 ಗಂಟೆಗೆ ಐತಿಹಾಸಿಕ ಮಾನವ ಸರಪಳಿಯಲ್ಲಿ ಪಾಲ್ಗೊಂಡು ಪ್ರಮಾಣಪತ್ರ ಪಡೆಯಲು ನೋಂದಾಯಿಸುವಂತೆ ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಮನವಿ ಮಾಡಿದರು.

ಬೀದರ್‌ನಿಂದ ಚಾಮರಾಜನಗರದವರೆಗೆ ಅತೀ ಉದ್ದದ ಮಾನವ ಸರಪಳಿಯಲ್ಲಿ ಭಾಗವಹಿಸುವ ಎಲ್ಲರಿಗೂ ಅವರ ಭಾವಚಿತ್ರವುಳ್ಳ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಜಿಲ್ಲೆಯ ಎಲ್ಲಾ ಸಾರ್ವಜನಿಕರು ಮಾನವ ಸರಪಳಿಯಲ್ಲಿ ಪಾಲ್ಗೊಳ್ಳಬಹುದು. ಪಾಲ್ಗೊಳ್ಳುವವರಿಗೆ ಭಾಗವಹಿಸಿರುವಿಕೆಯ ಪ್ರಮಾಣ ಪತ್ರವನ್ನು ಅವರ ಭಾವಚಿತ್ರದ ಜೊತೆ ಪಡೆದುಕೊಳ್ಳಬಹುದು. ನೊಂದಣಿ ಹಾಗೂ ವಿವರಗಳಿಗೆ https://www.democracydaykarnataka.in ಗೆ ಭೇಟಿ ನೀಡುವಂತೆ ಜಿಲ್ಲಾಧಿಕಾರಿ ಮೋನಾ ರೋತ್ ಕೋರಿದರು.

15 ಲಕ್ಷ ವೆಚ್ಚದ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ



ಕೊಳ್ಳೇಗಾಲ ತಾಲೂಕಿನ ಹರಳೆ ಗ್ರಾಮದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಶಾಸಕ ಎ.ಆರ್. ಕೃಷ್ಣಮೂರ್ತಿ ಉದ್ಘಾಟಿಸಿದರು

ಕೊಳ್ಳೇಗಾಲ, ಸೆ.14–ಕೊಳ್ಳೇಗಾಲ ಹರಳೆ ಗ್ರಾಪಂ ವತಿಯಿಂದ ಗ್ರಾಮದಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕವನ್ನು ಶಾಸಕ ಎ.ಆರ್. ಕೃಷ್ಣಮೂರ್ತಿ ಶನಿವಾರ ಉದ್ಘಾಟಿಸಿದರು.

ಗ್ರಾಮದ ಹೊರವಲಯದಲ್ಲಿ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನೆಯಂಗಳ ಮತ್ತು ಸುತ್ತಮುತ್ತಲ ಪರಿಸರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಗ್ರಹವಾದ ಘನ ತ್ಯಾಜ್ಯವನ್ನು ಸ್ಥಳೀಯವಾಗಿಯೇ ವಿಲೇವಾರಿ ಮಾಡುವ ಸಲುವಾಗಿ ಗ್ರಾಪಂ ಮಟ್ಟದಲ್ಲೇ ಘನ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣಾ ಘಟಕಗಳನ್ನು ನಿರ್ಮಾಣ ಮಾಡಲಾಗಿದೆ. ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಈಗಾಗಲೇ ತ್ಯಾಜ್ಯ ವಿಲೇವಾರಿ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಅದೇ ಮಾದರಿಯಲ್ಲಿ ಹರಳೆ ಗ್ರಾಮದಲ್ಲೂ ನಿರ್ವಹಿಸಲಿ. ಜನರು ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.

ಈ ಸಂದರ್ಭದಲ್ಲಿ ಹರಳೆ ಗ್ರಾ.ಪಂ ಅಧ್ಯಕ್ಷರು ರಂಗಸ್ವಾಮಿ, ಉಪಾಧ್ಯಕ್ಷೆ ಮೀನಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಹೆಚ್.ವಿ.ಚಂದ್ರು, ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಪಿಡಿಒ ರಾಜಮ್ಮಣಿ, ಜಿ.ಪಂ ಜಿಲ್ಲಾ ಸಮಾಲೋಚಕರು ಜೋಸೆಫ್ ಇನ್ನಿತರಿದ್ದರು.

ಸೆ.19ರಿಂದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳ ಆಯ್ಕೆ ಪ್ರಕ್ರಿಯೆ

ಚಾಮರಾಜನಗರ, ಸೆ.14– ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024-25ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳ ಆಯ್ಕೆ ಪ್ರಕ್ರಿಯೆಯನ್ನು ಸೆಪ್ಟೆಂಬರ್ 19ರಿಂದ 22 ರವರೆಗೆ ಜಿಲ್ಲೆಯ ಐದು ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ಸೆ.19ರಂದು ಹನೂರಿನ ಶ್ರೀ ಮಲೆ ಮಹದೇಶ್ವರ ತಾಲೂಕು ಕ್ರೀಡಾಂಗಣದಲ್ಲಿ, 20ರಂದು ಚಾಮರಾಜನಗರ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ಹಾಗೂ ಗುಂಡ್ಲುಪೇಟೆ ಡಿ.ದೇವರಾಜ ಅರಸು ಕ್ರೀಡಾಂಗಣ, 21ರಂದು ಕೊಳ್ಳೇಗಾಲ ತಾಲೂಕು ಕ್ರೀಡಾಂಗಣ ಹಾಗೂ ಯಳಂದೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವಾಲಿಬಾಲ್, ಕಬಡ್ಡಿ, ಖೋ-ಖೋ, ಥ್ರೋಬಾಲ್ ಹಾಗೂ ಯೋಗ ಸ್ಪರ್ಧೆಗಳು ನಡೆಯಲಿವೆ. ಸೆ.22ರಂದು ಯಳಂದೂರಿನ ಅಥ್ಲೇಟಿಕ್ಸ್ ಮತ್ತು ಫುಟ್‌ಬಾಲ್ ಕ್ರೀಡೆಗಳನ್ನು ಕೊಳ್ಳೇಗಾಲ ತಾಲೂಕು ಕ್ರೀಡಾಂಗಣದಲ್ಲಿ ನಡೆಸಲಾಗುವುದು. ಕ್ರೀಡಾಕೂಟದಲ್ಲಿ ಭಾಗವಹಿಸಲು ಸ್ಪರ್ಧಿಗಳು ಆಯಾ ತಾಲೂಕು ಕ್ರೀಡಾಂಗಣಗಳಲ್ಲಿ ನಿಗದಿತ ದಿನಗಳಂದು ಬೆಳಿಗ್ಗೆ 9 ಗಂಟೆಗೆ ಸಂಘಟಕರಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ಅಥ್ಲೇಟಿಕ್ಸ್ ವಿಭಾಗದಲ್ಲಿ ಪುರುಷರಿಗೆ 100 ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, 10000 ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಎಸೆತ, ಡಿಸ್ಕಸ್ ಎಸೆತ, 4x100 ಮೀ ರಿಲೇ, 4x400 ಮೀ.ರಿಲೇ, 110 ಮೀ ಹರ್ಡಲ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಫುಟ್‌ಬಾಲ್, ಥ್ರೋಬಾಲ್ ಹಾಗೂ ಯೋಗ ಸ್ಪರ್ಧೆಗಳು ನಡೆಯಲಿವೆ.

ಅಥ್ಲೇಟಿಕ್ಸ್ ವಿಭಾಗದಲ್ಲಿ ಮಹಿಳೆಯರಿಗೆ 100 ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಜಾವಲಿನ್ ಎಸೆತ, ಡಿಸ್ಕಸ್ ಎಸೆತ, ಟ್ರಿಪಲ್ ಜಂಪ್, 4x100 ಮೀ ರಿಲೇ, 4x400 ಮೀ ರಿಲೇ, 100 ಮೀ ಹರ್ಡಲ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಥ್ರೋಬಾಲ್ ಹಾಗೂ ಯೋಗ ಸ್ಪರ್ಧೆಗಳು ನಡೆಯಲಿವೆ.

ತಾಲೂಕು ಮಟ್ಟದಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 24 ಮತ್ತು 25ರಂದು ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ಆಯೋಜಿಸಲಾಗುವುದು. ಎಲ್ಲಾ ಸ್ಪರ್ಧೆಗಳಿಗೆ ಭಾಗವಹಿಸುವ ಸ್ಪರ್ಧಿಗಳು ಅಂದು ಬೆಳಿಗ್ಗೆ 9.30 ಗಂಟೆಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದೂ.ಸಂ.08226-224932 ಅಥವಾ ಮೊ.ನಂ.9916466659, 9945615695, 9844160841, 9880211027 ಅನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗಮಂಗಲ ಗಲಭೆ ಖಂಡಿಸಿ ಪ್ರತಿಭಟನೆ

ಚಾಮರಾಜನಗರ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಭೆ ಖಂಡಿಸಿ ಸಾರ್ವಜನಿಕ ಶ್ರೀಗಣೇಶೋತ್ಸವ ಆಚರಣೆಗಳ ಒಕ್ಕೂಟದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.




ನಗರದ ರಥಬೀದಿ ಶ್ರೀ ವಿದ್ಯಾಗಣಪತಿ ಮಂಡಳಿಯ ಮುಂಭಾಗದಲ್ಲಿ ಶ್ರೀ ವಿದ್ಯಾಗಣಪತಿ ಮಂಡಳಿ ಅಧ್ಯಕ್ಷ ಸುಂದರರಾಜು ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆಯಲ್ಲಿ ಪಚ್ಚಪ್ಪ ವೃತ್ತಕ್ಕೆ ತೆರಳಿ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಸುಂದರರಾಜು ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದಲೂ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ಸಲುವಾಗಿ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುವ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುತ್ತಿದೆ ಅದಕ್ಕೆ ಪೂರಕವಾಗಿ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಹಿಂದೂ ಹೋರಾಟಗಾರರ ಮೇಲೆ ಸುಳ್ಳು ಮೊಕದ್ದಮೆಗಳನ್ನು ದಾಖಲಿಸುವ ಮೂಲಕ, ಹಿಂದೂಗಳು ಭಯಭೀತರಾಗಿ ಯಾವುದೇ ಹೋರಾಟಗಳಲ್ಲಿ ತೊಡಗಿಸಿಕೊಳ್ಳದಂತೆ ಭಯದ ವಾತಾವರಣ ನಿರ್ಮಾಣ ಮಾಡುತ್ತಿದೆ. ಕರ್ನಾಟಕದಲ್ಲಿ ಕಳೆದ 15 ತಿಂಗಳಿನಲ್ಲಿ ಗಲಭೆ, ಹಿಂಸಾಚಾರ ನಡೆದಿರುವುದು ಇದಕ್ಕೆ ಸಾಕ್ಷಿಯಾಗಿದೆ. ಕೂಡಲೇ ಸಂಬಂಧಪಟ್ಟವರ ವಿರುದ್ಧ ಕ್ರಮವಹಿಸಬೇಕು ಜೊತೆಗೆ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕುಲಗಾಣ ಶಾಂತಮೂರ್ತಿ, ಶಿವಣ್ಣ ಶಿವು ವಿರಾಟ್, ಮಹೇಶ್, ಉಪಾಧ್ಯಕ್ಷ ಚಂದ್ರು, ರಾ.ಸತೀಶ್, ಶಂಕರ್, ಚಂದ್ರಶೇಖರರಾವ್, ನಾಗೇಂದ್ರಬಾಬು, ಕೂಸಣ್ಣ, ರಮೇಶ್ ನಾಯಕ, ಟಗರು ಶಿವು, ಮಣಿಕಂಠ ಇತರರಿದ್ದರು.

■ ಕುಮಾರಿ ಎಸ್.ಆರ್.ಲಕ್ಷ್ಮಿ





ತಾತಯ್ಯ ಸ್ಮರಣೆ

ಬ್ರಾಹ್ಮಣ ಸಮುದಾಯದ ಬಡ 'ವಿದ್ಯಾರ್ಥಿಗಳಿಗೆ ಉಚಿತ ವಸತಿ–ಊಟದ ಸೌಲಭ್ಯವನ್ನು ಒದಗಿಸುವ ಸದುದ್ದೇಶದಿಂದ 1896ರಲ್ಲಿ ಮೈಸೂರಿನ 'ತಾತಯ್ಯ' ಎಂದೇ ಪ್ರಸಿದ್ಧಿ ಹೊಂದಿದ್ದ ದಯಾಸಾಗರ, **ಮಗ್ಗೆ ವೆಂಕಟ ಕೃಷ್ಣಯ್ಯ** ಅವರಿಂದ 'ಅನಾಥಾಲಯ' ಸ್ಥಾಪಿತವಾಯಿತು. ತಾತಯ್ಯನವರು ಸಾಮಾಜಿಕ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಹಲವು ಶಿಕ್ಷಣ ಸಂಸ್ಥೆಗಳು, ಜೊತೆಗೆ ಮಹಿಳಾ ಸಬಲೀಕರಣ ದೃಷ್ಟಿಯಿಂದ ಮಹಿಳೆಯರಿಗಾಗಿಯೇ ವೃತ್ತಿಪರ ಶಿಕ್ಷಣ ಸಂಸ್ಥೆ ಗಳನ್ನು ಸ್ಥಾಪಿಸಿದ್ದರು. ಅಲ್ಲದೆ ವಿಧವಾ ವಿವಾಹಗಳನ್ನು ಪ್ರೋತ್ಸಾಹಿಸಿದ ಹಿರಿಮೆ ಇವರದು.

ಸ್ಥಳೀಯ ಸ್ವಯಂ ಆಡಳಿತ ಅಡಿಯಲ್ಲಿ ತಾತಯ್ಯನವರು ಶಾಸಕಾಂಗ ಸದಸ್ಯರಾಗಿ ತಮ್ಮ ಪ್ರಾತಿ ನಿಧ್ಯತೆಯಲ್ಲಿ ಮೈಸೂರು ನಗರ ಅಭಿವೃದ್ಧಿಗೆ ಶ್ರಮಿಸಿ ದ್ದರು. ಮಕ್ಕಳಿಗೆ ಶ್ರೀಯುತರು ಬಹು ಪ್ರೀತಿ ಪಾತ್ರರು. 'ಹೆಣ್ಣೊಂದು ಕಲಿತರೆ ಶಾಲೆ ಯೊಂದು ತೆರೆದಂತೆ' ಎಂಬ ನಾಣ್ಣುಡಿಗೆ ಅನುಗುಣವಾಗಿ ಸಮಾಜದಲ್ಲಿ ಶಿಕ್ಷಣವನ್ನು ಉತ್ತೇಜಿಸಲು ನಿರ್ಧ ರಿಸಿ, ಮೊದಲು ತಮ್ಮ ಪತ್ನಿಗೆ ಅಕ್ಷರ ಕಲಿಸಲು ಅವರನ್ನು ಪ್ರಾಥಮಿಕ ಶಾಲೆಗೆ ಸೇರಿಸುವ ಮೂಲಕ 'ಬೋಧಿಸುವ ಮೊದಲು ಅಭ್ಯಾಸ ಮಾಡಿ' ಮಾತಿನಂತೆ ನಡೆದರು. ಆ ಮೂಲಕ ಹೆಣ್ಣು ಮಕ್ಕಳನ್ನು ಶಾಲೆಗೆ ಸೇರಿಸಲು ಪ್ರೇರಣೆ ಯಾಗಿ ಸಾಕ್ಷರತಾ ಕ್ರಾಂತಿಯನ್ನು ಮಾಡಿದರು.

ಅನಾಥಾಲಯದ ಅನೇಕಾನೇಕ ವಿದ್ಯಾರ್ಥಿ ಗಳು ಸಮಾಜದಲ್ಲಿ ಉನ್ನತ–ಅತ್ಯುನ್ನತ ಸ್ಥಾನಮಾನಗಳನ್ನು ಪಡೆದುಕೊಂಡವರು. ನರಸಿಂಹಮೂರ್ತಿ–IAS ಅಧಿಕಾರಿ, ಎಸ್.ಎಲ್. ಭೈರಪ್ಪ– ಲೇಖಕರು ಹಾಗೂ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತರು, ಡಾ. ಹೆಚ್.ಸಿ.ಮೃತ್ಯುಂಜಯ– ಹಿರಿಯ ಸಂಶೋಧಕ, ವಿಜ್ಞಾನಿ ಮತ್ತು ಈಗ 'ತಾತಯ್ಯ' ಪ್ರಶಸ್ತಿ ಪುರಸ್ಕೃತರು, ಅನಾಥಾಲಯದ ಪ್ರಸ್ತುತ ಅಧ್ಯಕ್ಷ ಸಿ.ವಿ.ಗೋಪಿನಾಥ್ –ಭಾರತ ಸರ್ಕಾರದ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ, ಡಾ. ಜಿ.ರಾಮಕೃಷ್ಣ– ಇಂಗ್ಲಿಷ್ ಪ್ರೊಫೆಸರ್ ಮತ್ತು ಸಾಮಾಜಿಕ ಚಿಂತಕರು, ಡಾ. ಹೆಚ್.ಜಿ. ಉದಯಶಂಕರ್ ಪ್ರಶಮನಿ ಆಸ್ಪತ್ರೆಯ ಮುಖ್ಯಸ್ಥರು, ರಾಘವೇಂದ್ರ ಹೆಗ್ಡೆ–ಅಂತರ ರಾಷ್ಟ್ರೀಯ ಖ್ಯಾತಿಯ ಮರಳು ಕಲಾವಿದರು, ಹಾಗೂ ಈಗ 'ತಾತಯ್ಯಶ್ರೀ' ಫಲಾನುಭವಿ ಸಾಧಕ ಪ್ರಶಸ್ತಿ ಪುರಸ್ಕೃತರು, ಡಾ. ಗುರುಮೂರ್ತಿ–BARC ಮತ್ತು RMP ಪರ ಮಾಣು ವಿಜ್ಞಾನಿ, ಎನ್.ವಿ. ದಿನೇಶ್ – 'ದಿನೇಶ್ ಕೋಚಿಂಗ್ ಸೆಂಟರ್'ನ ಶಿಕ್ಷಣ ತಜ್ಞರು ಹಾಗೂ ಅನಾಥಾಯದ ಹಾಲಿ ಉಪಾಧ್ಯಕ್ಷರು, ಹೀಗೆ ಇನ್ನೂ ಹಲವಾರು ಮಂದಿ ವೈದ್ಯರು, ಎಂಜಿನಿಯರ್‌ಗಳು, ವಿಜ್ಞಾನಿಗಳು, ಪ್ರಾಧ್ಯಾಪಕರು ನಾನಾ ಕ್ಷೇತ್ರಗಳಲ್ಲಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿ, ಹೆಸರುವಾಸಿಯಾಗಿದ್ದಾರೆ. ಅನಾಥಾಲಯದ ಆಡಳಿತ ಮಂಡಳಿ, ಅಧ್ಯಕ್ಷ ಸಿ.ವಿ.ಗೋಪಿನಾಥ್ ಮಾರ್ಗದರ್ಶನದಲ್ಲಿ ನಿರ್ವಹಣೆ ಜವಾಬ್ದಾರಿ ಹೊಂದಿದ್ದು, ದಿನೇಶ್ ಎನ್.ವಿ., ಡಾ.ಎನ್. ಸುರೇಶ್, ಡಾ. ಎಸ್.ಮುರಳಿ, ಡಾ. ಎನ್.ಶ್ರೀರಾವ್, ಡಾ.ಸತ್ಯನಾರಾಯಣ, ಹೆಚ್.ಅಶ್ವತ್ಥನಾರಾಯಣ, ಮಾಜಿ ಅಧ್ಯಕ್ಷ ಆರ್.ಗುರು, ಶಿಕ್ಷಣ ವೇತ್ತರಾದ ಗುರುರಾಜ್, ಜಿಎಸ್‌ಎಸ್ ಸಂಸ್ಥೆಗಳ ನಿರ್ದೇಶಕರಾದ ಡಿ.ಶ್ರೀಹರಿ, ಲೆಕ್ಕ ಪರಿಶೋಧಕ ಲಕ್ಷ್ಮೀನರಸಿಂಹ, ಶಿಕ್ಷಣ ತಜ್ಞ ಆರ್.ಮಂಜುನಾಥ ಶ್ರೀವತ್ಸ, ಅಬಕಾರಿ ಇಲಾಖೆಯ ನಿವೃತ್ತ ಉಪ ಆಯುಕ್ತ ವೆಂಕಟೇಶ್ ಪದಕಿ ಅವರನ್ನು ಒಳಗೊಂಡಿದೆ. ತಾತಯ್ಯನವರು ಸ್ಥಾಪಿಸಿರುವ ಈ ಅನಾಥಾಲಯದಲ್ಲಿ ಆಶ್ರಯ ಪಡೆದ ಪ್ರತಿ ಫಲಾನುಭವಿಯೂ ಈ ಸಂಸ್ಥೆಗೆ ಸದಾ ಋಣಿ ಯಾಗಿದ್ದಾರೆ. ಅನಾಥಾಲಯದ ಆಡಳಿತ ಮಂಡಳಿ, ಶ್ರೀಮತಿ ಚಿತ್ಕಲಾ (ಸಾಕು ಪ್ರಾಣಿಗಳ ಆರೈಕೆ ವೃತ್ತಿಪರರಾಗಿ–pet care professional)– ಸಾಮಾಜಿಕ ಕಾರ್ಯಕರ್ತರು ಹಾಗೂ ಶ್ರೀಮತಿ ನಾಗಮಣಿ ಸಂಪತ್– ನಿವೃತ್ತ ಪ್ರೊಫೆಸರ್, ಮಹಾಜನ ಕಾಲೇಜು ಅವರನ್ನು ಒಳಗೊಂಡಿದ್ದು, ಸಂಸ್ಥೆಯ ಸೇವಾ ಕಾರ್ಯದಲ್ಲಿ ತಮ್ಮ ವಿಶೇಷ ಪಾತ್ರ ಹೊಂದಿದ್ದಾರೆ. ಅನಾಥಾಲಯದಲ್ಲಿ 100 ಹೆಣ್ಣು ಮಕ್ಕಳಿಗೆ ಉಚಿತ ಹಾಸ್ಟೆಲ್‌ಗಾಗಿ ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ.

ತಾತಯ್ಯ ಜನ್ಮ ದಿನಾಚರಣೆ; ಪ್ರಶಸ್ತಿ ಪ್ರದಾನ

ಅನಾಥಾಲಯದ ಸಂಸ್ಥಾಪಕರಾದ ತಾತಯ್ಯ ಅವರ 180ನೇ ಜನ್ಮದಿನ ಆಚರಣೆಯನ್ನು ಸೆ.15ರ ಭಾನುವಾರ ಸಂಜೆ 4 ಗಂಟೆಗೆ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಅನಾಥಾಲಯದಲ್ಲಿ ಏರ್ಪಡಿಸಲಾಗಿದೆ. ಮುಖ್ಯ ಅತಿಥಿಗಳಾಗಿ ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್.ರಂಗನಾಥ್, ದಿಕ್ಸೂಚಿ ಭಾಷಣಕಾರರಾಗಿ ರಾಮಕೃಷ್ಣ –ವಿವೇಕಾನಂದ ಆಶ್ರಮ–ಗದಗದ ಸ್ವಾಮಿ ನಿರ್ಭಯಾನಂದ ಸರಸ್ವತಿ ಆಗಮಿಸಲಿದ್ದಾರೆ. ಈ ವಾರ್ಷಿಕ ಕಾರ್ಯಕ್ರಮದ ಸಲುವಾಗಿ ಅಂತರ ಕಾಲೇಜು ಮಟ್ಟದ ಚರ್ಚಾ ಮತ್ತು ಪ್ರಬಂಧ ಸ್ಪರ್ಧೆಗಳು ನಡೆದಿವೆ. ಇದರಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳು ಹಾಗೂ ಅನಾಥಾಲಯದ ಮಕ್ಕಳಿಗೆ ಸ್ಕಾಲರ್‌ಶಿಪ್‌ಗಳನ್ನು ಇದೇ ವೇಳೆ ನೀಡಲಾಗುತ್ತಿದೆ. ತಾತಯ್ಯನವರ ಜನ್ಮ ದಿನಾಚರಣೆಯ ಈ ಹಿಂದಿನ ಕಾರ್ಯ ಕ್ರಮಗಳಲ್ಲಿ ಡಾ.ಎಸ್.ಎಲ್.ಭೈರಪ್ಪ, ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರಿ, ಡಾ. ಎ.ವಿ.ನರಸಿಂಹಮೂರ್ತಿ, ಶ್ರೀಲಕ್ಷ್ಮೀನರಸಿಂಹ ಶಾಸ್ತ್ರಿ, ಚಕ್ರವರ್ತಿ ಸೂಲಿಬೆಲೆ, ರೋಹಿತ್ ಚಕ್ರತೀರ್ಥ, ಅಜಿತ್ ಹನುಮಕ್ಕ ನವರ್ ಇನ್ನಿತರರು ಮುಖ್ಯ ಅತಿಥಿಗಳಾಗಿದ್ದರು.

ಇಂದಿನ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಮೂವರು ಸಾಧಕರನ್ನು ಸನ್ಮಾನಿಸಿ, ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ


ಡಾ.ಹೆಚ್.ಸಿ.ಮೃತ್ಯುಂಜಯ–ಶ್ರೀಯುತರಿಗೆ 'ಶ್ರೀ ಎಂ.ವೆಂಕಟಕೃಷ್ಣಯ್ಯ (ತಾತಯ್ಯ) ಪ್ರಶಸ್ತಿ–2024' ನೀಡಲಾಗುತ್ತಿದೆ. ಇವರು ಹಿರಿಯ ಸಂಶೋ ಧನಾ ವಿಜ್ಞಾನಿಗಳು, ಜೊತೆಗೆ ಒಂಭತ್ತಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅನಾಥಾಲಯದ ಫಲಾನುಭವಿಯಾಗಿದ್ದು, ಮೈಸೂರು ಯುವರಾಜ ಕಾಲೇಜಿನಲ್ಲಿ ಬಿ.ಎಸ್.ಸಿ ಪದವಿ ಪೂರೈಸಿ, ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ರಸಾಯನಶಾಸ್ತ್ರ ವಿಭಾಗದಲ್ಲಿ ಎಂ.ಎಸ್.ಸಿ. ಮಾಡಿ, ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರಿನಲ್ಲಿ (Indian Institute of Science) ಪದ್ಮವಿಭೂಷಣ ಡಾ. ಸಿ.ಎನ್.ಆರ್. ರಾವ್ ಅವರ ಮಾರ್ಗದರ್ಶನದಲ್ಲಿ ಪಿಎಚ್.ಡಿ ಪದವಿ ಪಡೆದಿದ್ದಾರೆ. ಅವರ ಕೆಲಸದ ಕ್ಷೇತ್ರಗಳಲ್ಲಿ ಸಂಶೋಧನಾ ನಿರ್ವಹಣೆ, ಸಿಸ್ಟಮ್ ಮ್ಯಾನೇಜ್ಮೆಂಟ್, ನಾಲೆಡ್ಜ್ ಮ್ಯಾನೇಜ್ಮೆಂಟ್, ಉದ್ಯಮ ನೀತಿಶಾಸ್ತ್ರ, ಸಂಸ್ಥಾಪನಾ ಆಡಳಿತ, ಅನ್ವಯಿಕ ಜ್ಞಾನ ನಿರ್ವಹಣೆ ಕೌಶಲ ಮೆರೆದಿದ್ದಾರೆ.

ರಾಘವೇಂದ್ರ ಹೆಗಡೆ– ಇವರಿಗೆ 'ತಾತಯ್ಯಶ್ರೀ' ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತಿದೆ. ಇವರು ಅನಾಥಾ ಲಯದ ಫಲಾನುಭವಿಯಾಗಿದ್ದು, ಮೈಸೂರು ಶ್ರೀ ಜಯಚಾಮರಾಜೇಂದ್ರ ದೃಶ್ಯಕಲೆ ಅಕಾಡೆಮಿಯಲ್ಲಿ ಕಲೆಗಳಲ್ಲಿ ಪದವಿ ಪಡೆದಿದ್ದಾರೆ. ತದನಂತರ ಚಿತ್ರಕಲಾ ಪರಿಷತ್, ಬೆಂಗಳೂರಿನಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ನಂತರ, 2010ರಲ್ಲಿ 2500 ಕಲಾಪ್ರಿಯರ ಸಮ್ಮುಖದಲ್ಲಿ ಒಂದು ಪ್ರಮುಖ ಪ್ರದರ್ಶನವನ್ನು ಏರ್ಪಡಿಸಿದ್ದರು. ಅವರ 'ಪೀಸ್ ಇನ್ ಲೈಫ್' ಕಾರ್ಯಕ್ರಮವು ಯುನೆಸ್ಕೋ ಮೂಲಕ ಆಯೋಜಿಸಲ್ಪಟ್ಟಿತ್ತು. ಇವರು ಭಾರತದಲ್ಲಿ ಮಾತ್ರವಲ್ಲದೆ ಯುನೆಸ್ಕೋ, ಕುವೈತ್, ಓಮನ್, ಹಾಂಗ್ ಕಾಂಗ್, ಬೋಸ್ಟನ್, ವಾಷಿಂಗ್ಟನ್, ನ್ಯೂಯಾರ್ಕ್ ಹೀಗೆ ಹಲವಾರು ಅಂತರಾಷ್ಟ್ರೀಯ ಪ್ರದರ್ಶನಗಳನ್ನ ನೀಡಿದ್ದಾರೆ. ಮತ್ತು 100ಕ್ಕೂ ಹೆಚ್ಚು ಸಂಗೀತಗಾರರನ್ನು ಒಟ್ಟುಗೂಡಿಸಿದ ಅನೇಕ ಪ್ರದರ್ಶನಗಳನ್ನು ಹೊರತಂದಿದ್ದಾರೆ. ಅವರಿಗೆ ಕರ್ನಾಟಕ ಚಿತ್ರಕಲಾ ಪರಿಷತ್ ಪ್ರಶಸ್ತಿಯೂ ದೊರೆತಿದೆ.

ಕುಮಾರಿ ಸುದೀಕ್ಷಾ–ಮೈಸೂರಿನ ಬಾಲಪ್ರತಿಭೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 624/625 ಅಂಕಗಳನ್ನು ಪಡೆದು ರಾಜ್ಯದ ವರಿಷ್ಠತೆ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅನಾಥಾಲಯದ ಉಪಾಧ್ಯಕ್ಷರಾಗಿ ಕೆಲಸ ಮಾಡುತ್ತಿರುವ ದಿನೇಶ್ ಮತ್ತು ಶ್ರೀಮತಿ ಸೌಮ್ಯ ಅವರ ಪುತ್ರಿಯಾಗಿರುವ ಇವರು, ವೈದ್ಯೆಯಾಗಲು ಹಾಗೂ ಮಾನವ ಸೇವೆಗೆ ತನ್ನನ್ನು ಸಮರ್ಪಿಸಲು ಬಯಸಿ, ಆ ನಿಟ್ಟಿನಲ್ಲಿ ವ್ಯಾಸಂಗ ನಿರತರಾಗಿದ್ದಾರೆ.

ಮಕ್ಕಳ ಚಿತ್ರಕಥೆ: 'ಕಲಾಂ ಮೇಷ್ಟ್ರು ಹೇಳುತ್ತಿದ್ದುದು ಹೀಗೆ...!'

■ ಹೆಚ್.ಜಿ.ಎನ್.ಪ್ರಸಾದ್
ಮೊ. 98453 76199



"ಗೆಳೆಯರು" ಅಥವಾ "ಶಾಲೆ" ಬದಲಾವಣೆಯಿಂದಲೋ ನಿನ್ನ ಜೀವನ ಬದಲಾಗುವುದಿಲ್ಲ. ನಿನ್ನ ಜೀವನ ಬದಲಾವಣೆಯಾಗಬೇಕಾದರೆ, ಮೊದಲು ನೀನು ಬದಲಾವಣೆಯಾಗಬೇಕು.



"ನಿನ್ನ ಜೀವನದ ಜವಾಬ್ದಾರಿ, ನೀನೆ" ಎಂದು ಮೊದಲು ತಿಳಿದುಕೊ. ದುಃಖದಿಂದ, ಬೇಸರಗಳಿಂದ ಜೀವನ ಬದಲಾಗುವುದಿಲ್ಲ. ನಷ್ಟಮಾತ್ರ ಬರುತ್ತವೆ.



ನಿಮ್ಮ "ಭವಿಷ್ಯ" ಬದಲಾಗಬೇಕಾದರೆ ಮೊದಲು ನಿಮ್ಮ "ಹವ್ಯಾಸ" ಬದಲಿಸಿಕೊಳ್ಳಿ....!




ನಿಮ್ಮ "ಗುರಿ" ತಲುಪಬೇಕಾದರೆ, ನೀವು ಒಂದೇ ಮನಸ್ಥಿತಿಯಿಂದ ಸತತವಾಗಿ ಪ್ರಯತ್ನಿಸುತ್ತಿರಬೇಕು...!



ಜೀವನದಲ್ಲಿ "ಕಷ್ಟಗಳು" ಬೇಕಾಗುತ್ತದೆ. ಏಕೆಂದರೆ ಅದು ಅವರು "ಯಶಸ್ಸನ್ನು" ಆನಂದಿಸಲು ಅವಶ್ಯಕ....!



"ಸೋಲಿನ" ಕತೆಗಳನ್ನು ಓದುವುದರಿಂದ "ಗೆಲುವಿನ" ಹಾದಿ ತಿಳಿಯುತ್ತದೆ....!



ವಾರಭವಿಷ್ಯ

15.9.2024 ರಿಂದ 21.9.2024

ಈ ವಾರದಲ್ಲಿ ಗ್ರಹಗಳ ರಾಶಿ ಸಂಚಾರ:– ರವಿ–ಸಿಂಹ, ಚಂದ್ರ–ಮಕರ, ಕುಂಭ, ಮೀನ, ಮೇಷ, ಕುಜ–ಮಿಥುನ, ಬುಧ–ಸಿಂಹ, ಗುರು, ವೃಷಭ, ಶುಕ್ರ–ಕನ್ಯಾ, ಶನಿ–ಕುಂಭ, ರಾಹು–ಮೀನ ಮತ್ತು ಕೇತು–ತುಲಾ.

ವಿ.ಕೇಶವಮೂರ್ತಿ
ಜ್ಯೋತಿಷ್ಯ ವಿದ್ವಾಂಸರು, 'ಭಾವಸಾರ ರತ್ನ'
'ಚೈತನ್ಯಶ್ರೀ ಪ್ರಶಸ್ತಿ ಪುರಸ್ಕೃತರು'
ಕಲ್ಪದ್ರುಮ ಜ್ಯೋತಿಷ್ಯ ಅಧ್ಯಯನ ಕೇಂದ್ರ
ವಿಳಾಸ: 533, 6ನೇ ಕ್ರಾಸ್, ಬೋಗಾದಿ ಉತ್ತರ,
ಹಂತ, ಮೈಸೂರು ನಿರ್ಮಿತಿ ಕೇಂದ್ರ ಹತ್ತಿರ, ಮೈಸೂರು.
ಮೊ.9740973224, 9739548720



ಮೇಷ (ಚು.ಚೆ.ಲ.ಲಿ.ಲು.ಲೆ.ಲೋ.ಅ)

ಈ ವಾರ ಹೊಸ ಹೂಡಿಕೆಗಳನ್ನು ಮಾಡಿದಲ್ಲಿ ಅಪೇಕ್ಷಿತ ಲಾಭವನ್ನು ಪಡೆಯಬಹುದು. ಆರೋಗ್ಯ ಸುಧಾರಿಸುವುದರಿಂದ ಉತ್ತಮ ಜೀವನ ನಡೆಸಲು ಸಾಧ್ಯವಾಗುವುದು. ಹಳೆಯ ನ್ಯಾಯಾಲಯ ಪ್ರಕರಣಗಳು ಧನಾತ್ಮಕ ಫಲಿತಾಂಶ ನೀಡುವ ಸಾಧ್ಯತೆ ಇರುತ್ತದೆ. ಉನ್ನತ ಶಿಕ್ಷಣಾರ್ಥಿಗಳಿಗೆ ವಿದೇಶಕ್ಕೆ ತೆರಳಲು ಗ್ರಹಾನುಕೂಲವಿದೆ. ರೇಸು, ಜೂಜುಗಳಿಂದ ದೂರವಿರುವುದು ಒಳ್ಳೆಯದು.

ಶ್ರೀ ಸುಬ್ರಮಣ್ಯಸ್ವಾಮಿ ದರ್ಶನ. ಶುಭ ಸಂಖ್ಯೆ–2

ವೃಷಭ (ಇ.ಉ.ಎ.ಒ.ವ.ವಿ.ವು.ವೆ.ವೊ)

ವಾರದ ಪೂರ್ವಾರ್ಧಕ್ಕೆ ಮನಸ್ಸಿಗೆ ಸ್ಥಿರತೆ ಇರದು. ಸಲ್ಲದ ವಿಷಯಗಳಿಗೆ ಹಣ ಪೋಲಾಗುವುದು. ನ್ಯಾಯಾಲಯ ವ್ಯವಹಾರಗಳು ನಿಮ್ಮ ಮನೋನುಕೂಲಕ್ಕಿಲ್ಲ. ಆರೋಗ್ಯ ಸಮಸ್ಯೆ ಉಲ್ಬಣಿಸಬಹುದು. ವಾರಮಧ್ಯೆ ಬಂಧು ಮಿತ್ರರ ಒಡನಾಟದಿಂದ ಕೊಂಚ ಹರುಷದ ಹೊಂಗಿರಣ ಮೂಡುವುದು. ಶ್ರೀಮತಿಯೊಂದಿಗೆ ಸೋತು ಒಗ್ಗಟ್ಟಾಗಿದ್ದರೆ ಅದೇ ಒಬ್ಬಟ್ಟು, ಲಘು ಟ್ರಿಪ್‌ನೊಂದಿಗೆ ವಾರಕ್ಕೆ ಗುಡ್‌ಬೈ.

ಶ್ರೀದೇವಿ ಆರಾಧನೆ. ಶುಭ ಸಂಖ್ಯೆ–5

ಮಿಥುನ (ಕ.ಕಿ.ಕು.ಘ.ಜ.ಛ.ಕೆ.ಕೊ.ಹ)

ವಾರದ ಪ್ರಾರಂಭ ಆಶಾದಾಯಕವಾಗಿದ್ದರೂ ನಿಮಗಿದು ಸತ್ವಪರೀಕ್ಷೆಯ ಕಾಲ. ವಿತ್ತ ಲಾಭವಾದರೂ ಖರ್ಚು–ವೆಚ್ಚಗಳು ಹೆಚ್ಚು. ದೂರ ಪ್ರಯಾಣಗಳೂ ಸಂಭವಿಸಬಹುದು. ಗುರು ಹಿರಿಯರಿಗೆ ಅಗೌರವ ತೋರದಿರಿ. ಪ್ರತಿ ಕೆಲಸವನ್ನೂ ತುಲನಾತ್ಮಕವಾಗಿ ಮಾಡಿ. ಕೋಪ ತಾಪಗಳಿಂದ ಕಾರ್ಯಗೇಡು. ನೌಕರಿ ಸ್ಥಳದಲ್ಲಿ ಹೆಚ್ಚಿನ ಒತ್ತಡವಿರುತ್ತದೆ. ಆಧ್ಯಾತ್ಮ ವಿಚಾರಗಳಲ್ಲಿ ಆಸಕ್ತಿ ಉಂಟಾಗುವುದು.

ಶ್ರೀ ಹನುಮಾನ್ ಚಾಲೀಸ ಪಠಿಸಿ. ಶುಭ ಸಂಖ್ಯೆ–4

ಕಟಕ (ಹಿ.ಹು.ಹೆ.ಹೊ.ಡ.ಡಿ.ಡು)

ವಾರದ ಆದಿಗೆ ಧಾರಾಳವಾಗಿ ಹಣ ಗಳಿಕೆಯಾಗುವುದು. ಗುರುಕೃಪೆಯಿದೆ ಹಳೆಯ ದ್ವೇಷ, ವೈಷಮ್ಯಗಳು ಬಗೆಹರಿಯುವುದು. ಪತ್ನಿ–ಪುತ್ರರ ಸಹಕಾರ ದೊರೆಯುವುದು. ಮನೆಯ ಖರ್ಚು–ವೆಚ್ಚಗಳು ಕೊಂಚ ಹೊರೆ ಎನಿಸುವುದು. ವಿದ್ಯಾರ್ಥಿಗಳಿಗೆ ಪ್ರಶಂಸೆಯ ಸರಮಾಲೆ, ಹಲವರಿಗೆ ಕ್ಯಾಂಪಸ್ ಸೆಲೆಕ್ಷನ್ ಹೊಂದುವ ಯೋಗವಿದೆ. ನೌಕರಿ ನಿಮಿತ್ತ ಸ್ವಂತ ಸ್ಥಳ ಬಿಡಬೇಕಾಗಬಹುದು. ಶೀತ ಸಂಬಂಧಿ ಕಾಯಿಲೆ.

ಶ್ರೀ ಪಾರ್ವತೀ ದರ್ಶನ. ಶುಭ ಸಂಖ್ಯೆ–1.

ಸಿಂಹ (ಮ.ಮಿ.ಮು.ಮೊ.ಮೆ.ಟ.ಟಿ.ಟು.ಟೆ)

ಸಪ್ತಾಹದ ಆದಿಗೆ ಹಣದ ತಾಪತ್ರಯ ಕಗ್ಗಂಟೆನಿಸಿ ನಂತರ ಪರಿಹಾರವಾಗುವುದು. ಪುಣ್ಯ ಕೆಲಸಗಳಲ್ಲಿ ಆಸಕ್ತಿ ತೋರುವಿರಿ. ಶ್ರೀಮತಿಯ ಸಲಹೆ, ಸಹಕಾರಗಳಿಂದ ಉತ್ತಮ ಫಲ ದೊರೆಯಲಿದೆ. ವಾಹನ ಖರೀದಿಸುವ ಹಂಬಲಕ್ಕೆ ಗ್ರಹಾನುಕೂಲವಿದೆ. ಹಳೆಯ ಗೆಳೆಯರ ಭೇಟಿ ಮನಸ್ಸಿಗೆ ಮುದ ನೀಡಲಿದೆ. ನರ ಸಂಬಂಧಿ ಕಾಯಿಲೆಯಿಂದ ಶರೀರಾರೋಗ್ಯ ಕೆಡಬಹುದು.

ಶ್ರೀ ಆದಿತ್ಯ ಹೃದಯ ಪಠಿಸಿ. ಶುಭ ಸಂಖ್ಯೆ–8.

ಕನ್ಯಾ (ಟೊ.ಪ.ಪಿ.ಪು.ಷ.ಣ.ಠ.ಪೆ.ಪೊ)

ವಿತ್ತಲಾಭ, ಮಿತ್ರರ ಮಿಲನ, ಉತ್ತಮ ಸೆಲ್ಫಿ ಸಂಗ, ಇವುಗಳ ನಡುವೆಯೇ ಪ್ರಯಾಸವೆನಿಸುವ ಪ್ರವಾಸಗಳು, ವಿಶ್ರಾಂತಿಯ ಅಗತ್ಯವೂ ಇರುವುದು. ಸಾಮಾಜಿಕವಾಗಿ ಒಳ್ಳೆಯ ಮಾತಿನಿಂದ ನಿಮ್ಮ ಕಾರ್ಯಗಳನ್ನು ಸಾಧಿಸಿಕೊಳ್ಳುವಿರಿ. ಉತ್ತಮ ಜನರ ಸಂಪರ್ಕದಿಂದ ನಿಮಗೂ ಗೌರವ ಪ್ರಾಪ್ತಿ. ಪಂಚಮ ಶನಿಯಿಂದ ಮಕ್ಕಳ ವಿರೋಧದಿಂದ ಮನೆಯಲ್ಲಿ ಅಶಾಂತಿಯ ವಾತಾವರಣ.

ಶ್ರೀ ವಿಷ್ಣು ಸಹಸ್ರನಾಮ ಪಠಿಸಿ. ಶುಭ ಸಂಖ್ಯೆ–5

ತುಲಾ (ರ.ರಿ.ರು.ರೆ.ರೊ.ತ.ತಿ.ತು.ತೆ)

ನಿಮ್ಮ ರಾಶಿಗೆ ಬರುವ ಚಂದ್ರಗ್ರಹದಿಂದಾಗಿ ವಾರದ ಆದಿಗೆ ವದನದಲ್ಲಿ ಚಂದ್ರಹಾಸ. ಉತ್ತಮ ಆದಾಯ, ಜೊತೆಗೆ ಚಟುವಟಿಕೆಗಳಿಂದ ಕೂಡಿದ ವಾರ. ಹೊಸ ಹೂಡಿಕೆಗಳನ್ನು ಪರಾಮರ್ಶಿಸಿ ಮಾಡಬೇಕು. ಕೈ ಮೀರಿದ ಖರ್ಚು ವೆಚ್ಚಗಳಿಂದ ಪರ್ಸ್ ಖಾಲಿ. ನಿಮ್ಮ ಕೋಪ–ತಾಪಗಳನ್ನು ತ್ಯಜಿಸುವುದು ಶ್ರೇಯಸ್ಕರ. ದುಡುಕಿ ನಡೆದರೆ ನಿಮಗೇ ನಷ್ಟ. ಆರೋಗ್ಯ ಅಷ್ಟಕ್ಕಷ್ಟೆ.

ಶ್ರೀ ಸಪ್ತಮಾತೃಕಾ ಸೇವೆ. ಶುಭ ಸಂಖ್ಯೆ–7

ವೃಶ್ಚಿಕ (ತೊ.ನ.ನಿ.ನು.ನೆ.ನೊ.ಯ.ಯಿ.ಯ

'ಧೈರ್ಯಂ ಸರ್ವತ್ರ ಸಾಧನಂ' ಆರ್ಯೋಕ್ತಿಯಂತೆ ಈಗ ಅದನ್ನು ಅನುಸರಿಸುವ ಸಮಯ ಬಂದಿದೆ. ನಿಮಗೆ ಎದುರಾಗುವ ಅಗ್ನಿಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಲು ಗುರುಬಲದ ಸಹಾಯವಿದೆ. ವಾರಾಂತ್ಯಕ್ಕೆ ಗುರುಜನರ ಭೇಟಿಯಿಂದ ಕುಟುಂಬ ವಿಚಾರದಲ್ಲಿ ಉಂಟಾಗಿದ್ದ ವಿಪ್ಲವಗಳು ನಿವಾರಣೆ ಆಗುವುದು. ಹಲವರಿಗೆ ಆಸ್ಪತ್ರೆಯಿಂದ ಬಿಡುಗಡೆ ಆಗುವುದು.

ಶ್ರೀ ನರಸಿಂಹ ಸ್ತುತಿ. ಶುಭ ಸಂಖ್ಯೆ–3

ಧನುಸ್ಸು (ಯೆ.ಯೊ.ಬ.ಬಿ.ಬು.ಧ.ಭ.ಢ.ಬೆ)

ವಾರದಾರಂಭಕ್ಕೆ ನೂತನ ಯೋಜನೆಗಳ ಪ್ರಾರಂಭಕ್ಕೆ ಒಲವು. ವ್ಯಾಪಾರ–ವ್ಯವಹಾರಗಳು ನಿರೀಕ್ಷಿತ ಫಲಿತಾಂಶ ನೀಡದು. ಅನಿಷ್ಟಕ್ಕೆಲ್ಲಾ ಶನೇಶ್ವರನೇ ಕಾರಣ ಎಂದು ದೂರಬೇಡಿ. ಕಾಲಗತಿ ಒಂದೇ ಸಮ ಇರುವುದಿಲ್ಲ. ವಾರದ ಉತ್ತರಾರ್ಧಕ್ಕೆ ಉನ್ನತ ವ್ಯಕ್ತಿಗಳ ಭೇಟಿ, ಒಡನಾಟಗಳು ನಿಮ್ಮ ಜೀವನದಲ್ಲಿ ಬದಲಾವಣೆಯನ್ನು ತರಲಿದೆ. ಸ್ಥಿರಾಸ್ತಿ ಮಾರಾಟ ವಿಚಾರಗಳು ಲಾಭದಾಯಕವಾಗಿರುತ್ತದೆ.

ಶ್ರೀ ಶಿವಪಂಚಾಕ್ಷರಿ ಮಂತ್ರ ಜಪಿಸಿ. ಶುಭ ಸಂಖ್ಯೆ–6

ಮಕರ (ಬೊ.ಜ.ಜಿ.ಶಿ.ಶು.ಶೆ.ಶೊ.ಗ.ಗಿ.)

ಪ್ರಯತ್ನ ಪಡದೆ ಕೇವಲ ಆಸೆ ಪಟ್ಟರೆ ಯಾವುದೂ ಸಿಗುವುದಿಲ್ಲ. ವಿಫಲತೆಯೇ ಸಫಲತೆಯ ಸೋಪಾನ ಕೈಕಟ್ಟಿ ಕೂರದಿರಿ. ರೈತಾಪಿ ಜನರಿಗೆ ಉತ್ತಮ ಫಸಲು ದೊರಕುವುದು. ತಾಮ್ರ, ರಜತ ಹಾಗೂ ಎಲೆಕ್ಟ್ರಿಕಲ್ ವ್ಯಾಪಾರೋದ್ಯಮಿಗಳಿಗೆ ಹೆಚ್ಚಿನ ವ್ಯಾಪಾರ ಮತ್ತು ಲಾಭ ದೊರಕುವುದು. ಕೌಟುಂಬಿಕ ತಾಪತ್ರಯಗಳು ಕಡಿಮೆ ಆಗುವುದು. ವಾರದ ಕಡೆಗೆ ಧರ್ಮಕ್ಷೇತ್ರ ಸಂದರ್ಶನ.

ಓಂ ನಮೋ ಭಗವತೇ ರುದ್ರಾಯ ಮಂತ್ರ ಜಪಿಸಿ. ಶುಭ ಸಂಖ್ಯೆ–9

ಕುಂಭ (ಗು.ಗೆ.ಗೊ.ಸ.ಸಿ.ಸು.ಸೆ.ಸೊ.ದ)

ವಾರದ ಆದಿಗೆ ಯಾವುದೂ ನೀವಂದುಕೊಂಡಂತೆ ಸಾಗದೆ ಮನಸ್ಸಿಗೆ ಬೇಸರವಾಗುವುದು. ಕಾಲ–ಕರ್ಮ–ಕಾರಣಗಳು ಕೂಡಿ ಬರುವವರೆಗೆ ಕಾಯಲೇಬೇಕು. ನಿವೇಶನ, ಮನೆ ಖರೀದಿಯ ಬಯಕೆ ಇದ್ದರೆ ದಾಖಲೆಗಳನ್ನು ಪರಿಶೀಲಿಸಿ ಮುಂದುವರೆಯಿರಿ. ವಾರಾಂತ್ಯಕ್ಕೆ ಶುಭ ಚಂದ್ರನ ಪ್ರಭಾವದಿಂದ ಮನೆ–ಮನದಲ್ಲಿ ಹರುಷದ ವಾತಾವರಣ ಇರಲಿದೆ. ಸಜ್ಜನರ ಸಹವಾಸದಿಂದ ಮನಸ್ಸು ನಿರ್ಮಲವಾಗುವುದು.

ಶ್ರೀ ಬನ್ನಿಮರ ಪ್ರದಕ್ಷಿಣೆ. ಶುಭ ಸಂಖ್ಯೆ–4

ಮೀನ (ದಿ.ದು.ಖ.ಝ.ಥ.ತೆ.ದೊ.ಚ.ಚಿ)

ಸಪ್ತಾಹದ ಪ್ರಾರಂಭಕ್ಕೆ ಆರ್ಥಿಕ ಒತ್ತಡಗಳು ಹೆಚ್ಚಾಗುವ ಸಾಧ್ಯತೆ. ಹಾಸಿಗೆ ಇದ್ದಷ್ಟು ಕಾಲು ಚಾಚಿ. ನಿಮಗೆ ಗುರುಜನರ ಮಾರ್ಗದರ್ಶನದ ಅಗತ್ಯವಿದೆ. ಮಾನಸಿಕ ಅಸ್ಥಿರತೆ ಹಾಗೂ ದೇಹಾಯಾಸವೂ ಕಾಡುತ್ತದೆ. ವಾರ ಮಧ್ಯೆ ಅನವಶ್ಯಕ ವಾಗ್ವಾದಗಳು, ದಾಯಾದಿ ಕಲಹಗಳು, ಪಿತೃ ಸಮಾನ ವ್ಯಕ್ತಿಯಿಂದ ಶಮನವಾಗುವುದು. ಅನ್ನ ಪಾನೀಯಗಳಲ್ಲಿ ಸಂಯಮವಿರಲಿ.

ಶ್ರೀ ಔದಂಬರ ವೃಕ್ಷ ಪ್ರದಕ್ಷಿಣೆ. ಶುಭ ಸಂಖ್ಯೆ–6

ಕೆ.ಆರ್.ನಗರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವಕನಿಗೆ ಇರಿತ

ಸ್ನೇಹಿತನಿಂದಲೇ ಕೃತ್ಯ, ಸಾರ್ವಜನಿಕರಲ್ಲಿ ಆತಂಕ


ಕೃಷ್ಣ


ಸುದೀಪ್

ಕೆಆರ್.ನಗರ. ಸೆ.14– ಸ್ನೇಹಿತನೇ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ.

ತಾಲೂಕಿನ ಚೀರನಹಳ್ಳಿಯ ನಿವಾಸಿ ಕೃಷ್ಣ ಅಲಿಯಾಸ್ ಕಿಟ್ಟಿ ಗಾಯಗೊಂಡ ಯುವಕನಾಗಿದ್ದು, ಈತನನ್ನು ಮೈಸೂರಿನ ಆಸ್ಪತ್ರೆಗೆ ಸೇರಿಸಲಾಗಿದೆ ಇದೇ ಗ್ರಾಮದ ಯುವಕ ಸುದೀಪ್ ಚಾಕುವಿನಿಂದ ಇರಿದ ಆರೋಪಿಯಾಗಿದ್ದು, ಆತ ಪರಾರಿಯಾಗಿದ್ದಾನೆ.

ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣಕ್ಕೆ ದ್ವಿಚಕ್ರ ವಾಹನದಲ್ಲಿ ಬಂದ ಕಿಟ್ಟಿ, ದ್ವಿಚಕ್ರ ವಾಹನ ನಿಲ್ಲಿಸುತ್ತಿದ್ದಂತೆ ಕಾರಿನಲ್ಲಿ ಬಂದ ಸುದೀಪ್, ಚಾಕುವಿನಿಂದ ಇರಿದು ಪರಾರಿಯಾದ. ಈ ದೃಶ್ಯವನ್ನು ಅಲ್ಲಿದ್ದ ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸರ್ಕಲ್ ಇನ್ಸ್‌ಪೆಕ್ಟರ್ ಕೃಷ್ಣರಾಜು ಮತ್ತು ಪಿಎಸ್‌ಐ ತಿಮ್ಮೇಗೌಡ ನೇತೃತ್ವದಲ್ಲಿ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇಬ್ಬರು ಯುವಕರು ಚೀರನಹಳ್ಳಿ ಗ್ರಾಮದವರೆಂದು ತಿಳಿದು ಬಂದಿದ್ದು. ಇಬ್ಬರೂ ಸ್ನೇಹಿತರಾಗಿದ್ದು ಯಾವುದೋ ಹಣಕಾಸಿನ ವಿಷಯಕ್ಕೆ ಗಲಾಟೆ ಆಗಿರಬಹುದು ಅಥವಾ ಹುಡುಗಿಯ ವಿಷಯಕ್ಕೆ ಗಲಾಟೆಯಾಗಿದ್ದು ಅದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಸುದೀಪ್ ಕಿಟ್ಟಿಯ ಚಲನ-ವಲನಗಳನ್ನು ಗಮನಿಸಿ ಬಸ್ ನಿಲ್ದಾಣಕ್ಕೆ ಬರುತ್ತಿದ್ದಂತೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರಲ್ಲಿ ಆತಂಕ: ಬಸ್ ನಿಲ್ದಾಣದಲ್ಲಿ ಘಟನೆ ನಡೆಯುತ್ತಿದ್ದಂತೆ ಪಟ್ಟಣದ ನಾಗರಿಕರು ಸೇರಿದಂತೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಭಯಭೀತರಾಗಿದ್ದು ಸಿನಿಮಾ ರೀತಿಯಲ್ಲಿ ನಡೆದ ಈ ಘಟನೆ ಬೆಂಗಳೂರು ಮತ್ತು ಮೈಸೂರಿನಲ್ಲಿ ನಡೆಯುತ್ತಿದ್ದ ರೌಡಿಗಳ ಅಟ್ಟಹಾಸ ಇಲ್ಲಿಗೂ ವ್ಯಾಪಿಸಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಲಕ್ಷ್ಮಣತೀರ್ಥ ನದಿಯಿಂದ ಕೆರೆಗಳಿಗೆ ನೀರು ತುಂಬಿಸಿ

ನೀರಾವರಿ ಇಲಾಖೆ ಅಧಿಕಾರಿಗಳಿಗೆ ಶಾಸಕ ಜಿ.ಡಿ.ಹರೀಶ್‌ಗೌಡ ಸೂಚನೆ



ಹುಣಸೂರು, ಸೆ.14– ಲಕ್ಷ್ಮಣತೀರ್ಥ ನದಿಯಿಂದ ತಾಲೂಕಿನ ಬಿಳಿಕೆರೆ ಹೋಬಳಿಯ ಜೀನಹಳ್ಳಿ ಉದ್ದೇಶಿತ ಕೆರೆ ಸೇರಿದಂತೆ ತಾಲೂಕಿನ ಕೆರೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಜಿ.ಡಿ.ಹರೀಶ್‌ಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಿಳಿಕೆರೆ ಮತ್ತು ಜೀನಹಳ್ಳಿ ಕೆರೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕೆರೆಗಳ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು, ಇಂದಿನಿಂದ ತಾಲೂಕಿನ ಉದ್ದೇಶಿತ ಕೆರೆಗಳಿಗೆ ನೀರು ತುಂಬಿಸಲು ಮುಂದಾಗುವಂತೆ ಸಣ್ಣ ನೀರಾವರಿ ಇಂಜಿನಿಯರ್ ಮಹೇಶ್ ಅವರಿಗೆ ತಿಳಿಸಿದರು.

ನದಿ ನೀರು ತುಂಬಿಸುವ ಯೋಜನೆ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್ ಮಹೇಶ್ ಸೆ.15ರಿಂದ ನೀರು ಹರಿಸುವುದಾಗಿ ಹೇಳಿದರು. ಇದಕ್ಕೆ ಒಪ್ಪದ ಶಾಸಕರು, ಕಳೆದ ತಿಂಗಳು ಒಂದರಿಂದಲೇ ನೀರು ಹರಿಸಬೇಕಿತ್ತು. ಕಳೆದ ಬಾರಿ ನಿಮ್ಮ ಇಲಾಖೆಯು ತಾಲೂಕಿನ ಕೆರೆಗಳಿಗೆ ನೀರು ತುಂಬಿಸದೆ ರೈತರಿಗೆ ಅನ್ಯಾಯವಾಗಿದೆ. ಆದರೆ ಈ ಬಾರಿ ಮಾತ್ರ ಲಕ್ಷ್ಮಣತೀರ್ಥ ನದಿಯು ಸಂಪೂರ್ಣ ತುಂಬಿ ಹರಿಯುತ್ತಿರುವುದರಿಂದ ಅದರ ಹಿನ್ನೀರಿನ ಮಾರ್ಗವಾಗಿ ಎಲ್ಲಾ ಕೆರೆಗಳಿಗೆ ನೀರು ಹರಿಸಲೇಬೇಕು ಎಂದು ತಾಕೀತು ಮಾಡಿದರು.

ಕೆರೆಗಳ ಏರಿ, ಅಚ್ಚುಕಟ್ಟು ಅಭಿವೃದ್ಧಿ ಹಾಗೂ ನೀರು ಹರಿಸುವ ಮಾರ್ಗದಲ್ಲಿ ಕಾಲುವೆಗಳನ್ನು ನಿರ್ಮಿಸಲು ನೀರಾವರಿ ಇಲಾಖೆಯಿಂದ ಅನುದಾನ ತರಲು ಶ್ರಮ ವಹಿಸುತ್ತೇನೆ. ನೀರಿನ ಪೋಲು ತಪ್ಪಿಸಬೇಕು. ಅಲ್ಲದೆ ಸರ್ಕಾರದ ಆದೇಶದಂತೆ ಈ ಬಾರಿ ಏತ ನೀರಾವರಿ ಯೋಜನೆಯಲ್ಲಿ ಎಲ್ಲಾ ಕೆರೆ ತುಂಬಿಸಬೇಕು. ಕೆರೆಗೆ ನೀರು ಹರಿಸಬೇಕು ಎಂದು ನಿರ್ದೇಶಿಸಿದರು.

ಸಕಾಲದಲ್ಲಿ ಇರುವ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ ಅನುದಾನ ಹಿಂದಿರುಗಿಸದೆ ಕಾಮಗಾರಿ ಮುಗಿಸಿ ಅದು ಲೋಪವಾದರೆ ಆಯಾ ಇಲಾಖೆಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಎಚ್ಚರಿಸಿದರು.

ಸಭೆಯಲ್ಲಿ ಕೆಎಂಎಫ್ ನಿರ್ದೇಶಕ ಕೆ.ಎಸ್.ಕುಮಾರ್, ಗ್ರಾಮ ಪಂಚಾಯ್ತಿ ಅಧ್ಯಕ್ಷ ಶಿವಕುಮಾರ್, ಜೆಡಿಎಸ್ ಮುಖಂಡ ಹೊಸರಾಮನಹಳ್ಳಿ ಲೋಕೇಶ್ ಮತ್ತು ಗ್ರಾಮಸ್ಥರು, ಸಣ್ಣ ನೀರಾವರಿ ಇಲಾಖೆ ಅಧಿಕಾರಗಳಿದ್ದರು.

ಹಾಲು ಒಕ್ಕೂಟದಿಂದ ಪ್ರತ್ಯೇಕ ಚಾಕೋಲೇಟ್, ಪನ್ನೀರ್ ಕಾರ್ಖಾನೆ ಆರಂಭ

ತಿ.ನರಸೀಪುರ, ಸೆ.14– ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ಪ್ರತ್ಯೇಕವಾಗಿ ಚಾಕೋಲೇಟ್ ಹಾಗೂ ಪನ್ನೀರ್ ಫ್ಯಾಕ್ಟರಿ ತೆರೆದು ರೈತರಿಗೆ ಅನುಕೂಲ ಮಾಡಿಕೊಡುವ ಗುರಿ ಹೊಂದಿದೆ ಎಂದು ಮೈಮುಲ್ ಅಧ್ಯಕ್ಷ ಆರ್.ಚೆಲುವರಾಜು ಹೇಳಿದರು.

ತಾಲೂಕಿನ ಕುಳ್ಳನಕೊಪ್ಪಲು ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಸಂಘದ 2023–24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ನಂದಿನಿ ಉತ್ಪನ್ನಗಳು ಈಗಾಗಲೇ ಜನಪ್ರಿಯತೆ ಗಳಿಸಿವೆ. ಸಿಹಿ ತಿನಿಸುಗಳು ಪ್ರತಿಯೊಬ್ಬರ ಮನೆ ಮಾತಾಗಿವೆ. ಇದರಿಂದ ರೈತರಿಗೂ ಅನುಕೂಲವಾಗಿದೆ. ಸಿಹಿ ತಿನಿಸು ತಯಾರಿಕೆಯಂತೆಯೇ ಒಕ್ಕೂಟದ ವತಿಯಿಂದ ಪನ್ನೀರ್ ಹಾಗೂ ಚಾಕೋಲೇಟ್ ಫ್ಯಾಕ್ಟರಿ ತೆರೆಯುವ ಉದ್ದೇಶ ಒಕ್ಕೂಟದ ಮುಂದಿದೆ. ಆ ಮೂಲಕ ರೈತರಿಗೆ ಅನುಕೂಲ ಮಾಡಿಕೊಡುವ ಗುರಿ ಹೊಂದಲಾಗಿದೆ ಎಂದರು. ಒಕ್ಕೂಟವು ಈಗಾಗಲೇ ನಂದಿನಿಯ 250 ಉತ್ಪನ್ನಗಳನ್ನು ಮಾರಾಟ ಮಾಡುತ್ತಿದೆ. ನಂದಿನಿ ಸಂಸ್ಥೆಗೆ ರೈತರೇ ಮಾಲೀಕರು ಎಂದರೆ ತಪ್ಪಾಗಲಾರದು. ಪ್ರತಿನಿತ್ಯ ಹಾಲು ಉತ್ಪಾದಕರು ಒಕ್ಕೂಟಕ್ಕೆ ಹಾಲು ಸರಬರಾಜು ಮಾಡುವುದರಿಂದಲೇ ಇಂದು ನಂದಿನಿ ಬಹು ಎತ್ತರಕ್ಕೆ ಬೆಳೆದಿದೆ.ರೈತರು ಹಾಗೂ ನಂದಿನಿ ಹಾಲಿನ ಬಳಕೆದಾರರು ಪ್ರತಿನಿತ್ಯ ಬಳಸುವ ತುಪ್ಪ ಮತ್ತು ಬೆಣ್ಣೆಯ ಜೊತೆಗೆ ಹಾಲಿನ ಉತ್ಪನ್ನಗಳನ್ನು ಬಳಸಿದರೆ ಒಕ್ಕೂಟ ಉತ್ತಮ ಲಾಭಗಳಿಸಲಿದೆ. ಗಳಿಸಿದ ಲಾಭ ಅಂತಿಮವಾಗಿ ರೈತರಿಗೆ ಸೇರಲಿದೆ ಎಂದು ತಿಳಿಸಿದರು.


ತಿ.ನರಸೀಪುರ ತಾಲೂಕು ಕುಳ್ಳನಕೊಪ್ಪಲು ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯನ್ನು ಮೈಮುಲ್ ಅಧ್ಯಕ್ಷ ಚೆಲುವರಾಜು ಅವರುಗಳನ್ನು ಸನ್ಮಾನಿಸಿದರು.


ಒಕ್ಕೂಟಕ್ಕೆ ಪ್ರತಿ ನಿತ್ಯ 9 ಲಕ್ಷ ಲೀಟರ್ ಹಾಲು ಸರಬರಾಜಾಗುತ್ತಿದೆ.ಅದರಲ್ಲಿ 3 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ. ಉಳಿದ ಹಾಲಿನಿಂದ ಪೌಡರ್ ಮಾಡಿ ಕ್ಷೀರಭಾಗ್ಯ ಯೋಜನೆ, ಹೊರ ರಾಜ್ಯ, ಹೊರ ದೇಶಗಳಿಗೂ ಮಾರಾಟ ಮಾಡುತ್ತಿದ್ದೇವೆ ಎಂದರು. ಹಾಗಾಗಿ ಹಾಲು ಉತ್ಪಾದಕರು ಒಕ್ಕೂಟದ ಮತ್ತಷ್ಟು ಬೆಳವಣಿಗೆಯಾಗಬೇಕಾದರೆ ಸಂಘಗಳಿಗೆ ಗುಣಮಟ್ಟದ ಹಾಲು ಸರಬರಾಜು ಮಾಡಬೇಕು ಹಾಗಾದಾಗ ಮಾತ್ರವೇ ಒಕ್ಕೂಟದ ಅಭಿವೃದ್ಧಿ ಸಾಧ್ಯ ಎಂದರು.

ಮೈಮುಲ್ ಮಾಜಿ ಅಧ್ಯಕ್ಷ ಓಂ ಪ್ರಕಾಶ್ ಮಾತನಾಡಿ, ತಾಲೂಕಿನಿಂದ ಒಕ್ಕೂಟಕ್ಕೆ ಉತ್ತಮವಾದ ಹಾಲು ಪೂರೈಕೆಯಾಗುತ್ತಿದೆ. ಇಲ್ಲಿನ ಬಹುತೇಕ ರೈತರು ವ್ಯವಸಾಯದ ಜೊತೆಗೆ ಉಪಕಸುಬನ್ನು ಹೈನುಗಾರಿಕೆ ಮಾಡಿಕೊಂಡಿದ್ದಾರೆ ನಾನು ನಿರ್ದೇಶಕನಾಗಿದ್ದ ವೇಳೆ ಕೇವಲ 40ರ ಸಂಖ್ಯೆಯಲ್ಲಿದ್ದ ಸಹಕಾರ ಸಂಘಗಳ ಸಂಖ್ಯೆ ಇಂದು 147ಕ್ಕೆ ಏರಿಕೆಯಾಗಿದೆ. ನಮ್ಮ ತಾಲೂಕಿನಿಂದ ಮೈಸೂರು ಹಾಲು ಒಕ್ಕೂಟಕ್ಕೆ 1 ಲಕ್ಷ ಲೀಟರ್ ಹಾಲು ಸರಬರಾಜಾಗುತ್ತಿದೆ ಮೊದಲು ನಾವೇ ಒಕ್ಕೂಟಕ್ಕೆ ಹೆಚ್ಚು ಹಾಲು ಸರಬರಾಜು ಮಾಡುತ್ತಿದ್ದೆವು. ಈಗ ಪಿರಿಯಾಪಟ್ಟಣ, ಕೆಆರ್.ನಗರ ಹಾಗು ಹುಣಸೂರಿನಿಂದ ಹೆಚ್ಚು ಹಾಲು ಸರಬರಾಜಾಗುತ್ತಿದೆ ಎಂದರು. ಸಂಘದ ಕಾರ್ಯದರ್ಶಿ ಕೆಸಿ.ಭವಾನಿ ಸಂಘದ ವಾರ್ಷಿಕ ವರದಿ ಮಂಡಿಸಿದರು.

ಈ ವೇಳೆ ಅರಣ್ಯ ಇಲಾಖೆ ವತಿಯಿಂದ ಸಂಘದ ಸದಸ್ಯರಿಗೆ ಸಸಿಗಳನ್ನು ವಿತರಿಸಲಾಯಿತಲ್ಲದೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷರಾದ ಬಿ.ತಿಮ್ಮೇಗೌಡ, ಉಪಾಧ್ಯಕ್ಷ ಶಿವಕುಮಾರ್, ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ.ಲಿಂಗರಾಜು, ವಲಯ ಅರಣ್ಯಾಧಿಕಾರಿ ರಾಜೇಶ್, ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಪ್ರಮೋದ್, ಆರ್ಥಿಕ ಸಾಕ್ಷರ ಸಲಹೆಗಾರ ಬಿ.ಜಯರಾಮು, ಸಾಮಾಜಿಕ ನ್ಯಾಯ ಸಮಿತಿಯ ಮಾಜಿ ಅಧ್ಯಕ್ಷ ರಾಮಲಿಂಗಯ್ಯ, ಗ್ರಾ.ಪಂ.ಮಾಜಿ ಅಧ್ಯಕ್ಷ ಪಿ.ಪುಟ್ಟಸ್ವಾಮಿ, ಡಾ.ದಿವಾಕರ್, ಡಾ.ಶಿವಪ್ರಸಾದ್, ಸಂಘದ ನಿರ್ದೇಶಕರಾದ ಕೆ.ಪಿ.ರಂಗನಾಥ, ಕೆ.ಆರ್.ಶಿವರಾಮು, ಪುಟ್ಟಸ್ವಾಮಿ, ವೆಂಕಟೇಶ್, ಶ್ರೀಕಂಠೇಗೌಡ, ಭಾಗ್ಯಮ್ಮ, ಭಾಗ್ಯಮ್ಮಕೋಂ ಬೆಟ್ಟೇಗೌಡ, ಗ್ರಾ.ಪಂ.ಮಾಜಿ ಸದಸ್ಯ ಪುಟ್ಟಸ್ವಾಮಿ ಸೇರಿದಂತೆ ಗ್ರಾಮಸ್ಥರು, ಷೇರುದಾರರು ಹಾಜರಿದ್ದರು.

ಇಂದು ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಗೆ ಗುರುವಂದನೆ



ಮೈಸೂರು, ಸೆ.14(ಎಸ್‌ಪಿಎನ್)– 170ನೇ ವಿಶ್ವಧರ್ಮ ವಿಜಯ ಯಾತ್ರೆಯನ್ನು ಪೂರೈಸಿದ ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ಗುರುವಂದನಾ ಕಾರ್ಯಕ್ರಮವನ್ನು ಭಾನುವಾರ (ಸೆ.15) ಬೆಳಗ್ಗೆ 10.30ಕ್ಕೆ ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಮಹಾಸಭಾ, ದತ್ತ ಸೇನೆ ಹಾಗೂ ಮೈಸೂರು ನಾಗರಿಕರಿಂದ ಹಮ್ಮಿಕೊಳ್ಳಲಾಗಿದೆ.

ಶ್ರೀ ದತ್ತಾತ್ರೇಯರ ಕುರಿತು ಹಿರಿಯ ಪ್ರವಚನಕಾರ ವಿದ್ವಾನ್ ಪಾವಗಡ ಪ್ರಕಾಶ್‌ರಾವ್ ಪ್ರವಚನ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಸುವರ್ಣವಾಹಿನಿ ಹಾಗೂ ಕನ್ನಡಪ್ರಭ ಮುಖ್ಯಸ್ಥ ರವಿ ಹೆಗಡೆ, ಶಾಸಕ ಟಿ.ಎಸ್.ಶ್ರೀವತ್ಸ ಶಾಶ್ವತಿ ಕ್ರಿಯಾ ಸಮಿತಿ ಅಧ್ಯಕ್ಷ ಡಾ.ಭಾನುಪ್ರಕಾಶ ಶರ್ಮಾ, ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಡಾ.ಬಿ.ಆರ್.ನಟರಾಜ ಜೋಯಿಸ್, ದತ್ತಸೇನೆ ಸತ್ಯನಾರಾಯಣ ಸೇರಿದಂತೆ ಇತರರು ಉಪಸ್ಥಿತರಿರುತ್ತಾರೆ.

ಅರಣ್ಯ ಇಲಾಖೆ ಅಧಿಕಾರಿಗಳಿಂದ ರಸ್ತೆ ಕಾಮಗಾರಿಗೆ ಅಡ್ಡಿ

ಪ್ರಶ್ನಿಸಲು ಬಂದ ಶಾಸಕರನ್ನು ಗಂಟೆಗಟ್ಟಲೆ ಕಾಯಿಸಿದ ಅಧಿಕಾರಿಗಳು

ಸರಗೂರು: ತಪ್ಪು ತಿಳುವಳಿಕೆಯಿಂದ ರಸ್ತೆ ಕಾಮಗಾರಿಗೆ ಅಡ್ಡಿ ಪಡಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದನ್ನು ಪ್ರಶ್ನಿಸಲು ಬಂದ ಶಾಸಕರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳನ್ನೂ ಗಂಟೆಗಟ್ಟಲೆ ಕಾಯಿಸಿದ ಘಟನೆ ಇಂದು ರಾತ್ರಿ ಸಂಭವಿಸಿದೆ.

ಸರಗೂರು ತಾಲೂಕಿನ ಬೀರ್ವಾಳ್ ಗ್ರಾಮದಿಂದ ಮುಳ್ಳೂರು ಗ್ರಾಮದವರೆಗೆ ಗುಣಮಟ್ಟದ ಕಾಮಗಾರಿ ನಡೆಸಲಾಗುತ್ತಿದ್ದು, ರಸ್ತೆ ಅಗಲೀಕರಣ ಹಾಗೂ ರಸ್ತೆ ಎತ್ತರ ಮಾಡಿಕೊಳ್ಳುವ ಸಲುವಾಗಿ ಇದೇ ಗ್ರಾಮದ ರೈತನ ಹಿಡುವಳಿ ಜಮೀನಿನಲ್ಲಿ ಅವರ ಒಪ್ಪಿಗೆ ಪಡೆದು ಗುತ್ತಿಗೆದಾರ ಮಣ್ಣನ್ನು ಅಗೆದು ತೆಗೆಸುತ್ತಿದ್ದರು.

ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಇದು ಅರಣ್ಯ ಭೂಮಿ ಎಂದು ಮಣ್ಣು ತೆಗೆಯುವುದನ್ನು ನಿಲ್ಲಿಸಿದರು. ಇದರಿಂದ ರಸ್ತೆ ಕಾಮಗಾರಿ ಸ್ಥಗಿತಗೊಂಡಿತು. ಈ ವಿಚಾರ ಶಾಸಕರ ಗಮನಕ್ಕೆ ಬರಲಾಗಿ ಸುಮಾರು ರಾತ್ರಿ 7–30ಕ್ಕೆ ಸ್ಥಳಕ್ಕೆ ಶಾಸಕರಾದ ಅನಿಲ್ ಚಿಕ್ಕಮಾದು, ತಹಸೀಲ್ದಾರ್ ರುಕಿಯಾ ಬೇಗಂ, ಪಿ.ಎಸ್.ಐ. ನಂದೀಶ್ ಕುಮಾರ್, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಅರಣ್ಯ ಇಲಾಖೆ ಅಧಿಕಾರಿಗಳ ಬರುವಿಕೆಗಾಗಿ ಕಾದು ಕುಳಿತರು.



ಗಂಟೆಗಟ್ಟಲೆ ಕಾದರೂ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರಲಿಲ್ಲ. ಇದರಿಂದ ಆಕ್ರೋಶಗೊಂಡ ಶಾಸಕರು ಮಾತನಾಡಿ, ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಲುವಾಗಿ ಮೊದಲ ಕಂತಿನಲ್ಲಿ ಅನುದಾನವನ್ನು ಸರ್ಕಾರದಿಂದ ಬಿಡುಗಡೆ ಮಾಡಿಸಿ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ಗುಣಮಟ್ಟದ ಕಾಮಗಾರಿ ನಡಸಲಾಗುತ್ತಿದೆ. ಆದರೆ ಅರಣ್ಯ ಇಲಾಖೆಗೆ ಸೇರಿದ ಸ್ಥಳದಿಂದ ಮಣ್ಣು ತೆಗೆಯಲಾಗುತ್ತಿದೆ ಎಂದು ಮಣ್ಣು ತೆಗೆಯುವುದನ್ನು ನಿಲ್ಲಿಸಲಾಗಿದೆ. ಎಸಿಎಫ್ ಸತೀಶ್ ಹಾಗೂ ಆರ್‌ಎಫ್‌ಓ ವಿವೇಕ್ ಅವರಿಗೆ ದೂರವಾಣಿ ಕರೆ ಮಾಡಿ ತಿಳಿಸಿ ರಸ್ತೆ ಕಾಮಗಾರಿಗಾಗಿ ಹಿಡುವಳಿ ಜಮೀನಿನಲ್ಲಿ ಮಾತ್ರ ಮಣ್ಣನ್ನು ತೆಗೆಯಲಾಗುತ್ತಿದೆ ಎಂದು ತಿಳಿಸಿದರು.

ಶಾಸಕರ ಈ ಮಾತಿಗೆ ಅರಣ್ಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳು ಸ್ಪಂದಿಸದೆ ಉದ್ಧಟತನದಿಂದ ನಡೆದುಕೊಂಡರು. ಇದರಿಂದ ಬೇಸತ್ತ ಶಾಸಕರು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಆ ಸ್ಥಳವು ರೈತನ ಹಿಡುವಳಿ ಜಮೀನು ಎಂದು ತಿಳಿದು ಬಂದಿದ್ದು ಇದರಿಂದ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು ಇವರ ಮೇಲಿನ ಅಧಿಕಾರಿಗಳ ಗಮನಕ್ಕೆ ತಂದು ಇವರ ಮೇಲೆ ಸೂಕ್ತ ಕ್ರಮವಹಿಸುವುದಾಗಿ ಎಚ್ಚರಿಕೆ ನೀಡಿದರು. ಕೊನೆಗೆ ಶಾಸಕರು ಅಲ್ಲಿಂದ ವಾಪಸ್ ಹಿಂತಿರುಗಿದರು.

ಸ್ಥಳದಲ್ಲಿದ್ದ ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳು ಶಾಸಕರನ್ನು ನಡೆಸಿಕೊಂಡ ರೀತಿಯನ್ನು ಕಂಡು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಮುಖಂಡರಾದ ಕಸಾಪ ತಾಲೂಕು ಅಧ್ಯಕ್ಷ ಎಂ.ಕೆಂಡಗಣ್ಣಸ್ವಾಮಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಮೂಳ್ಳೂರು ಮಂಜು, ಶಂಕರ, ಗ್ರಾಪಂ.ಸದಸ್ಯ ಆದನೂರು ಪ್ರಕಾಶ್, ಶಶಿಕುಮಾರ್, ನಿಂಗರಾಜು, ಬೀರ್ವಾಳ್ ಮಂಜು, ಹಾಗೂ ಇನ್ನಿತರರು ಇದ್ದರು.

ಅರುಂಧತಿ ಸಹಕಾರ ಸಂಘದ 3ನೇ ವಾರ್ಷಿಕ ಮಹಾಸಭೆ

ತಿ. ನರಸೀಪುರ ಸೆ.14– ಅರುಂಧತಿ ಸಹಕಾರ ಸಂಘದ 3ನೇ ವಾರ್ಷಿಕ ಮಹಾಸಭೆಯು ಸೆ.15ರಂದು ಪಟ್ಟಣದ ಡಾ. ಬಾಬು ಜಗಜೀವನರಾವ್ ಭವನದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದ್ದು, ಸಹಕಾರ ಸಂಘದ ಸದಸ್ಯರುಗಳು ಸಕಾಲದಲ್ಲಿ ಹಾಜರಾಗುವಂತೆ ಕಾರ್ಯದರ್ಶಿ ಡಿ.ಸ್ವಾಮಿ ತಮ್ಮ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ಹುಣಸೂರು ಪ್ರಾಧಿಕಾರದ ಅಧ್ಯಕ್ಷರಾಗಿ ಎಚ್.ಪಿ.ಅಮರ್‌ನಾಥ್ ಅಧಿಕಾರ ಸ್ವೀಕಾರ



ಹುಣಸೂರು, ಸೆ.4– ಹುಣಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹೆಚ್.ಪಿ. ಅಮರ್‌ನಾಥ್ ಶನಿವಾರ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಇವರೊಂದಿಗೆ ಪ್ರಾಧಿಕಾರದ ಸದಸ್ಯರಾಗಿ ಎಸ್.ಜಯರಾಮು, ಅಫ್ರೋಜ್ ಅಹಮ್ಮದ್, ಕುಮಾರ್ ಕೂಡ ಅಧಿಕಾರ ಸ್ವೀಕರಿಸಿದರು. ಪ್ರಾಧಿಕಾರದ ಸದಸ್ಯರಾಗಿರುವ ನಗರಸಭಾ ಸದಸ್ಯ ಸ್ವಾಮಿಗೌಡ ಹಾಗೂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ಈ ವೇಳೆ ಉಪಸ್ಥಿತರಿದ್ದರು.

ಪಾರದರ್ಶಕ ಆಡಳಿತ: ನನ್ನ ಆಡಳಿತದ ಅವಧಿಯಲ್ಲಿ ಪಾರದರ್ಶಕ ಆಡಳಿತ ನೀಡುವೆ ಪ್ರಾಧಿಕಾರದಲ್ಲಿ ನಡೆಯುವ ಎಲ್ಲಾ ವ್ಯವಹಾರಗಳು ಸಾರ್ವಜನಿಕರಿಗೂ ತಿಳಿಯಬೇಕೆಂಬ ಉದ್ದೇಶದಿಂದ ಹುಡಾ ವೆಬ್‌ಸೈಟ್ ಆರಂಬಿಸಲಾಗುವುದು, ಕಚೇರಿಗೆ ಸಿಸಿ. ಕ್ಯಾಮರಾ ಅಳವಡಿಸಲಾಗುವುದು, ಹುಡಾಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡುವೆ ನಗರದಲ್ಲಿ ನೂರಕ್ಕೂ ಹೆಚ್ಚು ಸಿಎ ಸೈಟ್‌ಗಳಿದ್ದು ಬೇಡಿಕೆ ಆಧರಿಸಿ ಆದ್ಯತೆ ಮೇರೆಗೆ ಸಂಘ ಸಂಸ್ಥೆಗಳಿಗೆ ನೀಡಲು ಕ್ರಮ ವಹಿಸುವೆ ಎಂದರು.

ಈ ವೇಳೆ ಕಾಂಗ್ರೆಸ್ ಅಧ್ಯಕ್ಷಕಲ್ಕುಣಿಕೆ ರಮೇಶ್, ಕಾರ್ಯಾಧ್ಯಕ್ಷ ವಕೀಲ ಪುಟ್ಟರಾಜ್, ಬಸವರಾಜಪ್ಪ ಅಕ್ರಮ ಸಕ್ರಮ ಸಮಿತಿ ಸದಸ್ಯ ಕುಮಾರ್, ಶೇಖರ್, ಗ್ಯಾರಂಟಿ ಯೋಜನೆಯ ತಾ.ಅಧ್ಯಕ್ಷ ಕಲ್ಕುಣಿಕೆ ರಾಘು, ಜಿಲ್ಲಾ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸದಸ್ಯ ನೇರಳಕುಪ್ಪೆ ಮಹದೇವ್, ಮುಖಂಡರಾದ ಬಿಳಿಕೆರೆ ಬಸವರಾಜ್ ಬಿಳಿಕೆರೆ ಪ್ರೇಮ್‌ಕುಮಾರ್, ಎ.ಪಿ.ಸ್ವಾಮಿ, ಚಿಕ್ಕಸ್ವಾಮಿ, ಅಣ್ಣಯ್ಯ ನಾಯಕ, ಅಶೋಕ್ ರಾಜಣ್ಣ, ಕುಪ್ಪುಸ್ವಾಮಿ ಮಯೂರ, ವೇದಾ, ಶಾಂತರಮೇಶ್, ಕಲ್ಪನಾ, ಸುನೀತಾ ಜಯರಾಮೇಗೌಡ, ರೇಖಾ, ಮಂಜುಳ, ನೇತ್ರಾವತಿ ಸೇರಿದಂತೆ ಕಾರ್ಯಕರ್ತರು, ಅಭಿಮಾನಿಗಳು ಹಾರ ತುರಾಯಿ ಹಾಕಿ ಅಭಿನಂದಿಸಿದರು.

ಅನಾಥ ಶವಗಳ ಮುಕ್ತಿದಾತ ಸೇರಿ ಇಬ್ಬರಿಗೆ ಸನ್ಮಾನ


ಅನಾಥ ಶವಗಳ ಮುಕ್ತಿದಾತ ಶ್ರೀನಿವಾಸ್, ಸಮಾಜ ಸೇವಕ ರಾಹುಲ್ ಅವರನ್ನು ಸನ್ಮಾನಿಸಲಾಯಿತು.

ತಿ.ನರಸೀಪುರ, ಸೆ.14– ಅನಾಥ ಶವಗಳ ಮುಕ್ತಿದಾತ ಶ್ರೀನಿವಾಸ್ ಮತ್ತು ಸಮಾಜ ಸೇವಕರಾದ ಎಸ್.ಶಂಕರ್ ಅವರ ಪುತ್ರ ರಾಹುಲ್ ಅವರನ್ನು ಅವರ ಸೇವಾ ಮನೋಭಾವವನ್ನು ಗುರುತಿಸಿ ಸನ್ಮಾನಿಸಲಾಯಿತು.

ಬನ್ನೂರಿನ ಸುಭಾಷ್‌ನಗರದ ಶ್ರೀ ಗಣಪತಿ ಸೇವಾ ಸಮಿತಿ ವತಿಯಿಂದ ಗೌರಿ–ಗಣೇಶ ಹಬ್ಬದ ಅಂಗವಾಗಿ ಏರ್ಪಡಿಸಲಾಗಿದ್ದ ಗಣೇಶೋತ್ಸವ ಅನ್ನದಾತ ಮತ್ತು ಸನ್ಮಾನ ಸಮಾರಂಭದಲ್ಲಿ ಇವರಿಬ್ಬರನ್ನು ಸನ್ಮಾನಿಸಿ ಅವರ ಸೇವಾ ಕಾರ್ಯವನ್ನು ಶ್ಲಾಘಿಸಲಾಯಿತು.

ಬನ್ನೂರು ಪುರಸಭೆಯ ಶಿವಣ್ಣ ಅವರು ಮಾತನಾಡಿ, ರಾಹುಲ್ ಅವರು ಕ್ಷೇತ್ರದಲ್ಲಿ ಅನೇಕ ಸಮಾಜ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಅನ್ನದಾತ ಕಾರ್ಯಕ್ಕೆ ಮನವಿ ಮಾಡಿದ ಸಂದರ್ಭದಲ್ಲಿ ಮುಕ್ತವಾಗಿ ಒಪ್ಪಿಕೊಂಡು ಈ ಬೃಹತ್ ಅನ್ನದಾನ ಕಾರ್ಯ ನೆರವೇರಿಸಿದ್ದಾರೆ. ಅವರಿಗೆ ಅಭಿನಂದನೆಗಳು ಎಂದರು.

ಇದೇ ರೀತಿ ಬನ್ನೂರಿನ ತ್ಯಾಗರಾಜು ಮೊಹಲ್ಲಾದ ನಿವಾಸಿ ಶ್ರೀನಿವಾಸ್ ಅವರು ಯಾವುದೇ ಅನಾಥ ಶವಗಳ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಆ ಶವ ಯಾವುದೇ ಸ್ಥಿತಿಯಲ್ಲಿದ್ದರೂ ಒಂದು ಚೂರು ಅಸಹ್ಯ ಮತ್ತು ಬೇಸರ ಪಟ್ಟುಕೊಳ್ಳದೆ ಮುಕ್ತಿ ದೊರಕಿಸುತ್ತಿದ್ದು, ಅವರ ಸೇವಾ ಕಾರ್ಯ ಶ್ಲಾಘನೀಯವಾದುದು. ಇವರಿಂದ ಪೊಲೀಸ್ ಇಲಾಖೆ ಸೇರಿದಂತೆ ಸಮಾಜಕ್ಕೆ ತುಂಬಾ ಅನುಕೂಲವಾಗುತ್ತಿದೆ ಎಂದು ಅವರು ಮುಕ್ತಕಂಠದಿಂದ ಅವರ ಸೇವೆಯನ್ನು ಪ್ರಶಂಸಿಸಿದರು.

ಇವರಿಬ್ಬರ ಸೇವಾ ಕಾರ್ಯವನ್ನು ಗುರುತಿಸಿ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಫಲ ತಾಂಬೂಲ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಿದ್ದನಹುಂಡಿ ಗೋವಿಂದರಾಜು, ಶಿವಕುಮಾರ್, ನಾಗೇಂದ್ರ, ನಾಗಪ್ಪ, ಸ್ವಾಮಿ, ಸಿದ್ದರಾಜು, ಯಜಮಾನರಾದ ಶ್ರೀಕಾಂತ್, ಸ್ವಾಮಿ, ರವಿ, ಪ್ರಕಾಶ್, ಕುಮಾರ್, ಶಿವರಾಜು, ಸೇವಾ ಸಮಿತಿ ಸದಸ್ಯರಾದ ಸುರೇಶ, ರವಿ, ಸುದೀಪ್, ನಿತಿಶ್, ರಾಜು, ಸುಭಾಷ್ ನಗರದ ನಿವಾಸಿಗಳು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ಹೆಚ್.ಡಿ.ಕೋಟೆ ವಸತಿ ನಿಲಯದಲ್ಲಿ ಅರೆಹೊಟ್ಟೆ ಊಟ

- ಊಟ ಸಾಲದೆ ಊರಿಗೆ ವಾಪಸ್ ತೆರಳಲು ಸಿದ್ಧವಾಗಿದ್ದ ವಿದ್ಯಾರ್ಥಿನಿಯರು
- ವಿಷಯ ತಿಳಿದು ತಹಸೀಲ್ದಾರ್, ಬಿಇಓ ಸೇರಿದಂತೆ ಅಧಿಕಾರಿಗಳು ಭೇಟಿ

ಹೆಚ್.ಡಿ.ಕೋಟೆ, ಸೆ.14– ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ವಸತಿ ನಿಲಯದ ಮುಖ್ಯಸ್ಥರ ನಿರ್ಲಕ್ಷ್ಯದಿಂದ ಪಟ್ಟಣದ ಕಸ್ತೂರ ಬಾ ಗಾಂಧಿ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ಕಳೆದ 15ದಿನಗಳಿಂದ ಅರ್ಧ ಹೊಟ್ಟೆ ಊಟ ಮಾಡಿ ನರಳುವಂತಾಗಿದೆ.

ಅರೆ ಹೊಟ್ಟೆಯಿಂದ ಹಸಿವು ತಾಳಲಾರದೆ ವಸತಿ ನಿಲಯ ತ್ಯಜಿಸಿ ಊರಿಗೆ ಮರಳುವ ನಿರ್ಧಾರಕ್ಕೆ ವಿದ್ಯಾರ್ಥಿಗಳು ಬಂದಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸದಿರುವುದರಿಂದ ಪೋಷಕರು ಆತಂಕಗೊಂಡಿದ್ದಾರೆ.

ವಸತಿ ಶಾಲೆಯಲ್ಲಿ 70 ಮಕ್ಕಳಿಗೆ ಒಂದು ಲೀಟರ್ ಹಾಲಿನಲ್ಲಿ ಟೀ ಮಾಡಿಕೊಡಲಾಗುತ್ತಿದೆ ಅನ್ನ ಸಾಂಬಾರ್, ತಿಂಡಿಯನ್ನು ಸಹ ಅರ್ಧ ಹೊಟ್ಟೆಗಾಗುವಷ್ಟು ನೀಡಲಾಗುತ್ತಿದೆ. ಈ ಸಂಕಷ್ಟವನ್ನು ಕೇಳಲು ಇದುವರೆಗೂ ಯಾರೂ ಬಂದಿಲ್ಲ ಹೀಗಾಗಿ ಇವರಿಗೆ ವಿದ್ಯಾರ್ಥಿ ನಿಲಯವೇ ಸಾಕೆನಿಸುವಂತಾಗಿದೆ. ಕಡಿಮೆ ದರಕ್ಕೆ ನಾನು ಟೆಂಡರ್ ಪಡೆದುಕೊಂಡಿದ್ದೆ. ನನಗೆ ನಷ್ಟವಾಗುತ್ತಿದೆ. ಜೊತೆಗೆ, ಟೆಂಡರ್ ಅವಧಿ ಪೂರ್ಣಗೊಂಡಿದೆ. ನಾನು ಮುಂದೆ ವಸತಿ ನಿಲಯಕ್ಕೆ ಆಹಾರ ವಸ್ತುಗಳನ್ನು ಪೂರೈಸುವುದಿಲ್ಲ ಎಂಬುದು ಟೆಂಡರ್ ಪಡೆದುಕೊಂಡಿದ್ದವರ ವಾದ. ಆದರೆ ತಂದೆ ತಾಯಿ ಊರು ಬಿಟ್ಟು ಕಲಿಕೆಗಾಗಿ ಬಂದು ಆಶ್ರಯ ಪಡೆದಿರುವ ವಿದ್ಯಾರ್ಥಿನಿಯರ ಸಮಸ್ಯೆಗೆ ಪರಿಹಾರ ಏನು ಎಂಬ ಪ್ರಶ್ನೆಗೆ ಯಾರೂ ಉತ್ತರಿಸುತ್ತಿಲ್ಲ.

ಕಳೆದ 15 ದಿನಗಳಿಂದ ನಿಲಯದಲ್ಲಿ ಊಟಕ್ಕೂ ಸಮಸ್ಯೆಯಾಗಿದೆ. ಇದನ್ನು ಪರಿಹರಿಸದೇ ಇರುವುದರಿಂದ ಮಕ್ಕಳು ಬೇಸತ್ತು ಸಾಮೂಹಿಕವಾಗಿ ಸ್ವಗ್ರಾಮಕ್ಕೆ ತೆರಳಲು ಸಿದ್ಧರಾಗಿದ್ದರು. ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಸ್ನಾಕ್ಸ್ ನೀಡುತ್ತಿಲ್ಲ. ಟೀ ತಯಾರಿಸಲು ಟೀಪುಡಿ, ಸಕ್ಕರೆ ಇಲ್ಲ. ಗೋಡೌನ್‌ನಲ್ಲಿ ಸುಮಾರು 10 ಕೆಜಿ ಅಕ್ಕಿ ಹೊರತು ಪಡಿಸಿದರೆ ಇನ್ನುಳಿದ ಯಾವುದೇ ಆಹಾರ ಪದಾರ್ಥಗಳಿಲ್ಲ.


ಹೆಚ್.ಡಿ.ಕೋಟೆಯ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ನಿಲಯಕ್ಕೆ ತಹಸೀಲ್ದಾರ್ ಶ್ರೀನಿವಾಸ್, ಜಿಲ್ಲಾ ಉಪ ಯೋಜನೆ ಸಮನ್ವಯ ಅಧಿಕಾರಿ ಶೋಭಾ, ಬಿಇಓ ಕಾಂತರಾಜ್, ಭೇಟಿ ನೀಡಿದರು

ವಸತಿ ನಿಲಯದ ವಿದ್ಯಾರ್ಥಿನಿಲಯದ ಅರೆ ಹೊಟ್ಟೆ ಊಟದ ವಿಚಾರ ತಿಳಿದ ಕೂಡಲೆ ಸ್ಥಳಕ್ಕೆ ತಹಸೀಲ್ದಾರ್ ಶ್ರೀನಿವಾಸ್ ಭೇಟಿ ನೀಡಿ, ಮಕ್ಕಳನ್ನು ವಿಚಾರಣೆ ನಡೆಸಿ ಸಂಪೂರ್ಣ ಮಾಹಿತಿ ಪಡೆದು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಮಕ್ಕಳಿಗೆ ಕಳೆದ 15 ದಿನದಿಂದ ಪೂರ್ತಿ ಊಟ ಕೊಡದೆ ಅರ್ಧಂಬರ್ಧ ಊಟ ಕೊಟ್ಟು, ಮಕ್ಕಳ ಜೀವನದಲ್ಲಿ ಆಟವಾಡುತ್ತಿದ್ದೀರ ಎಂದು ಹಾಸ್ಟೆಲ್ ಮುಖ್ಯಸ್ಥ ಬಿ.ಆರ್.ಸಿ ಕೃಷ್ಣಯ್ಯ ಅವರಿಗೆ ತರಾಟೆ ತೆಗೆದುಕೊಂಡರು. ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿಯನ್ನು ನೀಡಬೇಕು. ಆ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳಿಸಬೇಕಾಗಿದೆ ಎಂದು ತಿಳಿಸಿದರು.

ಜಿಲ್ಲಾ ಉಪ ಯೋಜನಾ ಸಮನ್ವಯ ಅಧಿಕಾರಿಗಳಾದ ಶೋಭಾ ಮಾತನಾಡಿ, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹಾಸ್ಟೆಲ್‌ಗೆ ಭೇಟಿ ನೀಡಿ ಹಾಸ್ಟೆಲ್‌ನಲ್ಲಿ ಇರುವ ಸಮಸ್ಯೆ ಹಾಗೂ ಮಕ್ಕಳಿಂದ ಸಂಪೂರ್ಣ ಮಾಹಿತಿ ಪಡೆದು ಜಿಲ್ಲಾಧಿಕಾರಿಗಳಿಗೆ ನೀಡಲಾಗುತ್ತಿದೆ ಎಂದರು.

> ಕಳೆದ 15 ದಿನಗಳಿಂದ ಮಕ್ಕಳಿಗೆ ಅರೆ ಊಟ ಕೊಡುತ್ತಿದ್ದೀರಿ, ಈಗ ಕೇಳಿದರೆ ಟೆಂಡರ್‌ನವರು, ಆಹಾರ ಪದಾರ್ಥ ನೀಡಿಲ್ಲ. ಎಂದು ನೆಪ ಹೇಳುತ್ತಿದ್ದೀರಾ, ಹಾಸ್ಟೆಲ್ ಜವಾಬ್ದಾರಿ ವಹಿಸಿಕೊಂಡಿದ್ದಂತ ಬಿಆರ್‌ಸಿ ಕೃಷ್ಣಯ್ಯ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಆದ್ದರಿಂದ ಯಾವುದೇ ಮಾಹಿತಿಯನ್ನೂ ತಿರುಚದೆ, ಸಂಪೂರ್ಣ ಮಾಹಿತಿಯನ್ನು ನೀಡಬೇಕು.
> -ಶ್ರೀನಿವಾಸ್, ತಹಸಿಲ್ದಾರ್.

ಬಿಇಓ ಕಾಂತರಾಜು ಮಾತನಾಡಿ, ನಾನು ಹೊಸದಾಗಿ ಬಂದು ಅಧಿಕಾರ ಸ್ವೀಕರಿಸಿದ್ದೇನೆ. ನನಗೆ ಈಗ ಈ ವಿಚಾರ ತಿಳಿಯಿತು. ಅದಕ್ಕೆ ನಾನು ನೇರವಾಗಿ ಹಾಸ್ಟೆಲ್‌ಗೆ ಬಂದು ವಿದ್ಯಾರ್ಥಿಗಳ ಬಳಿ ಮಾಹಿತಿಯನ್ನು ಪಡೆದಿದ್ದೇನೆ. ವಿದ್ಯಾರ್ಥಿಗಳು ಅರೆಹೊಟ್ಟೆ ತಿನ್ನುವ ಪರಿಸ್ಥಿತಿ ಬರಬಾರದು. ಆದ್ದರಿಂದ ನಾನು ಟೆಂಡರ್‌ದಾರರನ್ನು ಸಂಪರ್ಕಿಸಿದ್ದೇನೆ. ಕೂಡಲೇ ಕ್ರಮಬದ್ಧವಾಗಿ ಆಹಾರ ಪದಾರ್ಥ ದಾಸ್ತಾನು ಮಾಡಿ ಎಂದು ತಿಳಿಸಿದ್ದೇನೆ. ಆದ್ದರಿಂದ ಈಗ ಹಾಸ್ಟೆಲ್‌ಗೆ ಆಹಾರ ಪದಾರ್ಥಗಳು ಸಂಪೂರ್ಣವಾಗಿ ಬಂದಿದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಸಹಾಯಕ ಉಪಯೋಗಾಧಿಕಾರಿ ಸುರೇಶ್, ಬಿಆರ್‌ಸಿ ಕೃಷ್ಣಯ್ಯ ಶಿಕ್ಷಣ ಸಂಯೋಜಕರುಗಳಾದ ಕೃಷ್ಣಮೂರ್ತಿ, ಪುರುಷೋತ್ತಮ್, ದೈಹಿಕ ಶಿಕ್ಷಣ ಪರಿವೀಕ್ಷಕ ಜಿ.ನಾಗೇಶ್, ಅಕ್ಷರ ದಾಸೋಹದ ರಾಜು, ಪ್ರಮೋದ್, ಯಶವಂತ್, ಬಂಗಾರಯ್ಯ, ರಾಜೇಶ್ವರಿ ಇನ್ನು ಮುಂತಾದವರು ಹಾಜರಿದ್ದರು.

ಮೈಸೂರು ಮಿತ್ರ

ಭಾನುವಾರ 15 ಸೆಪ್ಟೆಂಬರ್ 2024

ನಾಳೆ ಮೈಸೂರಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ

●ಒಕ್ಕಲಿಗರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ●ಸಾಧಕರಿಗೆ ಪ್ರಶಸ್ತಿ ಪ್ರದಾನ; ಆದರ್ಶ ದಂಪತಿ ಪುರಸ್ಕಾರ

ಮೈಸೂರು,ಸೆ.14(ಎಂಟಿವೈ)– ಮೈಸೂರಿನ ಕಲಾಮಂದಿರದಲ್ಲಿ ಸೆ.16ರಂದು ಬೆಳಗ್ಗೆ 10.30ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತಿ, ಒಕ್ಕಲಿಗರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ನೂತನ ರಾಜ್ಯಾಧ್ಯಕ್ಷ ಸಿ.ಜಿ.ಗಂಗಾಧರ್ ತಿಳಿಸಿದ್ದಾರೆ.

ಮೈಸೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಕರ್ನಾಟಕ ಒಕ್ಕಲಿಗರ ಸಂಘಕ್ಕೆ ಇತ್ತೀಚೆಗೆ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದೊಂದಿಗೆ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ, ಸಾಧಕರಿಗೆ ಡಾ.ಬಾಲಗಂಗಾಧರನಾಥ ಸ್ವಾಮಿ ಸೇವಾರತ್ನ ಪ್ರಶಸ್ತಿ ಹಾಗೂ ಸಮುದಾಯದ ಆದರ್ಶ ದಂಪತಿಗಳಿಗೆ ಪ್ರಶಸ್ತಿ ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಮೈಸೂರು ಶಾಖಾ ಮಠದ ಶ್ರೀಸೋಮೇಶ್ವರನಾಥ ಸ್ವಾಮೀಜಿ, ಶ್ರೀ ಅನ್ನದಾನೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಸಚಿವ ಕೆ.ವೆಂಕಟೇಶ್ ಉದ್ಘಾಟಿಸಲಿದ್ದಾರೆ. ಕೆಂಪೇಗೌಡರ ಭಾವಚಿತ್ರಕ್ಕೆ ಸಚಿವ ಎನ್.ಚೆಲುವರಾಯಸ್ವಾಮಿ ಪುಷ್ಪನಮನ ಸಲ್ಲಿಸಲಿದ್ದಾರೆ. ಬಾಲಗಂಗಾಧರನಾಥ ಸ್ವಾಮಿ ಸೇವಾರತ್ನ ಪ್ರಶಸ್ತಿಯನ್ನು ಮಾಜಿ ಸಚಿವ ಡಾ.ಅಶ್ವಥ್ ನಾರಾಯಣ್, ಆದರ್ಶ ಒಕ್ಕಲಿಗ ದಂಪತಿ ಪ್ರಶಸ್ತಿಯನ್ನು ಶಾಸಕ ಜಿ.ಟಿ.ದೇವೇಗೌಡ, ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಮಹಾಮಂಡಳ ಅಧ್ಯಕ್ಷೆ ಲಲಿತಾ ದೇವೇಗೌಡ ದಂಪತಿಗೆ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಕೆ.ಹರೀಶ್ ಗೌಡ ವಹಿಸಲಿದ್ದಾರೆ ಎಂದರು.



ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಸಿ.ಜಿ.ಗಂಗಾಧರ್, ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿದರು.

ಇದೇ ವೇಳೆ ಒಕ್ಕಲಿಗ ಸಮುದಾಯದ ಆದರ್ಶ ದಂಪತಿಗಳಾಗಿ ಆಯ್ಕೆಯಾಗಿರುವ 6 ಜೋಡಿಗೆ ಆದರ್ಶ ದಂಪತಿ ಪ್ರಶಸ್ತಿ, 20 ಮಂದಿಗೆ ಡಾ.ಬಾಲಗಂಗಾಧರನಾಥ ಸ್ವಾಮಿ ಸೇವಾ ರತ್ನ ಪ್ರಶಸ್ತಿ ವಿತರಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಒಕ್ಕಲಿಗ ಸಮುದಾಯ ಜನ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಕಳೆದ ನಾಲ್ಕು ವರ್ಷಗಳಿಂದ ಒಕ್ಕಲಿಗರ ಸಂಘವನ್ನು ರಾಜ್ಯಾದ್ಯಂತ ಪ್ರವಾಸ ಮಾಡಿ ಜಿಲ್ಲಾ, ತಾಲೂಕು, ಹೋಬಳಿ ಮಟ್ಟದಲ್ಲಿ ಸಮುದಾಯವನ್ನು ಬಲಪಡಿಸುವ ನಿಟ್ಟಿನಲ್ಲಿ ಸದಸ್ಯರನ್ನು ಮಾಡಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಗಳ ಪದಾಧಿಕಾರಿಗಳು, ಮುಖಂಡರು ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ಒಕ್ಕಲುತನದ ಸಂಸ್ಕೃತಿಯನ್ನು ಬಿಂಬಿಸಲಿದ್ದಾರೆ. ಸಮುದಾಯದ ಸಂಘಟನೆ, ಬಡವರಿಗೆ ಅನುಕೂಲ ಮಾಡಿಕೊಡುವುದು ಸೇರಿದಂತೆ ಮತ್ತಿತರ ರಚನಾತ್ಮಕ ಕಾರ್ಯಕ್ರಮಗಳನ್ನು ನಡೆಸಲು ಸಂಘ ರಚನೆ ಮಾಡಲಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಮಾಜದ ಪರಮೋಚ್ಚ ನಾಯಕರು. ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಎಲ್ಲಾ ನಾಯಕರನ್ನು ಆಹ್ವಾನಿಸಲಾಗುವುದು. ಮೈಸೂರು ಉದ್ಘಾಟನಾ ಕಾರ್ಯಕ್ರಮಕ್ಕೆ ಸ್ಥಳೀಯ ನಾಯಕರನ್ನು ಮಾತ್ರ ಆಹ್ವಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಮೆರವಣಿಗೆ: ಕಾರ್ಯಕ್ರಮದ ಅಂಗವಾಗಿ ಅಂದು ಬೆಳಗ್ಗೆ 10 ಗಂಟೆಗೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಿಂದ ಜಾನಪದ ಕಲಾತಂಡಗಳೊಂದಿಗೆ ಬೆಳ್ಳಿರಥದಲ್ಲಿ ನಾಡಪ್ರಭು ಕೆಂಪೇಗೌಡರ ಮೆರವಣಿಗೆ ಆರಂಭವಾಗಿ ಪ್ರಮುಖ ಬೀದಿಗಳಲ್ಲಿ ಸಾಗಿ ಕಲಾಮಂದಿರ ತಲುಪಲಿದೆ ಎಂದು ತಿಳಿಸಿದರು.

ಸಂಘದ ರಾಜ್ಯನಿರ್ದೇಶಕಿ ಎಸ್.ಲಕ್ಷ್ಮೀದೇವಿ ಮಾತನಾಡಿ, ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಮುದಾಯದ ಮಕ್ಕಳಿಗೆ ನಾಡಪ್ರಭು ಶ್ರೀಕೆಂಪೇಗೌಡರ ವೇಷಭೂಷಣ ಸ್ಪರ್ಧೆ, ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. ಸಮುದಾಯದ ರೈತರಿಗೆ 1001 ತೆಂಗಿನ ಸಸಿ ವಿತರಣೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ಅಂದಾಜು ಐದು ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ಒಗ್ಗಟ್ಟನ್ನು ಮೂಡಿಸುವ ಜತೆಗೆ ಮುಂದೆ ಮೀಸಲಾತಿ ಕಲ್ಪಿಸುವುದು, ನಿಗಮಕ್ಕೆ ಹೆಚ್ಚಿನ ಅನುದಾನದ ಬೇಡಿಕೆಯನ್ನು ಸರ್ಕಾರದ ಮುಂದಿಡಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಗೋವಿಂದೇಗೌಡ, ಕಾರ್ಯಾಧ್ಯಕ್ಷ ಗೋಪಾಲಯ್ಯ, ಉಪಾಧ್ಯಕ್ಷ ಶಿವಲಿಂಗಯ್ಯ, ಜಿಲ್ಲಾ ಗೌರವಾಧ್ಯಕ್ಷ ಡಾ.ಸಿ.ವೈ.ಶಿವೇಗೌಡ, ಜಿಲ್ಲಾಧ್ಯಕ್ಷ ತೇಜಸ್ ಲೋಕೇಶ್ ಗೌಡ, ಮಹಿಳಾ ಅಧ್ಯಕ್ಷೆ ಲತಾ ರಂಗನಾಥ್, ಕಾರ್ಯಾಧ್ಯಕ್ಷೆ ಸುಮಿತ್ರಾ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

ಮೈಸೂರು ಚಿತ್ರಮಂದಿರಗಳಲ್ಲಿ

ಚಿತ್ರಮಂದಿರ / ಚಿತ್ರ	
ಪದ್ಮ ಚಿತ್ರಮಂದಿರ	(ದೂ: 2521923)
ಕಾಲಾಪತ್ಥರ್ (ಕ)	4 ಪ್ರದರ್ಶನಗಳು
ವುಡ್‌ಲ್ಯಾಂಡ್ಸ್ ಚಿತ್ರಮಂದಿರ	(ದೂ: 2422871)
ರಾಯನ್ (ತ)	4 ಪ್ರದರ್ಶನಗಳು
ಬಾಲಾಜಿ ಚಿತ್ರಮಂದಿರ	(ದೂ: 2497199)
ಡಬ್ಬಲ್ ಇಸ್ಮಾರ್ಟ್ (ಹಿಂ)	4 ಪ್ರದರ್ಶನಗಳು
ಮಹದೇಶ್ವರ ಚಿತ್ರಮಂದಿರ	(ಮೊ:9900820093)
ಭೀಮ (ಕ)	4 ಪ್ರದರ್ಶನಗಳು
ಗಾಯಿತ್ರಿ	
ಭೀಮಾ (ಕ)	4 ಪ್ರದರ್ಶನಗಳು
ರಾಜಕಮಲ್	
ಎಆರ್‌ಎಂ (ತ)	4 ಪ್ರದರ್ಶನಗಳು
ಸಂಗಂ	
ಭೀಮಾ (ಕ)	4 ಪ್ರದರ್ಶನಗಳು
ಲಿಡೋ	
ಕಳಿಂಗ (ತೆ)	4 ಪ್ರದರ್ಶನಗಳು
ತಿಬ್ಬಾದೇವಿ	
ಸ್ತ್ರೀ–2 (ಹಿ)	4 ಪ್ರದರ್ಶನಗಳು
ಪ್ರಭಾ	
ವಿಕಾಸಪರ್ವ (ಕ)	4 ಪ್ರದರ್ಶನಗಳು

ಡಿಆರ್‌ಸಿ ಸಿನಿಮಾಸ್
ದೂ : 4240422/4241800

ಸ್ಕ್ರೀನ್ 1	ದಿ ಬಕಿಂಗ್ಹ್ಯಾಮ್ ಮರ್ಡರ್ಸ್ (ಹಿಂ): ಬೆ.10.45ಕ್ಕೆ, ಶಾಲಿವಾಹನ ಶಕೆ (ಕ): ಮ.1.05ಕ್ಕೆ, ಇಬ್ಬನಿ ತಬ್ಬಿದ ಇಳೆಯಲಿ (ಕ): ಸಂ.4ಕ್ಕೆ, ಎಆರ್‌ಎಂ (3ಡಿ) (ಮ): ರಾ.7.05ಕ್ಕೆ, ಕೃಷ್ಣಂ ಪ್ರಣಯ ಸಖಿ (ಕ): ರಾ.9.55ಕ್ಕೆ.
ಸ್ಕ್ರೀನ್ 2	ಕಾಲಾಪತ್ಥರ್ (ಕ): ಬೆ.11.10ಕ್ಕೆ, ಸ್ತ್ರೀ 2 (ಹಿಂ): ಮ.1.35ಕ್ಕೆ, ಕಲ್ಜಿಗ (ಕ): ಸಂ.4.35ಕ್ಕೆ, ದಿ ಬಕಿಂಗ್ಹ್ಯಾಮ್ ಮರ್ಡರ್ಸ್ (ಹಿಂ): ರಾ.7.05ಕ್ಕೆ, ಕೊಂಡಲ್ (ಮ): ರಾ.9.55ಕ್ಕೆ.
ಸ್ಕ್ರೀನ್ 3	ರಾನಿ (ಕ): ಬೆ.10.45ಕ್ಕೆ, ಮ.1.45ಕ್ಕೆ, ಅನ್ನ (ಕ): ಸಂ.4.45ಕ್ಕೆ, ಲಾಫಿಂಗ್ ಬುದ್ಧ (ಕ): ರಾ.7.20ಕ್ಕೆ, ಕಿಷ್ಕಿಂಧಾ ಖಂಡಂ (ಮ): ರಾ.10ಕ್ಕೆ
ಸ್ಕ್ರೀನ್ 4	ದಿ ಗ್ರೇಟೆಸ್ಟ್ ಆಫ್ ಆಲ್ ಟೈಂ (ತ): ಬೆ.10.15ಕ್ಕೆ, ಸಂ.6.45ಕ್ಕೆ, ರಾ.10.10ಕ್ಕೆ ವಿಕಾಸಪರ್ವ (ಕ): ಮ.1.40ಕ್ಕೆ, ಉತ್ಸವಂ (ತೆ): ಸಂ.4ಕ್ಕೆ.

ಐನಾಕ್ಸ್ ಮೂವೀಸ್
INOX LIVE THE MOVIE

ದೂ : 2533444 / 2433456

ಸ್ಕ್ರೀನ್ 1	ಬ್ಯಾಡ್ ನ್ಯೂಸ್ (ಹಿಂ): ಬೆ.10ಕ್ಕೆ, ಮ.1ಕ್ಕೆ, ಸಂ.4ಕ್ಕೆ, ರಾ.7ಕ್ಕೆ, ರಾ.10ಕ್ಕೆ.
ಸ್ಕ್ರೀನ್ 2	ಕಲ್ಕಿ 2898 ಎಡಿ (ಕ): ಬೆ.11.40ಕ್ಕೆ, ಸಂ.6.05ಕ್ಕೆ, ಟ್ವಿಸ್ಟರ್ಸ್ (ಇಂ): ಮ.3.20ಕ್ಕೆ, ರಾ.9.45ಕ್ಕೆ.
ಸ್ಕ್ರೀನ್ 3	ಇಂಡಿಯನ್ 2 (ತ): ಬೆ.9.40ಕ್ಕೆ, ಸಂ.4.05ಕ್ಕೆ, ಟ್ವಿಸ್ಟರ್ಸ್ (ಇಂ): ಮ.1.20ಕ್ಕೆ, ರಾ.7.45ಕ್ಕೆ, ಡಾರ್ಲಿಂಗ್ ವೈ ದಿಸ್ ಕೊಲವರಿ (ತೆ): ರಾ.10.30ಕ್ಕೆ.
ಸ್ಕ್ರೀನ್ 4	ವಿದ್ಯಾರ್ಥಿ ವಿದ್ಯಾರ್ಥಿನಿಯರೇ (ಕ): ಬೆ.11.30ಕ್ಕೆ, ಕಲ್ಕಿ 2898 ಎಡಿ (3ಡಿ)(ತೆ): ಮ.2.50ಕ್ಕೆ, ಹಿರಣ್ಯ (ಕ): ಸಂ.6.30ಕ್ಕೆ, ಕಲ್ಕಿ 2898 ಎಡಿ (ಹಿಂ): ರಾ.9.30ಕ್ಕೆ.

ಮೈಸೂರು ವಿಷನ್ ಸಿನಿಮಾ
ದೂ : 0821–2973519

ಸ್ಕ್ರೀನ್ 1	ದಿ ಗ್ರೇಟೆಸ್ಟ್ ಆಫ್ ಆಲ್ ಟೈಂ (ತ): ಬೆ.10.25ಕ್ಕೆ, ರಾ.9.30ಕ್ಕೆ, ರಾನಿ (ಕ): ಮ.1.45ಕ್ಕೆ, ಕಾಲಾಪತ್ಥರ್ (ಕ): ಸಂ.4.35ಕ್ಕೆ, ಮಾತು ವದಲಾರ 2 (ತೆ): ಸಂ.6.50ಕ್ಕೆ.
ಸ್ಕ್ರೀನ್ 2	ಕಾಲಾಪತ್ಥರ್ (ಕ): ಬೆ.10.20ಕ್ಕೆ, ಇಬ್ಬನಿ ತಬ್ಬಿದ ಇಳೆಯಲಿ (ಕ): ಮ.12.35ಕ್ಕೆ, ಸಂ.6.45ಕ್ಕೆ, ಕೃಷ್ಣಂ ಪ್ರಣಯ ಸಖಿ (ಕ): ಮ.3.40ಕ್ಕೆ, ಎಆರ್‌ಎಂ (3ಡಿ) (ಮ): ರಾ.9.50ಕ್ಕೆ.
ಸ್ಕ್ರೀನ್ 3	ಇಬ್ಬನಿ ತಬ್ಬಿದ ಇಳೆಯಲಿ (ಕ): ಬೆ.10.45ಕ್ಕೆ, ಎಆರ್‌ಎಂ (3ಡಿ) (ಮ): ಮ.3.20ಕ್ಕೆ, ದಿ ಗ್ರೇಟೆಸ್ಟ್ ಆಫ್ ಆಲ್ ಟೈಂ (ತ): ಸಂ.6.15ಕ್ಕೆ, ಕಳಿಂಗ (ತೆ): ರಾ.9.35ಕ್ಕೆ.
ಸ್ಕ್ರೀನ್ 4	ಶಾಲಿವಾಹನ ಶಕೆ (ಕ): ಬೆ.10.40ಕ್ಕೆ, ಕೃಷ್ಣಂ ಪ್ರಣಯ ಸಖಿ (ಕ): ಮ.1.20ಕ್ಕೆ, ಕಲ್ಜಿಗ (ಕ): ಸಂ.4.25ಕ್ಕೆ, ರಾನಿ (ಕ): ಸಂ.6.40ಕ್ಕೆ, ಉತ್ಸವಂ (ತೆ): ರಾ.9.30ಕ್ಕೆ.

ಪಿವಿಆರ್ ಸಿನಿಮಾಸ್
ನೆಕ್ಸಸ್ ಸೆಂಟರ್‌ಸಿಟಿ ಮಾಲ್, 2ನೇ ಮಹಡಿ, ಮೊ.ನಂ: 8951357139

ಕಿಂಗ್‌ಡಮ್ ಆಫ್ ದಿ ಪ್ಲಾನೆಟ್ ಆಫ್ ದಿ ಎಪಿಸ್ (ಇಂ): ಬೆ.10ಕ್ಕೆ, ಮ.1.05ಕ್ಕೆ, ಸಂ.4.10ಕ್ಕೆ, ರಾ.7.20ಕ್ಕೆ, ರಾ.10.30ಕ್ಕೆ, ಶ್ರೀಕಾಂತ್ (ಹಿಂ): ಬೆ.10ಕ್ಕೆ, ಮ.1ಕ್ಕೆ, ಸಂ.4.25ಕ್ಕೆ, ರಾ.7ಕ್ಕೆ, ರಾ.10.15ಕ್ಕೆ, ಸ್ಟಾರ್ (ತ): ಬೆ.11.45ಕ್ಕೆ, ಮ.3.05ಕ್ಕೆ, ಸಂ.6.25ಕ್ಕೆ, ರಾ.9.45ಕ್ಕೆ, ಅರಮನೈ 4 (ತ): ಮ.12.30ಕ್ಕೆ, ಪ್ರತಿನಿಧಿ 2 (ತೆ): ಮ.12.55ಕ್ಕೆ, ರಾ.9.15ಕ್ಕೆ, ರಾಮನ ಅವತಾರ (ಕ): ಮ.3.40ಕ್ಕೆ, ಅಂಜನೀಪುತ್ರ (ಕ): ಸಂ.4ಕ್ಕೆ, ಗ್ರೇ ಗೇಮ್ಸ್ (ಕ): ಸಂ.6.35ಕ್ಕೆ, ಕೃಷ್ಣಮ್ಮ (ತೆ): ರಾ.7.25ಕ್ಕೆ, ಮಾರಿವಿಲ್ಲಿನ್ ಗೋಪುರಂಗಲ್ (ಮ): ರಾ.10ಕ್ಕೆ.

ಸೂಚನೆ : ಸಿನಿಮಾ ಮಾರ್ಗದರ್ಶಿಯಲ್ಲಿ ಮಾಹಿತಿಯನ್ನು ಪರಿಪೂರ್ಣಗೊಳಿಸಲು ನಾವು ಸಾಧ್ಯವಾದಷ್ಟೂ ಪ್ರಯತ್ನಿಸುತ್ತಿದ್ದೇವೆ. ಆದರೂ ಕೆಲವೊಮ್ಮೆ ಮಾಹಿತಿ ಅಲಭ್ಯತೆಯಿಂದ ಲೋಪಗಳು ಉಂಟಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕಳಕಳಿ ಮನವಿ.

ಕರ್ನಾಟಕದಲ್ಲಿ ಗಣೇಶನನ್ನೂ ಕಂಬಿ ಹಿಂದೆ ಹಾಕಲಾಗಿದೆ

ಕುರುಕ್ಷೇತ್ರದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಕುರುಕ್ಷೇತ್ರ: ಕರ್ನಾಟಕದ ಮಂಡ್ಯದಲ್ಲಿ ನಡೆದ ಕೋಮುಗಲಭೆ ಈಗ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆಯನ್ನು ವಿರೋಧಿಸಿ ಬೆಂಗಳೂರಿನಲ್ಲಿ ಹಿಂದೂ ಕಾರ್ಯಕರ್ತರು ಗಣೇಶನ ವಿಗ್ರಹವನ್ನಿಟ್ಟುಕೊಂಡು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಸ್‌ಗೆ ಹತ್ತಿಸಿಕೊಂಡು ಪೊಲೀಸರು ಅವರ ಕೈಯ್ಯಲ್ಲಿದ್ದ ಗಣೇಶನ ವಿಗ್ರಹವನ್ನು ಪೊಲೀಸ್ ವಾಹನದಲ್ಲಿಟ್ಟುಕೊಂಡರು. ಪೊಲೀಸ್ ವಾಹನದೊಳಗೆ ಲಾಕ್ ಆಗಿರುವ ಗಣೇಶನ ಮೂರ್ತಿಯ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಸ್ತಾಪಿಸಿದ್ದಾರೆ.



ಕುರುಕ್ಷೇತ್ರದಲ್ಲಿ ನಡೆದ ರ‍್ಯಾಲಿಯ ವೇಳೆ ಮಾತನಾಡಿದ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಹರಿಯಾಣದ ಕುರುಕ್ಷೇತ್ರದಲ್ಲಿ ಪ್ರಧಾನಿ ಮೋದಿ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಗಣಪತಿಯನ್ನು ಕೂಡ ಕಂಬಿ ಹಿಂದೆ ಹಾಕಲಾಗಿದೆ. ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಏನು ಬೇಕಾದರೂ ಮಾಡುತ್ತದೆ ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ಮೀಸಲಾತಿ ವಿರೋಧಿಯಾಗಿದೆ. ಕಾಂಗ್ರೆಸ್ ದಿನಕ್ಕೊಂದು ಹೊಸ ಸುಳ್ಳು ಹೇಳುತ್ತಿದೆ ಸುಳ್ಳು ಹೇಳಲು ಕಾಂಗ್ರೆಸ್‌ಗೆ ನಾಚಿಕೆ ಆಗುವುದಿಲ್ಲವೇ? ದೇಶದ ಏಕತೆ ಮೇಲೆ ಕಾಂಗ್ರೆಸ್‌ನಿಂದ ನಿರುತರ ದಾಳಿ ನಡೆಯುತ್ತಿದೆ ಕೇವಲ ಬಿಜೆಪಿಗೆ ಮಾನಹಾನಿ ಮಾಡುವ ಉದ್ದೇಶದಿಂದ ದೇಶದ ಮಾನಹಾನಿ ಮಾಡಲು ನಾಚಿಕೆಯಾಗುವುದಿಲ್ವಾ? ಇದು ಹಳೆಯ ಕಾಂಗ್ರೆಸ್ ಅಲ್ಲ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಈಗ ನಗರ ನಕ್ಸಲ್‌ನ ಹೊಸ ರೂಪ: ಕಾಂಗ್ರೆಸ್ ಈಗ ಮೊದಲಿನ ಕಾಂಗ್ರೆಸ್ ಆಗಿ ಉಳಿದಿಲ್ಲ ಇಂದಿನ ಕಾಂಗ್ರೆಸ್ ನಗರ ನಕ್ಸಲ್‌ನ ಹೊಸ ರೂಪವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ'ದಲ್ಲಿ ಗಣಪತಿಯನ್ನೂ ಕಂಬಿ ಹಿಂದೆ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ ಇಡೀ ದೇಶವೇ ಇಂದು ಗಣೇಶ ಉತ್ಸವವನ್ನು ಆಚರಿಸುತ್ತಿದೆ. ಅದಕ್ಕೆ ಕಾಂಗ್ರೆಸ್ ಅಡ್ಡಿಯಾಗುತ್ತಿದೆ ಎಂದು ಮೋದಿ ಟೀಕಿಸಿದ್ದಾರೆ.

ಏನಿದು ಘಟನೆ: ಸೆ.12ರಂದು ನಾಗಮಂಗಲ ತಾಲೂಕಿನಲ್ಲಿ ನಡೆದ ನಿಮಜ್ಜನ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಂಗಳೂರಿನ ಟೌನ್‌ಹಾಲ್ ಬಳಿ ಗಣೇಶ ಮೂರ್ತಿ ಹೊತ್ತ ಪ್ರತಿಭಟನಾಕಾರರ ಗುಂಪೊಂದು ಪ್ರತಿಭಟನೆ ನಡೆಸಿತು. ಕಲ್ಲು ತೂರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಘರ್ಷಣೆಯ ನಂತರ ಬಂಧಿಸಲ್ಪಟ್ಟ ಹಿಂದೂ ಸದಸ್ಯರ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು.

ಆದರೆ, ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಹೀಗಾಗಿ, ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಸುಮಾರು 40 ವ್ಯಕ್ತಿಗಳನ್ನು ಬಂಧಿಸಿದರು. ಈ ವೇಳೆ ಗಣೇಶನ ವಿಗ್ರಹವನ್ನು ಪ್ರತಿಭಟನಾಕಾರರಿಂದ ತೆಗೆದುಕೊಂಡು ಪೊಲೀಸ್ ವ್ಯಾನ್‌ನಲ್ಲಿ ಇರಿಸಲಾಯಿತು. ಇದು ತೀವ್ರ ಚರ್ಚೆಗೆ ಕಾರಣವಾಗಿದೆ

ಹಿಂದಿ ಭಾಷೆ ಹೇರಿಕೆ ವಿರೋಧಿಸಿ ಕರವೇ ಪ್ರತಿಭಟನೆ



ಕೇಂದ್ರ ಸರ್ಕಾರ ಹಿಂದಿ ಭಾಷೆ ಹೇರಿಕೆ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮೈಸೂರು, ಸೆ.14(ಜಿಎ)–ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಹಿಂದಿ ಭಾಷೆ ಹೇರಿಕೆ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಭಾರತದ ಭೌಗೋಳಿಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಭಾಷಿಕ ವೈವಿಧ್ಯತೆ ಅನನ್ಯವಾದದ್ದು. ವಿವಿಧತೆಯಲ್ಲಿ ಏಕತೆ ಸ್ವಾತಂತ್ರ್ಯ ಚಳವಳಿಗೂ ಹಿಂದಿನ ಘೋಷವಾಕ್ಯವಾಗಿತ್ತು. ಎಲ್ಲಾ ಭಾಷಿಕ ಸಮುದಾಯಗಳಿಗೂ ತಮ್ಮ ವೈವಿಧ್ಯತೆ ಉಳಿಸಿಕೊಂಡೇ ಒಂದಾಗಿ ಉಳಿಯಲು ಸಹಕರಿಸಿದ್ದರು. ಇಂಥ ವೈವಿಧ್ಯತೆಯ ನೆಲದಲ್ಲಿ ಒಂದು ಧರ್ಮ, ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಬಲವಂತವಾಗಿ ಎಲ್ಲರ ಮೇಲೂ ಹೇರುವುದು ಕ್ರೌರ್ಯ. ರಾಜಕೀಯ ದಾದಾಗಿರಿ ನಡೆದಾಗಲೆಲ್ಲ ಜನರು ಸಿಡಿದೆದ್ದು ಪ್ರತಿಭಟಿಸಿದ್ದಾರೆ. ಇನ್ನಾವುದೋ ಅಪರಿಚಿತ ಭಾಷೆಯನ್ನು ಬಳಸಬೇಕೆಂದು ಫರ್ಮಾನು ಹೊರಡಿಸಿದರೆ ಆ ಭಾಷಾ ಸಮುದಾಯ ಬಂಡಾಯವೇಳುತ್ತದೆ ಎಂದು ಎಚ್ಚರಿಸಿದರು.

ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿರುವ ಎಲ್ಲಾ 22 ಭಾಷೆಗಳೂ ರಾಷ್ಟ್ರಭಾಷೆಗಳೇ ಆಗಿವೆ. ಈ ಪರಿಚ್ಛೇದದಲ್ಲಿ ಒಳಗೊಳ್ಳದ ನೂರಾರು ಜೀವಂತ ಭಾಷೆಗಳೂ ನಮ್ಮ ನಡುವೆ ಇವೆ. ಈ ಎಲ್ಲಾ ಭಾಷೆಗಳು ಉಳಿದು, ಬೆಳೆಯುವ ಎಲ್ಲಾ ಹಕ್ಕನ್ನೂ ಒಳಗೊಂಡಿವೆ. ಹಿಂದಿಯನ್ನು ರಾಷ್ಟ್ರಭಾಷೆಯನ್ನಾಗಿ ಮಾಡುವ ಪ್ರಸ್ತಾಪವನ್ನು ಸಂವಿಧಾನ ಕರಡು ರಚನೆಯ ಸಂದರ್ಭದಲ್ಲೇ ತಿರಸ್ಕರಿಸಲಾಗಿದೆ. ಹಿಂದಿ ಕನ್ನಡದ ಹಾಗೆಯೇ ಒಂದು ಭಾಷೆ. ಅದಕ್ಕೆ ಯಾವ ಹೆಚ್ಚುಗಾರಿಕೆಯೂ ಇಲ್ಲ. ಹೀಗಾಗಿ ಯಾವುದೇ ಕಾರಣಕ್ಕೂ ಹಿಂದಿ ಹೇರಿಕೆ ಮಾಡಬಾರದು ಎಂದು ಆಗ್ರಹಿಸಿದರು.

ಹಕ್ಕೊತ್ತಾಯಗಳು: ಕೇಂದ್ರ ಸರ್ಕಾರ ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಉಲ್ಲೇಖಿಸಿರುವ ಎಲ್ಲ 22 ಭಾಷೆಗಳನ್ನೂ ಅಧಿಕೃತ, ಆಡಳಿತ ಭಾಷೆಗಳನ್ನಾಗಿ ಮಾಡಿ ದೇಶದ ಬಹುತ್ವ ಕಾಪಾಡಬೇಕು. ಹಿಂದಿಗೆ ವಿಶೇಷ ಮನ್ನಣೆ ನೀಡುವ ಸಂವಿಧಾನದ 343ರಿಂದ 351ನೇ ವಿಧಿಗಳನ್ನು ರದ್ದುಪಡಿಸಬೇಕು. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕೇಂದ್ರ ಸರ್ಕಾರಿ ಇಲಾಖೆಗಳು, ಉದ್ಯಮಗಳಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು. ಕರ್ನಾಟಕದಲ್ಲಿ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ಸೂತ್ರ ಜಾರಿಗೆ ಬರಬೇಕಾಗಿ ನಮ್ಮ ಶಾಲಾ ಪಠ್ಯಕ್ರಮಗಳಿಂದ ಹಿಂದಿ ಕಡ್ಡಾಯ ಕಲಿಕೆ ಕೊನೆಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಸೇರಿದಂತೆ ಹಲವು ಭಾಗವಹಿಸಿದ್ದರು.

ಇನ್ಶೂರೆನ್ಸ್ ಹಣಕ್ಕಾಗಿ ಹೋಟೆಲ್ ಮಾಲೀಕನಿಂದಲೇ ಹತ್ಯೆಯಾದ ಕಾರ್ಮಿಕನ ವಾರಸುದಾರರ ಪತ್ತೆಗೆ ಕ್ರಮ

ಮೈಸೂರು, ಸೆ.14–ಇನ್ಶೂರೆನ್ಸ್ ಹಣದ ಆಸೆಗಾಗಿ ತನ್ನ ಮಾಲೀಕನಿಂದಲೇ ಹತ್ಯೆಗೀಡಾದ ಹೋಟೆಲ್ ಕಾರ್ಮಿಕನ ವಾರಸುದಾರರ ಪತ್ತೆಗಾಗಿ ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮೈಸೂರು ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್ ಅವರು, ಮಳವಳ್ಳಿಯ ಶಿವು ಎಂಬಾತ ತನ್ನ ಹೋಟೆಲ್‌ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ವಿಜಯ್ ಎಂಬಾತನನ್ನು ಹತ್ಯೆ ಮಾಡಿದ್ದು, ಪ್ರಕರಣದ ತನಿಖೆ ಸಂಬಂಧ ವಿಜಯ್‌ನ ವಾರಸುದಾರರ ವಿಚಾರಣೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.



ವಿಜಯ್

ಮಳವಳ್ಳಿಯ ಹೋಟೆಲ್ ಮಾಲೀಕ ಶಿವು, ತನ್ನ ಹೋಟೆಲ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವಿಜಯ್‌ನನ್ನು ಹತ್ಯೆ ಮಾಡಿ ಆತನ ಇನ್ಶೂರೆನ್ಸ್ ಹಣವನ್ನು ಪಡೆಯಲು ಸಂಚು ರೂಪಿಸಿದ್ದ. ಈ ಕಾರಣಕ್ಕಾಗಿಯೇ ವಿಜಯ್ ಹೆಸರಿನಲ್ಲಿ ಕನಕಪುರ, ಮದ್ದೂರು ಮತ್ತು ಕೊಳ್ಳೇಗಾಲ ಎಲ್‌ಐಸಿ ಬ್ರಾಂಚ್‌ಗಳಲ್ಲಿ ತಾನೇ ಪಾಲಿಸಿಗಳನ್ನು ಮಾಡಿ ತನ್ನ ಹೆಸರನ್ನೇ ನಾಮಿನಿಯಾಗಿ ಕೊಟ್ಟಿದ್ದ. ವಿಜಯ್ ಹೆಸರಿನಲ್ಲೇ ಕೆಎ 11 ಇಇ 4522 ಸಂಖ್ಯೆಯ ಸ್ಕೂಟರ್ ಅನ್ನೂ ಖರೀದಿಸಿ ಹತ್ಯೆಗೆ ಸಂಚು ರೂಪಿಸಿದ್ದ ಎಂದು ಅವರು ತಿಳಿಸಿದ್ದಾರೆ.

ವಿಜಯ್ ಹತ್ಯೆಗೆ ಮಾಸ್ಟರ್‌ಪ್ಲಾನ್ ಮಾಡಿಕೊಂಡಿದ್ದ ಶಿವು, ವಿಜಯ್ ಹೆಸರಿನ ಸ್ಕೂಟರ್ ಅನ್ನು ಮೈಸೂರು–ಬನ್ನೂರು ಮುಖ್ಯ ರಸ್ತೆಯ ದತ್ತ ಫಾರಂ ಬಳಿ ತಂದು ಪಂಚರ್ ಮಾಡಿ ಅಲ್ಲೇ ಬಿಟ್ಟು ಹೋಗಿದ್ದ. ನಂತರ 2023ರ ಆ.8ರಂದು ಎಣ್ಣೆ ಹೊಡೆಯಲು ಹೋಗೋಣ ಎಂದು ವಿಜಯ್‌ನನ್ನು ದತ್ತ ಫಾರಂ ಬಳಿಗೆ ಕರೆತಂದು ಕಲ್ಲಿನಿಂದ ಹಣೆ ಹಾಗೂ ಮುಖದ ಭಾಗಕ್ಕೆ ಹೊಡೆದು ಹತ್ಯೆ ಮಾಡಿ ಅವನ ಪಕ್ಕದಲ್ಲಿ ಸ್ಕೂಟರ್ ಅನ್ನು ಹಾಕಿ ಅಪಘಾತವಾದಂತೆ ದೃಶ್ಯ ಸೃಷ್ಟಿ ಮಾಡಿ ಮಳವಳ್ಳಿಗೆ ಹಿಂತಿರುಗಿದ್ದ ಎಂದು ತಿಳಿಸಿರುವ ಪೊಲೀಸ್ ಪ್ರಕಟಣೆ ಮೊದಲಿಗೆ ಇದು ಅಪಘಾತ ಪ್ರಕರಣವಾಗಿ ದಾಖಲಾಗಿದ್ದರೂ, 2024ರ ಆ.23ರಂದು ಶಿವುನನ್ನು ವಿಚಾರಣೆಗೊಳಪಡಿಸಿದಾಗ ಹತ್ಯೆ ವಿಚಾರ ಬಯಲಾಗಿ ಕೊಲೆ ಪ್ರಕರಣ ದಾಖಲಾಗಿ ತನಿಖೆಯ ಹಂತದಲ್ಲಿದೆ. ಈ ಪ್ರಕರಣದಲ್ಲಿ ವಿಜಯ್‌ನ ವಾರಸುದಾರರ ವಿಚಾರಣೆ ಅಗತ್ಯವಿದ್ದು, ಆತನ ವಾರಸುದಾರರು ಮೈಸೂರು ಗ್ರಾಮಾಂತರ ವೃತ್ತ ಕಚೇರಿ, ದೂರವಾಣಿ ಸಂಖ್ಯೆ 0821–25202601 ಸಂಪರ್ಕಿಸಲು ಕೋರಿದ್ದಾರೆ.

ಗುತ್ತಿಗೆದಾರನಿಗೆ ಜಾತಿ ನಿಂದನೆ ಮಾಡಿರುವ ಶಾಸಕ ಮುನಿರತ್ನ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ



ಶಾಸಕ ಮುನಿರತ್ನ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅಶೋಕಪುರಂ ದಲಿತ ಸಂಘಟನೆಗಳ ಸಹಯೋಗದಲ್ಲಿ ನಗರದ ಬಲ್ಲಾಳ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮೈಸೂರು, ಸೆ.14(ಜಿಎ)–ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಮಾಡಿ, ಅಸಂಬದ್ಧ ಪದ ಬಳಕೆ ಮಾಡಿ ಬೆದರಿಕೆ ಹಾಕಿರುವ ಶಾಸಕ ಮುನಿರತ್ನ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅಶೋಕಪುರಂ ದಲಿತ ಸಂಘಟನೆಗಳ ಸಹಯೋಗದಲ್ಲಿ ನಗರದ ಬಲ್ಲಾಳ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.

ಮುನಿರತ್ನ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಮುನಿರತ್ನ ಗುತ್ತಿಗೆದಾರರೊಬ್ಬರ ಜತೆಗೆ ಮಾತನಾಡುವ ಭರದಲ್ಲಿ ಜಾತಿನಿಂದನೆ ಮತ್ತು ಅಸಂಬದ್ಧ ಪದ ಬಳಕೆ ಮಾಡಿರುವುದು ಖಂಡನೀಯ. ದಲಿತರ ವಿರುದ್ಧ ಅವಾಚ್ಯ ಶಬ್ದ ಬಳಸಿರುವ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಬಿಜೆಪಿಗೆ ನೈತಿಕತೆ ಇದ್ದರೆ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಮಾಜಿ ಮೇಯರ್ ಪುರುಷೋತ್ತಮ್, ದೊಡ್ಡ ಗರಡಿ ಅಧ್ಯಕ್ಷ ಜೋಗಿ ಮಹೇಶ್, ಆದಿ ಕರ್ನಾಟಕ ಮಹಾಸಂಸ್ಥೆಯ ಅಧ್ಯಕ್ಷ ಸುನೀಲ್, ಮುಖಂಡರುಗಳಾದ ಭಾಸ್ಕರ್, ಈಶ್ವರ್, ಮಾಜಿ ಮುಡಾ ಸದಸ್ಯ ವಿಶ್ವೇಶ್ವರಯ್ಯ, ನಾಗರಾಜು, ಪೈ.ಸುನೀಲ್, ಡಾ.ಸಿದ್ದಸ್ವಾಮಿ, ಮಂಜು, ಪುಟ್ಟಿ, ಶ್ರೀಧರ್, ಕೃಷ್ಣರಾಜೇಂದ್ರ ಬ್ಯಾಂಕ್ ಉಪಾಧ್ಯಕ್ಷ ಬಸವರಾಜು (ಬಸಪ್ಪ), ಮಹ್ಮದ್ ಫಾರೂಖ್, ಕುಮಾರ್, ಸಿದ್ದು, ಸಂತು, ವಿನಯ್ ಮತ್ತಿತರರು ಪಾಲ್ಗೊಂಡಿದ್ದರು.

ಸೆ.17, ಈದ್ ಮಿಲಾದ್–ಉನ್–ನಬಿ ಆಚರಣೆ

ಮೈಸೂರು, ಸೆ. 14– ಮೈಸೂರಿನ ಸೆಂಟ್ರಲ್ ತನ್‌ಜೀಮ್ ಅಹಲೆ ಸುನ್ನತ್ ಜಮಾತ್ ಟ್ರಸ್ಟ್ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಜಶ್ನೆ ಈದ್ ಮಿಲಾದ್–ಉನ್–ನಬಿ–ಪ್ರವಾದಿ ಮೊಹಮ್ಮದ್ ಪಿಬಿಹೆಚ್‌ಯುರವರ ಜನ್ಮದಿನಾಚರಣೆಯನ್ನು ಸೆ.17ರಂದು ಸಂಜೆ 8.15 ಕ್ಕೆ ಐತಿಹಾಸಿಕ ಮಿಲಾದ್ ಬಾಗ್, ಅಶೋಕ ರಸ್ತೆ ಲಷ್ಕರ್ ಮೊಹಲ್ಲಾ, ಮೈಸೂರು ಇಲ್ಲಿ ಮೈಸೂರಿನ ಸರ್‌ಖಾಜಿಯವರಾದ ಹಜ಼್ರತ್ ಮೌಲಾನಾ ಅಲ್‌ಹಾಜ್ ಮೊಹಮ್ಮದ್ ಉಸ್ಮಾನ್ ಷರೀಫ್ ಸಾಹೇಬ್ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಗುವುದು.

ಅಂತರರಾಷ್ಟ್ರೀಯ ಇಸ್ಲಾಮಿಕ್ ವಿದ್ವಾಂಸ ಸೂಫಿ ಸಂತ ಹಜ಼್ರತ್ ಅಲಾಮಾ ಮೌಲಾನಾ ಮುಫ್ತಿ ಪೀರ್ ಸೈಯದ್ ಮೊಹಮ್ಮದ್ ರಶೀದ್ ಮಕಿ ಅಶ್ರಫ್ ಅಲ್ ಜೀಲಾನಿ, ಕಚೂಚ ಷರೀಫ್, ಉತ್ತರ ಪ್ರದೇಶ ಅವರು ಮುಖ್ಯ ಭಾಷಣಕಾರರಾಗಿ ಪ್ರವಾದಿ ಮೊಹಮ್ಮದ್ ಪಿಬಿಹೆಚ್‌ಯುರವರ ಜೀವನ ಚರಿತ್ರೆಯ ಬಗ್ಗೆ ಭಾಷಣ ಮಾಡಲಿದ್ದಾರೆ. ಉಲ್ಮಾ–ಇ–ಅಹಲೆ ಸುನ್ನತ್ ಜಮಾತ್ ಮಾತನಾಡಲಿದ್ದಾರೆ.

ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಅನಿವಾರ್ಯ

ಮುಡಾ ಅಧ್ಯಕ್ಷ ಮರೀಗೌಡರ ಸಲಹೆ



ಮೈಸೂರಿನ ರಾಮಕೃಷ್ಣ ನಗರದ ಜಿ–ಬ್ಲಾಕ್‌ನಲ್ಲಿರುವ ಶ್ರೀ ಗೌರಿಸುತ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮುಡಾ ಅಧ್ಯಕ್ಷ ಕೆ.ಮರೀಗೌಡ ಉದ್ಘಾಟಿಸಿದರು.

ಮೈಸೂರು, ಸೆ.14(ಎಂಟಿವೈ)– ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯವಾಗಿರುವುದರಿಂದ ಪ್ರತಿಯೊಬ್ಬರೂ ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಮುಡಾ ಅಧ್ಯಕ್ಷ ಕೆ.ಮರೀಗೌಡ ತಿಳಿಸಿದರು.

ಮೈಸೂರಿನ ರಾಮಕೃಷ್ಣ ನಗರದ ಜಿ ಬ್ಲಾಕ್‌ನಲ್ಲಿರುವ ಶ್ರೀ ಗೌರಿಸುತ ಗೆಳೆಯರ ಬಳಗದ ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನ ಬಳಿ ಎಷ್ಟೇ ಹಣ, ಸಂಪತ್ತು, ಐಶ್ವರ್ಯವಿದ್ದರೂ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಬದುಕೇ ಶೂನ್ಯ ಎನ್ನಿಸುತ್ತದೆ. ಕೊರೊನಾ ಸಂದರ್ಭದಲ್ಲಿ ಎಂತೆಂತಹ ಕೋಟ್ಯಾಧಿಪತಿಗಳೂ ಜೀವ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎನ್ನುವುದನ್ನು ನಾವು ಮರೆಯುವಂತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು 2013ರಿಂದ 18ರವರೆಗೆ ಮುಖ್ಯಮಂತ್ರಿಯಾಗಿದ್ದಾಗ ಮೈಸೂರಿನಲ್ಲಿ ಜಯದೇವ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ, ಟ್ರಾಮಾ ಸೆಂಟರ್, ಆಯುರ್ವೇದ ಆಸ್ಪತ್ರೆ, ತುಳಸಿದಾಸಪ್ಪ ಆಸ್ಪತ್ರೆ, ನೆಫ್ರೊಲಜಿ ವಿಭಾಗಗಳನ್ನು ನಿರ್ಮಾಣ ಮಾಡಿ ಈ ಭಾಗದ 5 ಜಿಲ್ಲೆಗಳ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಮೈಸೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಬಿ. ರವಿ ಈ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿದ್ದಾರೆ. ಅನ್ನಪೂರ್ಣ ಕಣ್ಣಿನ ಆಸ್ಪತ್ರೆ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಿಂದ ರಕ್ತದಾನ ಶಿಬಿರ, ಜೆಸಿಸ್ ಸ್ಪೋರ್ಟ್ಸ್ ಮೆಡಿಸಿನ್ ಸೆಂಟರ್ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಿಂದ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗ ಮಾಡಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಡಾ.ರೋಜಾ, ಜಯಶ್ರೀ ಮರೀಗೌಡ, ವ್ಯವಸ್ಥಾಪಕರಾದ ಬಿ. ರವಿ, ಸಿ.ಹೆಚ್. ಕೃಷ್ಣ, ನೇತ್ರ ಪರೀಕ್ಷಕರಾದ ಉದಯ್, ಕಾವ್ಯ, ರವಿ.ಹೆಚ್., ವರುಣ ಮಧು, ಕಿರಣ್ ನವೀನ್, ಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

ಅಪಘಾತದಲ್ಲಿ ಪತ್ರಿಕಾ ವಿತರಕ ಸಾವು

ಮೈಸೂರು, ಸೆ.14(ಆರ್‌ಕೆ)–ರಸ್ತೆ ಅಪಘಾತದಲ್ಲಿ ನ್ಯೂಸ್ ಪೇಪರ್ ವಿತರಕ ಸಾವನ್ನಪ್ಪಿರುವ ಘಟನೆ ಮೈಸೂರಿನ ಮಣಿಪಾಲ್ ಆಸ್ಪತ್ರೆ ಬಳಿ ರಿಂಗ್ ರಸ್ತೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.



ಮೈಸೂರಿನ ಉದಯಗಿರಿ ನಿವಾಸಿ ಮಂಜುನಾಥ್(38) ಸಾವನ್ನಪ್ಪಿದವರು. ರಾಯಲ್ ಇನ್ ಜಂಕ್ಷನ್‌ನಿಂದ ಮಣಿಪಾಲ್ ಆಸ್ಪತ್ರೆ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದಾಗ ಅವರಿಗೆ ಅದೇ ಮಾರ್ಗವಾಗಿ ಹಿಂದಿನಿಂದ ಬಂದ ಟಿಪ್ಪರ್ ಶುಕ್ರವಾರ ಸಂಜೆ 6.45 ಗಂಟೆ ವೇಳೆಯಲ್ಲಿ ರಿಂಗ್ ರಸ್ತೆಯ ಉನ್ನತಿನಗರದ ಬಳಿ ಡಿಕ್ಕಿ ಹೊಡೆಯಿತು.

ಟಿಪ್ಪರ್ ಅಪ್ಪಳಿಸಿದ ರಭಸಕ್ಕೆ ಮಂಜುನಾಥ್ ಧರಿಸಿದ್ದ ಹೆಲ್ಮೆಟ್ ಬೇರ್ಪಟ್ಟು, ಬಹು ದೂರ ಹೋಗಿ ಬಿದ್ದಿದೆ. ತೀವ್ರ ಗಾಯಗಳಾಗಿ ಅವರು ಸ್ಥಳದಲ್ಲೇ ಅಸುನೀಗಿದರು ಎಂದು ಪ್ರಕರಣ ದಾಖಲಿಸಿಕೊಂಡಿರುವ ಎನ್.ಆರ್.ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷವಷ್ಟೇ ತನ್ನ ಹಿರಿಯ ಸಹೋದರನನ್ನು ಕಳೆದುಕೊಂಡ ಬಳಿಕ ಇಡೀ ಕುಟುಂಬಕ್ಕೆ ಮಂಜುನಾಥ್ ಆಧಾರವಾಗಿದ್ದರು. ಅವರು ತಾಯಿ, ಪತ್ನಿ, ಮಕ್ಕಳು ಹಾಗೂ ಇತರರನ್ನು ಅಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿದುಷಿ ಸಂಗೀತ ಕಟ್ಟಿ ಅವರಿಂದ ಹಿಂದೂಸ್ತಾನಿ ಗಾಯನ




63ನೇ 'ಪಾರಂಪರಿಕ ಸಂಗೀತೋತ್ಸವ'ದ ಎಂಟನೇ ದಿನದ ಕಾರ್ಯಕ್ರಮದಲ್ಲಿ ವಿದುಷಿ ಸಂಗೀತ ಕಟ್ಟಿ ಹಿಂದೂಸ್ತಾನಿ ಗಾಯನ ನಡೆಸಿಕೊಟ್ಟರು.

ಮೈಸೂರು, ಸೆ.14(ಎಸ್‌ಪಿಎನ್)– ವಿದುಷಿ ಸಂಗೀತ ಕಟ್ಟಿ ಸಿರಿಕಂಠದಲ್ಲಿ ಹಿಂದೂಸ್ತಾನಿ ಗಾಯನ ಅಮೋಘವಾಗಿ ಮೂಡಿ ಬಂದಿತು. ನಗರದ ವಾಣಿವಿಲಾಸ ಮೊಹಲ್ಲಾದ 8ನೇ ಕ್ರಾಸ್‌ನಲ್ಲಿ 'ಶ್ರೀಪ್ರಸನ್ನ ವಿದ್ಯಾಗಣಪತಿ ಮಹೋತ್ಸವ ಚಾರಿಟಬಲ್ ಟ್ರಸ್ಟ್'(ಎಸ್‌ಪಿವಿಜಿಎಂಸಿ) ಏರ್ಪಡಿಸಿರುವ 63ನೇ 'ಪಾರಂಪರಿಕ ಸಂಗೀತೋತ್ಸವ'ದ ಎಂಟನೇ ದಿನದ ಕಾರ್ಯಕ್ರಮದಲ್ಲಿ ವಿದುಷಿ ಸಂಗೀತ ಕಟ್ಟಿ ಅವರ ಗಾಯನ ಮೆರುಗು ತಂದಿತು.

ಈ ಸಂಗೀತ ಕಛೇರಿಗೆ ಪಂ. ಸತೀಶ್ ಕೊಲ್ಲಿ ಹಾರ್ಮೋನಿಯಂ, ವಿದ್ವಾನ್ ಕೇಶವ್ ಜೋಶಿ ತಬಲ ನುಡಿಸಿದರು. ಇದಕ್ಕೂ ಮುನ್ನ ಮಾರುತಿ ಭಕ್ತಿ ದರ್ಪಣವನ್ನು ಧನ್ಯಾ ವಾಚನ ಮಾಡಿದರು. ವಿದ್ವಾನ್ ಕೃಪ ಮಂಜುನಾಥ್ ವ್ಯಾಖ್ಯಾನಿಸಿದರು. ಬೆಳಗ್ಗೆ ಸತ್ಯನಾರಾಯಣ ಸ್ವಾಮಿ ಪೂಜೆ ನೆರವೇರಿತು.

ಸೆ.17ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ



ಮೈಸೂರು, ಸೆ.14(ಎಸ್‌ಪಿಎನ್)– ನಿರ್ವಹಣಾ ಕಾಮಗಾರಿ ಸಂಬಂಧ ರಾಮಾನುಜ ರಸ್ತೆ 1ರಿಂದ 9ನೇ ಅಡ್ಡರಸ್ತೆವರೆಗೆ, ಹೊಸ ಬಂಡಿಕೇರಿ, ಜೆಎಸ್‌ಎಸ್ ಆಸ್ಪತ್ರೆ, ಅಗ್ರಹಾರ, ಬಸವೇಶ್ವರ ರಸ್ತೆ ಚಾಮುಂಡಿಪುರಂ ಹಲವು ಭಾಗಗಳು, ತ್ಯಾಗರಾಜ ರಸ್ತೆ, ಚಾಮುಂಡಿಬೆಟ್ಟ ಮತ್ತು ಪಾದ, ಗುಂಡೂರಾವ್ ನಗರ, ದತ್ತನಗರ, ಮುನ್ನೇಶ್ವರ ನಗರ, ಗೌರಿಶಂಕರ ನಗರ, ನಂಜನಗೂಡು ಟೋಲ್ ಗೇಟ್, ತಾವರೆಕರೆ, ಜಾಕಿ ಕ್ವಾರ್ಟರ್ಸ್, ರೇಸ್‌ಕೋರ್ಸ್ ಹಿಂಭಾಗ, ಸಬರ್ಬ್ ಬಸ್ ನಿಲ್ದಾಣ, ನಜರ್‌ಬಾದ್, ಇಟ್ಟಿಗೆಗೂಡು, ಮೃಗಾಲಯ ಸುತ್ತಮುತ್ತ, ಸರ್ಕಾರಿ ಅತಿಥಿ ಗೃಹ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ತಾಲೂಕು ಕಚೇರಿ, ಡಿ.ದೇವರಾಜ ಅರಸು ರಸ್ತೆ, ಬಿ.ಎನ್.ರಸ್ತೆ, ಚಾಮುಂಡಿಬೆಟ್ಟ, ಸಿದ್ಧಾರ್ಥನಗರ, ಕುರುಬಾರಹಳ್ಳಿ, ಜೆ.ಸಿ.ನಗರ, ಕೆ.ಸಿ.ನಗರ, ಜೆಎಸ್‌ಎಸ್ ಆಯುರ್ವೇದಿಕ್ ಸುತ್ತಮುತ್ತ, ಅರಮನೆ ಸುತ್ತಮುತ್ತಲಿನ ಪ್ರದೇಶಗಳು, ಶ್ರೀಹರ್ಷ ರಸ್ತೆ, ಸಯ್ಯಾಜಿರಾವ್ ರಸ್ತೆ, ಇರ್ವಿನ್ ರಸ್ತೆ, ಸುತ್ತಮುತ್ತಲಿನ ಪ್ರದೇಶಗಳು, ಧನ್ವಂತರಿ ರಸ್ತೆ ಹಾಗೂ ಶಿವರಾಂಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆ.17 ರಂದು ಬೆಳಗ್ಗೆ 10ರಿಂದ ಸಂಜೆ 5.30 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ, ನಂಜನಗೂಡು

ಅಸಲು ದಾವಾ ಸಂಖ್ಯೆ: 51/2023

ವಾದಿ : ಮಹೇಶ್ ಕುಮಾರ್ ಹೆಚ್.ಎನ್. ಬಿನ್. ಹೆಚ್.ಎಸ್. ನಾಗರಾಜು ಸುಮಾರು 36 ವರ್ಷಗಳು, ವಾಸ: ಮನೆ ನಂ. 120, ಹದಿನಾರು ಗ್ರಾಮ, ಚಿಕ್ಕಯ್ಯನ ಛತ್ರ ಹೋಬಳಿ, ನಂಜನಗೂಡು ತಾಲ್ಲೋಕು, ಮೈಸೂರು ಜಿಲ್ಲೆ.

ವಿರುದ್ಧ

ಪ್ರತಿವಾದಿ: 1. ಶ್ರೀ ಮಲ್ಲೇಗೌಡ ಮತ್ತು ಮತ್ತೊಬ್ಬರು.

2. ಎಂ. ಗಿರೀಶ್ ಬಿನ್. ಮಲ್ಲೇಗೌಡ ವಯಸ್ಸು ಸುಮಾರು 30 ವರ್ಷಗಳು, ವಾಸ: ಆಲಕೆರೆ ಬೀದಿ, ಗೆಜ್ಜಗನಹಳ್ಳಿ ಆಚಾರ್ ರಸ್ತೆ, ಹದಿನಾರು ಗ್ರಾಮ ಮತ್ತು ಅಂಚೆ, ಚಿಕ್ಕಯ್ಯನ ಛತ್ರ ಹೋಬಳಿ, ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ.

ನೋಟೀಸು

ವಾದಿಯವರು ಪ್ರತಿವಾದಿಯವರುಗಳ ವಿರುದ್ದ ಹಣದ ನಿರ್ಧಿಷ್ಟ ಕರಾರಿನ ನೆರವೇರಿಕೆಗಾಗಿ ಮೇಲ್ಕಂಡ ದಾವೆಯನ್ನು ಷೆಡ್ಯೂಲ್ ಸ್ವತ್ತಿನ ಮೇಲೆ ದಾಖಲಿಸಿರುತ್ತಾರೆ.

ಸದರಿ ಮೇಲ್ಕಂಡ ಪ್ರಕರಣವು ದಿನಾಂಕ: 24–10–24 ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಗಾಗಿ ಇದ್ದು, 2ನೇ ಪ್ರತಿವಾದಿಯಾದ ಎಂ. ಗಿರೀಶ್ ಆದ ನೀವು ಸದರಿ ದಿನಾಂಕದಂದು ಬೆಳಿಗ್ಗೆ 11 ಗಂಟೆಗೆ ಖುದ್ದಾಗಿ, ಅಥವಾ ವಕೀಲರ ಮೂಲಕ ಹಾಜರಾಗಿ ನಿಮ್ಮ ತಕರಾರನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸತಕ್ಕದ್ದು. ತಪ್ಪಿದಲ್ಲಿ ಪ್ರಕರಣವನ್ನು ಏಕಪಕ್ಷೀಯವಾಗಿ ಇತ್ಯರ್ಥಪಡಿಸಲಾಗುವುದು. ನ್ಯಾಯಾಲಯದ ಮೊಹರು ದಸ್ತಕದೊಂದಿಗೆ ದಿನಾಂಕ: 10–09–24 ರಂದು ಕೊಡಲ್ಪಟ್ಟಿದೆ.

By order of the Court
Sd/- Chief Ministerial Officer
Court of the Civil Judge (Sr. Dn.) and JMFC, Nanjangud.

ಅರ್ಜಿದಾರರ ಪರ ವಕೀಲರು
ಸಹಿ/– ಹೆಚ್. ಎಸ್. ಮಹದೇವಸ್ವಾಮಿ, ವಕೀಲರು
ಕಚೇರಿ ರೂಂ ನಂ. 1, 2ನೇ ಮಹಡಿ, ಮಾರಮ್ಮ ದೇವಸ್ಥಾನದ ಹಿಂಭಾಗ, ಬಜ್ಜಣ್ಣ ಲೇನ್, ಚಾಮರಾಜಪುರಂ, ಮೈಸೂರು.
Mob: 9900375433.

ಯಶಸ್ವಿನಿ ಗೃಹ ನಿರ್ಮಾಣ ಸಹಕಾರ ಸಂಘ ನಿ.,

ನಂ.43, 1ನೇ ಕ್ರಾಸ್, ಹೆಚ್.ಡಿ. ದೇವೇಗೌಡ ವೃತ್ತ ಬನ್ನೂರು ಮುಖ್ಯ ರಸ್ತೆ, ರಿಂಗ್ ರೋಡ್ ಹತ್ತಿರ, ಮೈಸೂರು –570011

ವಾರ್ಷಿಕ ಮಹಾ ಸಭೆಯ ಆಹ್ವಾನ ಪತ್ರಿಕೆ

ಸಂಘದ 2023–24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ದಿನಾಂಕ: **25.09.2024 ನೇ ಬುಧವಾರ ಬೆಳಿಗ್ಗೆ 10:30 ಘಂಟೆಗೆ, ಮೈಸೂರಿನ ಬನ್ನೂರು ರಸ್ತೆಯ ಭುಗತಹಳ್ಳಿ ಗೇಟ್, (ಟೋಲ್ ಹತ್ತಿರ) ಇರುವ ಶಿವಲಿಂಗ ಕನ್ವೆನ್ಸನ್ ಹಾಲ್, (ಪಿ.ಆರ್. ಕನ್ವೆನ್ಸನ್ ಹಾಲ್)** ನಲ್ಲಿ ಸಂಘದ ಅಧ್ಯಕ್ಷರಾದ ಡಾ. ಕೆ.ಟಿ. ಚಂದ್ರಶೇಖರ್ ರವರ ಅಧ್ಯಕ್ಷತೆಯಲ್ಲಿ ನಡೆಸಲು ಏರ್ಪಡಿಸಲಾಗಿದ್ದು, ಈ ಸಂಬಂಧ ಎಲ್ಲಾ ಅರ್ಹ ಸದಸ್ಯರುಗಳಿಗೂ ಆಹ್ವಾನ ಪತ್ರಿಕೆಯನ್ನು ಈಗಾಗಲೆ ಅಂಚೆ ಪ್ರಮಾಣ ಪತ್ರದ ಮೂಲಕ ರವಾನಿಸಲಾಗಿದೆ, ಸದರಿ ಆಹ್ವಾನ ಪತ್ರಿಕೆ ತಲುಪದೆ ಇರುವಂತಹ ಅರ್ಹ ಸದಸ್ಯರುಗಳು ಇದನ್ನೆ ಆಹ್ವಾನ ಪತ್ರಿಕೆ ಎಂದು ಭಾವಿಸಿ ಮಹಾಸಭೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ಸುಗೊಳಿಸಲು ಕೋರಲಾಗಿದೆ.

ವಿಶೇಷ ಸೂಚನೆ: ವಾರ್ಷಿಕ ಮಹಾ ಸಭೆಯಲ್ಲಿ ಭಾಗವಹಿಸಲು ಸದಸ್ಯರುಗಳು ಸಂಘದ ಗುರುತಿನ ಚೀಟಿ / ಪಾಸ್ ಪುಸ್ತಕ (ಭಾವಚಿತ್ರವಿರುವ) ವನ್ನು ಕಡ್ಡಾಯವಾಗಿ ತರಲು ಕೋರಿದೆ. ಇಲ್ಲವಾದಲ್ಲಿ ಸಭೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.

ಸಹಿ/– ಶ್ರೀಕಾಂತ್ ಎಂ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಮೊ.ನಂ. 9148800980 ಮುಖ್ಯ ಕಾರ್ಯನಿರ್ವಾಹಣಾಧಿಕಾರಿ

5ನೇ ವರ್ಷದ ಪುಣ್ಯಸ್ಮರಣೆ



ಲೇ॥ ಶ್ರೀಮತಿ ಶಾಂತಿ
ಜನನ: 24–12–1960 ನಿಧನ: 15–9–2019
ನೀವು ನಮ್ಮನ್ನಗಲಿ ಇಂದಿಗೆ 5 ವರ್ಷ ಕಳೆದಿದೆ ಸದಾ ನೆನೆಯುತ್ತಿರುವ ಇಂತಿ ನಿಮ್ಮ ಪತಿ, ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬವರ್ಗದವರು, ಮೈಸೂರು

ಹಸಿರು ನಮ್ಮ ಉಸಿರು

ಮೈಸೂರು ಮಿತ್ರ 45 ಓದುಗರ ಗಮನಕ್ಕೆ

ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಪೂರ್ಣವೇ ಆದರೂ ಅವುಗಳಲ್ಲಿನ ಮಾಹಿತಿ, ವಸ್ತು ಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.

-ಜಾಹೀರಾತು ವ್ಯವಸ್ಥಾಪಕರು

ಕರ್ನಾಟಕ ಸರ್ಕಾರ

ಇಲವಾಲ ಗ್ರಾಮ ಪಂಚಾಯಿತಿ ಕಾರ್ಯಾಲಯ

ಕೆರೆಗಳ ಮೀನು ಪಾಶುವಾರು ಹಕ್ಕಿನ ಬಹಿರಂಗ ಹರಾಜು ಪ್ರಕಟಣೆ

ಮೈಸೂರು ತಾಲ್ಲೂಕು ಇಲವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಗೂ ಎಲ್ಲಾ ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ ಇಲವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈ ಕೆಳಕಂಡ ಕೆರೆಗಳ ಮೀನು ಪಾಶುವಾರು ಹಕ್ಕನ್ನು ಹರಾಜು ದಿನದಿಂದ 2028–29 ಸೆಪ್ಟೆಂಬರ್ ಅಂತ್ಯಕ್ಕೆ (ಐದು ವರ್ಷಗಳಿಗೆ ಮಾತ್ರ) ನಿಗಧಿ ಮಾಡಿ ಹರಾಜು ಮಾಡುವಂತೆ ಇಲವಾಲ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯ ದಿ:–30–07–2024 ರಂದು ತೀರ್ಮಾನ ಕೈಗೊಂಡಿರುತ್ತದೆ. ಆಸಕ್ತಿಯುಳ್ಳವರು ಕೆರೆಗಳ ಮೀನು ಪಾಶುವಾರು ಹಕ್ಕನ್ನು ಪಡೆದು ಮಾತ್ಸ್ಯ ಪಾಲನೆ ಮೂಲಕ ಲಾಭವನ್ನು ಪಡೆಯಬಹುದಾಗಿರುತ್ತದೆ.

ವಿಲೇವಾರಿ ಮಾಡಬೇಕಾದ ಕೆರೆಗಳ ವಿವರ

ಕ್ರ ಸಂ.	ಗ್ರಾಮ/ಎಲ್ಲೆ	ಕೆರೆ ಮತ್ತು ಕಟ್ಟೆಯ ಹೆಸರು	ಠೇವಣಿ ಹಣ (ರೂ.ಗಳಲ್ಲಿ
1	ಇಲವಾಲ	ದೊಡ್ಡಕೆರೆ	10,000/–
2	ಮೈದನಹಳ್ಳಿ	ಮೈದನಹಳ್ಳಿ ಊರಿನ ಮುಂಭಾಗ	10,000/–
3	ಮೇಗಳಾಪುರ	ಮೇಗಳಾಪುರ ಊರಿನ ಮುಂಭಾಗ	10,000/–
4	ಈರಪ್ಪನಕೊಪ್ಪಲು	ಈರಪ್ಪನಕೊಪ್ಪಲು ಕೆರೆ	10,000/–

ಹರಾಜು ದಿನಾಂಕಃ–26–09–2024ನೇ ಗುರುವಾರ ಸಮಯ 11.00 ಗಂಟೆಯಿಂದ

ಸ್ಥಳ :– ಇಲವಾಲ ಗ್ರಾಮ ಪಂಚಾಯಿತಿ ಸಮುದಾಯ ಭವನ

ಷರತ್ತುಗಳು ಹಾಗೂ ನಿಬಂಧನೆಗಳ ವಿವರಗಳನ್ನು ಕಛೇರಿಯ ಸಮಯದಲ್ಲಿ ಪಡೆಯಬಹುದು.

ಶ್ರೀ ಈಶ್ವರ್ ಎನ್, ಆಡಳಿತಾಧಿಕಾರಿಗಳು, ಇಲವಾಲ ಗ್ರಾಮ ಪಂಚಾಯ್ತಿ, ಮೈಸೂರು ತಾಲ್ಲೂಕು
ಶ್ರೀ ಶಶಿಧರ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ತೋಟಗಾರಿಕೆ ಇಲಾಖೆ ಮೈಸೂರು
ಶ್ರೀ ಶಿವಣ್ಣ ಡಿ ಸಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಇಲವಾಲ ಗ್ರಾಮ ಪಂಚಾಯ್ತಿ, ಮೈಸೂರು ತಾಲ್ಲೂಕು
ಶ್ರೀ ಕುಮಾರನಾಯಕ, ಕಾರ್ಯದರ್ಶಿ, ಇಲವಾಲ ಗ್ರಾಮ ಪಂಚಾಯ್ತಿ, ಮೈಸೂರು ತಾಲ್ಲೂಕು
ಶ್ರೀಮತಿ ನೇತ್ರಾವತಿ ಆರ್, ದ್ವಿ.ದ.ಲೆ.ಸ, ಇಲವಾಲ ಗ್ರಾಮ ಪಂಚಾಯ್ತಿ, ಮೈಸೂರು ತಾಲ್ಲೂಕು

ತಾಲೂಕು ಪಂಚಾಯಿತಿ, ಮೈಸೂರು ಜಿಲ್ಲಾ ಪಂಚಾಯಿತಿ, ಮೈಸೂರು

ಇಲವಾಲ ಗ್ರಾಮ ಪಂಚಾಯಿತಿ ಕಾರ್ಯಾಲಯ

ಮೈಸೂರು ತಾ॥ ಮೈಸೂರು ಜಿಲ್ಲೆ,

ಬಹಿರಂಗ ಹರಾಜು ಪ್ರಕಟಣೆ

ಈ ಮೂಲಕ ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ ಇಲವಾಲ ಗ್ರಾಮ ಪಂಚಾಯಿತಿಗೆ ಸೇರಿದ ಬಸ್ ನಿಲ್ದಾಣದ ಪಕ್ಕ ಮೊದಲನೆ ಅಂತಸ್ಥಿನ 4 ಮಳಿಗೆ ಮತ್ತು ಗ್ರಾಮ ಪಂಚಾಯಿತಿಯ ಕೆಳಗಡೆ ಹಿಂಭಾಗದಲ್ಲಿರುವ 3 ಮಳಿಗೆಗಳನ್ನು, ಹಾಗೂ ಪೊಲೀಸ್ ಸ್ಟೇಷನ್ ಪಕ್ಕ ಹಿಂಭಾಗದ ಮೊದಲನೇ ಮಹಡಿಯ 1 ಮಳಿಗೆ ಹರಾಜು ಮಾಡಲು ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಿರುವ ಅನ್ವಯ ದಿನಾಂಕ: 26–9–2024ರಂದು ಮಧ್ಯಾಹ್ನ 1.00 ಗಂಟೆಗೆ ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕಾರ ಮಾಸಿಕ ಬಾಡಿಗೆಯ ಆಧಾರದ ಮೇಲೆ ವಿಲೇ ಪಡಿಸಲು ಕ್ರಮಕೈಗೊಳ್ಳಲಾಗಿದ್ದು ಹರಾಜನ್ನು ಗ್ರಾಮ ಪಂಚಾಯಿತಿಯ ಸಮುದಾಯ ಭವನದಲ್ಲಿ ನಡೆಸಲು ಕ್ರಮ ವಹಿಸಲಾಗಿದೆ, ಹರಾಜಿನಲ್ಲಿ ಭಾಗವಹಿಸುವವರು ಈ ಕೆಳಗೆ ವಿವರಿಸಿರುವ ಮಳಿಗೆಗಳ ಮುಂದೆ ನಮೂದಿಸಿರುವ ಮುಂಗಡವನ್ನು ಪಾವತಿಸಿ ಹರಾಜಿನಲ್ಲಿ ಭಾಗವಹಿಸಿ ಬಿಡ್ ಮೂಲಕ ನಿಗದಿಪಡಿಸಿರುವ ಮಾಸಿಕ ಬಾಡಿಗೆ ಆಧಾರದ ಮೇಲೆ ಮಳಿಗೆ ಪಡೆಯಬಹುದಾಗಿದೆ.

ಒಟ್ಟು ಮಳಿಗೆ ಸಂಖ್ಯೆ 8ರಲ್ಲಿ ಈ ಮಳಿಗೆಗಳ ಪೈಕಿ 01 ಮಳಿಗೆ ಪರಿಶಿಷ್ಠ ಜಾತಿ ರವರಿಗೆ ಮತ್ತು 01 ಮಳಿಗೆ ಪರಿಶಿಷ್ಠ ಪಂಗಡದವರಿಗೆ ಹಾಗೂ 01 ಮಳಿಗೆ ಅಂಗವಿಕಲರಿಗೆ ಕಾಯ್ದಿರಿಸಲಾಗಿದೆ.

ಕೆಳಗೆ ನಿಗದಿಪಡಿಸಿರುವ ಬಡ್ಡಿರಹಿತ ಮರುಪಾವತಿ ಠೇವಣಿ ಮತ್ತು ಕನಿಷ್ಠ ಮಾಸಿಕ ಬಾಡಿಗೆ ಆಧಾರದ ಮೇಲೆ ಸದರಿ ಮಳಿಗೆಗಳಲ್ಲಿ ವ್ಯಾಪಾರ ಮಾಡುವ ಹಕ್ಕನ್ನು, ಹರಾಜು ದಿನಾಂಕದಿಂದ 03 (ಮೂರು) ವರ್ಷಗಳ ಅವಧಿಗೆ ಬಹಿರಂಗ ಹರಾಜು ಮೂಲಕ ಪಡೆಯಬಹುದಾಗಿದೆ.

ಕ್ರ.ಸಂ	ಮಳಿಗೆ ವಿವರ	ಬಡ್ಡಿ ರಹಿತ ಮರುಪಾವತಿ ಠೇವಣಿ (01 ಮಳಿಗೆ) (ರೂ.ಗಳಲ್ಲಿ)	ಮಾಹೆಯಾನ ಕನಿಷ್ಠ ಬಾಡಿಗೆ (01 ಮಳಿಗೆ) (ರೂ.ಗಳಲ್ಲಿ)	ಹರಾಜನ್ನು ಭಾಗವಹಿಸುವವರು ಪಾವತಿಸಬೇಕಾದ ಮುಂಗಡ ಠೇವಣಿ (01 ಮಳಿಗೆ) (ರೂ.ಗಳಲ್ಲಿ)
ಸಾಮಾನ್ಯ ವರ್ಗದವರಿಗೆ ಮೀಸಲಿಟ್ಟಿರುವ ಮಳಿಗೆಗಳು				
01	1ನೇ ವಾಣಿಜ್ಯ ಸಂಕೀರ್ಣ ಮಳಿಗೆ (ಬಸ್ ನಿಲ್ದಾಣದ ಪಕ್ಕದ ಮೊದಲನೇ ಅಂತಸ್ಥಿನ ಮಳಿಗೆ)	75000	3000.00	25000/–
02	4ನೇ ವಾಣಿಜ್ಯ ಸಂಕೀರ್ಣ ಮಳಿಗೆ (ಬಸ್ ನಿಲ್ದಾಣದ ಪಕ್ಕದ ಮೊದಲನೇ ಅಂತಸ್ಥಿನ ಮಳಿಗೆ)	75000	3000.00	25000/–
03	4ನೇ ವಾಣಿಜ್ಯ ಸಂಕೀರ್ಣ ಮಳಿಗೆ (ಗ್ರಾಮ ಪಂಚಾಯಿತಿ ಕೆಳಗಡೆ ಹಿಂಭಾಗದ ಮಳಿಗೆ)	50000	2500.00	25000/–
04	5ನೇ ವಾಣಿಜ್ಯ ಸಂಕೀರ್ಣ ಮಳಿಗೆ (ಗ್ರಾಮ ಪಂಚಾಯಿತಿ ಕೆಳಗಡೆ ಹಿಂಭಾಗದ ಮಳಿಗೆ)	50000	2500.00	25000/–
05	9ನೇ ವಾಣಿಜ್ಯ ಸಂಕೀರ್ಣ ಮಳಿಗೆ (ಪೊಲೀಸ್ ಸ್ಟೇಷನ್ ಪಕ್ಕ ಹಿಂಭಾಗದ ಮೊದಲನೇ ಮಹಡಿಯ)	50000	2500.00	25000/–
ಪರಿಶಿಷ್ಟ ಜಾತಿ ರವರಿಗೆ ಮೀಸಲಿಟ್ಟಿರುವ ಮಳಿಗೆ				
11	2ನೇ ವಾಣಿಜ್ಯ ಸಂಕೀರ್ಣ ಮಳಿಗೆ (ಬಸ್ ನಿಲ್ದಾಣದ ಪಕ್ಕದ ಮೊದಲನೇ ಅಂತಸ್ಥಿನ ಮಳಿಗೆ)	75000	3000.00	25000/–
ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟಿರುವ ಮಳಿಗೆ ವಿವರ				
13	3ನೇ ವಾಣಿಜ್ಯ ಸಂಕೀರ್ಣ ಮಳಿಗೆ (ಬಸ್ ನಿಲ್ದಾಣದ ಪಕ್ಕದ ಮೊದಲನೇ ಅಂತಸ್ಥಿನ ಮಳಿಗೆ)	75000	3000.00	25000/–
ಅಂಗವಿಕಲರಿಗೆ ಮೀಸಲಿಟ್ಟಿರುವ ಮಳಿಗೆಗಳ ವಿವರ				
14	6ನೇ ವಾಣಿಜ್ಯ ಸಂಕೀರ್ಣ ಮಳಿಗೆ (ಗ್ರಾಮ ಪಂಚಾಯಿತಿ ಕೆಳಗಡೆ ಹಿಂಭಾಗದ ಮಳಿಗೆ)	30000	1500.00	10000/–

ಷರತ್ತುಗಳು ಹಾಗೂ ನಿಬಂಧನೆಗಳ ವಿವರಗಳನ್ನು ಕಛೇರಿಯ ಸಮಯದಲ್ಲಿ ಪಡೆಯಬಹುದು.

ಶ್ರೀ ಈಶ್ವರ್ ಎನ್, ಆಡಳಿತಾಧಿಕಾರಿಗಳು, ಇಲವಾಲ ಗ್ರಾಮ ಪಂಚಾಯ್ತಿ, ಮೈಸೂರು ತಾಲ್ಲೂಕು
ಶ್ರೀ ಶಶಿಧರ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ತೋಟಗಾರಿಕೆ ಇಲಾಖೆ ಮೈಸೂರು
ಶ್ರೀ ಶಿವಣ್ಣ ಡಿ ಸಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಇಲವಾಲ ಗ್ರಾಮ ಪಂಚಾಯ್ತಿ, ಮೈಸೂರು ತಾಲ್ಲೂಕು
ಶ್ರೀ ಕುಮಾರನಾಯಕ, ಕಾರ್ಯದರ್ಶಿ, ಇಲವಾಲ ಗ್ರಾಮ ಪಂಚಾಯ್ತಿ, ಮೈಸೂರು ತಾಲ್ಲೂಕು
ಶ್ರೀಮತಿ ನೇತ್ರಾವತಿ ಆರ್, ದ್ವಿ.ದ.ಲೆ.ಸ, ಇಲವಾಲ ಗ್ರಾಮ ಪಂಚಾಯ್ತಿ, ಮೈಸೂರು ತಾಲ್ಲೂಕು